
2025

JANUARY "TO"

ಪ್ರಜಾವಾಣಿ

ಬುಧವಾರ • ಏಪ್ರಿಲ್ 16, 2025



ಬಿರುದು ಪ್ರದಾನ

ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಡಾ.ಸಿಸಿರಾ ಸ್ನೇಹ ಬಳಗ ಮತ್ತು ಸಾಹಿತ್ಯ ಸರಸ್ವತಿ ಕಲಾ ವೇದಿಕೆ ಹಾಗೂ ಸ್ನೇಹ ಕೂಟ ಸಾಂಸ್ಕೃತಿಕ ವೇದಿಕೆ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಹಂ.ಪ.ನಾಗರಾಜಯ್ಯ ಅವರು ಎಸ್. ರಾಮಲಿಂಗೇಶ್ವರ (ಸಿಸಿರಾ) ಅವರಿಗೆ ಜನೋಪಕಾರಿ ಎಂಬ ಬಿರುದು ನೀಡಿ ಅಭಿನಂದಿಸಿದರು. ವಿದ್ವಾಂಸ ಮಲ್ಲೇಪುರಂ ಜಿ. ವೆಂಕಟೇಶ್, ಗಾಂಧಿ ಭವನದ ಅಧ್ಯಕ್ಷ ವೂಡೇ ಪಿ. ಕೃಷ್ಣ, ಕಲಾವಿದೆ ಶಾಂತಿ ವಾಸು, ಪ್ರಾಧ್ಯಾಪಕ ಆರ್. ವಾದಿರಾಜ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀ.ಸು.ಅಡಿಗ, ಖಜಾನೆ ಇಲಾಖೆಯ ಸಿ. ಹೇಮಾವತಿ ಉಪಸ್ಥಿತರಿದ್ದರು

ಪ್ರಜಾವಾಣಿ
ಮಂಗಳವಾರ • ಏಪ್ರಿಲ್ 15, 2025

ಶೇಷಾದ್ರಿಪುರಂ ಕಾಲೇಜಿನಲ್ಲಿ ವಿನೂತನ ಕಾರ್ಯಕ್ರಮ

ವಿವಿಧತೆಯಲ್ಲಿ ಏಕತೆ ಸಾರುವ ಹಬ್ಬಗಳು

ಪ್ರಜಾವಾಣಿ ವಾರ್ತೆ



‘ಕೋಮು ಸಾಮರಸ್ಯಕ್ಕಾಗಿ ಭಾರತೀಯ ಹಬ್ಬಗಳು– ವಿವಿಧತೆಯಲ್ಲಿ ಏಕತೆ’ ಕಾರ್ಯಕ್ರಮದಲ್ಲಿ ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌ನ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

ಬೆಂಗಳೂರು: ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ತರಂಗ ಸಾಂಸ್ಕೃತಿಕ ಸಮಿತಿಯು ‘ಕೋಮು ಸಾಮರಸ್ಯಕ್ಕಾಗಿ ಭಾರತೀಯ ಹಬ್ಬಗಳು- ವಿವಿಧತೆಯಲ್ಲಿ ಏಕತೆ’ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಿತ್ತು.

ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌ನ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು. ಈ ಕಾರ್ಯಕ್ರಮವು ಭಾರತದ ಸಾಂಸ್ಕೃತಿಕ ವೈವಿಧ್ಯವನ್ನು ಅನಾವರಣಗೊಳಿಸಿತು. ಮಾತ್ರವಲ್ಲ, ಸಾಂಸ್ಕೃತಿಕ ಆಚರಣೆಗಳ ಮೂಲಕ ವಿವಿಧ ಸಮುದಾಯಗಳ ನಡುವಿನ ಒಳಗೊಳ್ಳುವಿಕೆ, ಪರಸ್ಪರ ಗೌರವಿಸುವುದನ್ನು ಒತ್ತಿ ಹೇಳಿತು.

ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ವಿದ್ಯಾರ್ಥಿಗಳು ತಮ್ಮ ತಮ್ಮ ತರಗತಿಗಳಲ್ಲಿ ವಿಜಯ ದಶಮಿ, ಕೃಷ್ಣ ಜನ್ಮಾಷ್ಟಮಿ, ಹನುಮ ಜಯಂತಿ, ದುರ್ಗಾ ಪೂಜೆ, ಓಣಂ, ಸರಸ್ವತಿ ಪೂಜೆ, ಮಹಾ ಶಿವರಾತ್ರಿ, ರಾಮ ನವಮಿ, ವಿಷು, ತುಳಸಿ ಪೂಜೆ, ಯುಗಾದಿ, ದೀಪಾವಳಿ, ಕ್ರಿಸ್‌ಮಸ್, ವೈಕುಂಠ ಏಕಾದಶಿ, ಮಕರ ಸಂಕ್ರಾಂತಿ, ಗಣೇಶ, ಗೋವರ್ಧನ ಪೂಜೆ, ಗುರುನಾನಕ್ ಜಯಂತಿ ಸೇರಿದಂತೆ 52ಕ್ಕೂ ಹೆಚ್ಚು ವಿವಿಧ ಹಬ್ಬಗಳನ್ನು ಆಚರಿಸಿ, ಸಂಭ್ರಮಿಸಿದರು.

ವಿದ್ಯಾರ್ಥಿಗಳು ಎಲ್ಲ ಹಬ್ಬಗಳಲ್ಲೂ ಭಾಗವಹಿಸುವ ಮೂಲಕ, ಕೋಮು ಸಾಮರಸ್ಯ ಮತ್ತು ವಿವಿಧತೆಯಲ್ಲಿ ಏಕತೆಯ ಮಹತ್ವವನ್ನು ಸಾರಿದರು. ಭಾರತೀಯ ಹಬ್ಬಗಳು ವಿದ್ಯಾರ್ಥಿಗಳನ್ನು ನಂಬಿಕೆಗಳು ಮತ್ತು ಹಿನ್ನೆಲೆಗಳನ್ನು ಮೀರಿ ಒಟ್ಟುಗೂಡಿಸಿದವು. ವಿದ್ಯಾರ್ಥಿಗಳು ವಿವಿಧ ಹಬ್ಬಗಳನ್ನು ಆಚರಿಸುವ ಮೂಲಕ ಏಕತೆ, ಒಳಗೊಳ್ಳುವಿಕೆ ಮತ್ತು ವಿವಿಧ ಸಮುದಾಯಗಳನ್ನು ಗೌರವಿಸುವುದನ್ನು ಕಲಿತರು. ಅಲ್ಲದೇ, ವಿವಿಧ ಸಮುದಾಯಗಳ ಸಂಸ್ಕೃತಿಗಳನ್ನು ಅರ್ಥ ಮಾಡಿಕೊಳ್ಳಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸಿತು.

ಕಾರ್ಯಕ್ರಮದಲ್ಲಿ ಟ್ರಸ್ಟಿ ಕೆ.ಕೃಷ್ಣಸ್ವಾಮಿ, ಶೇಷಾದ್ರಿಪುರಂ ಕಾಲೇಜಿನ ಪ್ರಾಚಾರ್ಯ ಐ. ಆನಂದಪ್ಪ, ನಿರ್ದೇಶಕರು, ಡೀನ್, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ ಭಾಗವಹಿಸಿದ್ದರು.

ವಿಜಯ ಕರ್ನಾಟಕ ಭಾನುವಾರ, 13 ಏಪ್ರಿಲ್ 2025

ಅಂಬೇಡ್ಕರ್ ಜಯಂತಿ, ಪ್ರಶಸ್ತಿ ಪ್ರದಾನ 15ಕ್ಕೆ

ವಿಕ ಸುದ್ದಿಲೋಕ ಬೆಂಗಳೂರು

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಏ.15ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪುರಭವನದಲ್ಲಿ ಹಮ್ಮಿಕೊಂಡಿದೆ.



ಸಂಜೆ 4ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಸಮಾಜ ಸೇವೆಯಲ್ಲಿ ಅನನ್ಯ ಸೇವೆ ಸಲ್ಲಿಸಿದ ಸಮಾಜ ಸೇವಕರಿಗೆ ಡಾ. ಬಿ.ಆರ್.ಅಂಬೇಡ್ಕರ್ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜತೆಗೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಬಿ.ಆರ್.ಅಂಬೇಡ್ಕರ್ ರತ್ನ ಮತ್ತು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರಿಗೆ ಡಾ. ಬಿ.ಆರ್.ಅಂಬೇಡ್ಕರ್ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ತಿಳಿಸಿದರು.

ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್, ಆರ್.ದೇವದಾಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಿಕ್ಷಣ ತಜ್ಞ ಡಾ. ವೂಡೇ ಪಿ.ಕೃಷ್ಣ, ಸಾಹಿತಿ ಮಲ್ಲೇಪುರಂ ಜಿ.ವೆಂಕಟೇಶ್, ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್.ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿವೃತ್ತ ಐಎಎಸ್ ಅಧಿಕಾರಿ ಎನ್.ಮಂಜುನಾಥ್ ಪ್ರಸಾದ್, ಸುಮಂಗಲಿ ಸೇವಾಶ್ರಮದ ಡಾ. ಎಸ್.ಟಿ.ಸುಶೀಲಮ್ಮ, ವಲಯ ಆಯುಕ್ತೆ ಸ್ನೇಹಲ್, ಜಂಟಿ ಆಯುಕ್ತೆ ಲಕ್ಷ್ಮೀದೇವಿ, ವಕೀಲರಾದ ಎ.ರಾಜೇಶ್ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ಬೋಧಕ ಹುದ್ದೆಗಳ ಭರ್ತಿಗೆ ಆಗ್ರಹ

ಬಿಸಿಯು ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿಗೆ ಬೀಳ್ಕೊಡುಗೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ದೇಶದಲ್ಲಿರುವ 1,213 ವಿಶ್ವವಿದ್ಯಾಲಯಗಳಲ್ಲಿ ಶೇಕಡ 60ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜೀವಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಸ್. ಚಂದ್ರಶೇಖರ ಶೆಟ್ಟಿ ಅವರು ಸರ್ಕಾರವನ್ನು ಒತ್ತಾಯಿಸಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ (ಬಿಸಿಯು) ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

'ಸರ್ಕಾರ, ಉನ್ನತ ಶಿಕ್ಷಣದ ಮುನ್ನಡೆಗೆ ಆಯವ್ಯಯದಲ್ಲಿ ಹೆಚ್ಚಿನ ಹಣಕಾಸಿನ ಬೆಂಬಲ ಒದಗಿಸಬೇಕಾದ ಅಗತ್ಯವಿದೆ' ಎಂದು ಅವರು ಪ್ರತಿಪಾದಿಸಿದರು.



ಪ್ರೊ.ಲಿಂಗರಾಜಗಾಂಧಿ ಮತ್ತು ಸೌಮ್ಯ ಗಾಂಧಿ ದಂಪತಿಯನ್ನು ಸನ್ಮಾನಿಸಲಾಯಿತು

ಲಿಂಗರಾಜ ಗಾಂಧಿಯವರು, ಬಿಸಿಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ, ವಿಶ್ವವಿದ್ಯಾಲಯದ ಪ್ರಗತಿಗೆ ಶ್ರಮಿಸಿದ್ದಾರೆ' ಎಂದು ಶ್ಲಾಘಿಸಿದರು.

ಅಭಿನಂದನಾ ಭಾಷಣ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದ ಗೌಡ 'ಗ್ರಾಮೀಣ ಪ್ರದೇಶದಿಂದ ಬಂದ ಲಿಂಗರಾಜ ಗಾಂಧಿಯವರು, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಗಮನ ಹರಿಸಿದ್ದರು' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ ಕೃಷ್ಣ ಮಾತನಾಡಿ, 'ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಶೀಘ್ರ ಕಾಯಂ ಬೋಧಕರನ್ನು ನೇಮಕ ಮಾಡಬೇಕು' ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

'ನಾಲ್ಕು ದಶಕಗಳಿಂದ ಉನ್ನತ ಶಿಕ್ಷಣ ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಪ್ರೊ. ಲಿಂಗರಾಜ ಗಾಂಧಿಯವರು ಉತ್ತಮ ಕೆಲಸ ಮಾಡಿದ್ದಾರೆ' ಎಂದು ಶ್ಲಾಘಿಸಿದರು.

ಸಮಾರಂಭದಲ್ಲಿ ಪ್ರೊ.ಲಿಂಗರಾಜ ಗಾಂಧಿ ಮತ್ತು ಸೌಮ್ಯ ಗಾಂಧಿ ದಂಪತಿಯನ್ನು ಅಭಿನಂದಿಸಲಾಯಿತು.

ಮಾಜಿ ಶಿಕ್ಷಣ ಸಚಿವರಾದ ಪ್ರೊ. ಬಿ.ಕೆ. ಚಂದ್ರಶೇಖರ್, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಬಿಸಿಯು ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್, ಕುಲಸಚಿವ ಟಿ. ಜವರೇಗೌಡರು, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾಹಿತ್ಯ ಸಂಸ್ಕೃತಿ ಪ್ರೋತ್ಸಾಹಿಸಿ: ಪ್ರೊ. ಮಲ್ಲೇಪುರಂ

ಡಾ.ಎಸ್.ರಾಮಲಿಂಗೇಶ್ವರ ಬದುಕು ಬರಹ: ವಿಚಾರಗೋಷ್ಠಿ, ಪ್ರಶಸ್ತಿ ಪ್ರದಾನ । ಕಥಾ ಸಂಕಲನ ಬಿಡುಗಡೆ

■ ಉದಯವಾಣಿ ಸಮಾಚಾರ

ಬೆಂಗಳೂರು: ಸಾಹಿತ್ಯವನ್ನು ಪ್ರೀತಿಸುವುದರ ಜತೆಗೆ ಸಾಹಿತ್ಯ ಸಂಸ್ಕ ತಿಯನ್ನು ಬೆಳೆಸಿ-ಉಳಿಸುವ ಕೆಲಸವನ್ನು ಪ್ರತಿಯೊಬ್ಬ ಕನ್ನಡಿಗೆ ಮಾಡಿದಾಗ ಮಾತ್ರ ದೇಶವ್ಯಾಪ್ತಿ ನಮ್ಮ ಸಾಹಿತ್ಯ ಸಂಸ್ಕ ತಿ ಇನ್ನಷ್ಟು ಗಟ್ಟಿಗೊಳಿಸಲು ಸಾಧ್ಯ ಎಂದು ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ತಿಳಿಸಿದರು.

ಸಾಹಿತ್ಯ-ಸರಸ್ವತಿ ವೇದಿಕೆ, ಸ್ನೇಹಕೂಟ ಸಾಂಸ್ಕ ತಿಕ ವೇದಿಕೆ ಹಾಗೂ ಡಾ.ಸಿಸಿರಾ ಸ್ನೇಹ ಬಳಗ ಸಹಯೋಗದೊಂದಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಅವರ ಬದುಕು ಬರಹ: ವಿಚಾರಗೋಷ್ಠಿ, ಪ್ರಶಸ್ತಿ ಪ್ರದಾನ ಹಾಗೂ ಶಾಂತಿ ವಾಸು ಅವರ 'ಅಂತಃಪುರ ದರ್ಪಣ' ಕಥಾ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.



ಕಾರ್ಯಕ್ರಮದಲ್ಲಿ ಶಾಂತಿ ವಾಸು ಅವರ 'ಅಂತಃಪುರ ದರ್ಪಣ' ಕಥಾ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಪ್ರೊ.ಮಲ್ಲೇಪುರಂ, ಜಿ.ವೆಂಕಟೇಶ್, ಡಾ.ವೂಡೇ ಪಿ.ಕೃಷ್ಣ ಇತರರಿದ್ದರು.

ಕನ್ನಡದ ಕಂಪು ಹಾಗೂ ಸಾಹಿತ್ಯ ಸಂಸ್ಕ ತಿಯನ್ನು ಎಲ್ಲೆಡೆ ಪಸರಿಸಲು ಸಿಸಿರಾ ಹಾಗೂ ಅವರ ಸ್ನೇಹ ಬಳಗ ಹಲವಾರು ಕ್ರಿಯಾತ್ಮಕ, ಸಾಂಸ್ಕ ತಿಕ, ಸಾಹಿತ್ಯ ಪ್ರಿಯ ಹಾಗೂ ಎಲ್ಲರೂ ಮೆಚ್ಚುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಇದೇ, ರೀತಿ ಪ್ರತಿಯೊಬ್ಬರೂ, ಕನ್ನಡಪರ, ಸಾಹಿತ್ಯಪರ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ದೇಶದ ಎಲ್ಲೆಡೆ ಕನ್ನಡ ಸಾಹಿತ್ಯ ಸಂಸ್ಕ ತಿಯನ್ನು ಇನ್ನಷ್ಟು, ಗಟ್ಟಿಗೊಳಿಸಬಹುದು ಎಂದರು.

ಸಾಂಸ್ಕ ತಿಕ ಪರಿಚಾರಕ ಎಂದೇ ಹೆಸರಾಗಿರುವ ಸಿಸಿರಾ ಅವರು ಸಾಹಿತ್ಯದ ವಿವಿಧ ಪ್ರಕಾರ ಗಳಲ್ಲಿ ಎಲೆಮರೆಯ ಕಾಯಂತೆ ಇರುವ ಸಜ್ಜನ ಸಾಹಿತಿಗಳನ್ನು ಹುಡುಕಿ ಅವರ ಬರವಣಿಗೆಗಳನ್ನು ಓದುಗರಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅಲ್ಲದೇ, ಹೊಸ ಸಾಹಿತಿಗಳಿಗೆ ಪ್ರೋತ್ಸಾಹ ನೀಡುತ್ತಾ, ಸಾಹಿತ್ಯ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಬಾಗಲಕೋಟೆಯ ಮೇಘ ಮೈತ್ರಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ರಮೇಶ್ ಎಂ.ಕಮತಗಿ ಹಾಗೂ ಯುವ ಸಾಹಿತಿ ಪ್ರೊ.ಸಿದ್ದೇಶ್ ದುಗ್ಗೇನಹಳ್ಳಿ ಅವರಿಗೆ 2025ನೇ ಸಾಲಿನ ಸಾಹಿತ್ಯ-ಸಂಸ್ಕ ತಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಾಹಿತಿ ಪ್ರೊ.ಹಂಪ ನಾಗರಾಜಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣ ಸಾಂಸ್ಕ ತಿಕ ಪರಿಚಾರಕ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ), ಲೇಖಕಿ ಶಾಂತಿ ವಾಸು, ಕನ್ನಡ ಪ್ರಾಧ್ಯಾಪಕ ಡಾ.ಆರ್. ವಾದಿರಾಜು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಸಂಯುಕ್ತ ಕರ್ನಾಟಕ
ಸಂಪಾದಕೀಯ

ಶುಕ್ರವಾರ 11 ಏಪ್ರಿಲ್ 2025
ಬೆಂಗಳೂರು | BENGALURU



ಕಲಾವಿದೆ ಶಾಂತಿ ವಾಸು ಅವರ ಅಂತಃಪುರ ದರ್ಪಣ ಕೃತಿಯನ್ನು ಹಂಪ ನಾಗರಾಜಯ್ಯ ಬಿಡುಗಡೆ ಮಾಡಿದರು. ಈ ವೇಳೆ ಮಲ್ಲೇಪುರಂ ಜಿ. ವೆಂಕಟೇಶ್, ಡಾ.ಎಸ್. ರಾಮಲಿಂಗೇಶ್ವರ (ಸಿಸಿರಾ), ವೂಡೇ ಪಿ. ಕೃಷ್ಣ ಮತ್ತಿತರರಿದ್ದರು.

ಕನ್ನಡದ ಸುಗಮ ಬೆಳವಣಿಗೆಗೆ ಅಜಾತಶತ್ರು ಅವಶ್ಯ: ಹಂಪನಾ

ಸಂ.ಕ.ಸಮಾಚಾರ, ಬೆಂಗಳೂರು

ಕನ್ನಡದ ಕೆಲಸ ಸುಗಮವಾಗಿ ಬೆಳವಣಿಗೆ ಆಗಲು ಕನ್ನಡ ಮೇಷ್ಟ್ರು ಡಾ. ಸಿಸಿರಾ (ಡಾ. ಎಸ್. ರಾಮಲಿಂಗೇಶ್ವರ) ಅಂತಹವರ ಪ್ರಾಮಾಣಿಕ ಅಜಾತಶತ್ರು ಬೇಕಾಗಿದೆ ಎಂದು ಹಿರಿಯ ವಿದ್ವಾಂಸ ಪ್ರೊ.ಹಂಪನಾ ಮುಕ್ತ ಕಂಠದಿಂದ ಶ್ಲಾಘಿಸಿದರು.

ಡಾ.ಸಿಸಿರಾ ಸ್ನೇಹ ಬಳಗ, ಸಾಹಿತ್ಯ ಸರಸ್ವತಿ ಕಲಾ ವೇದಿಕೆ ಮತ್ತು ಸ್ನೇಹಕೂಟ ಸಾಂಸ್ಕೃತಿಕ ವೇದಿಕೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಜನರ ಪ್ರೀತಿ ವಿಶ್ವಾಸ ನಂಬಿಕೆ ಪಡೆದುಕೊಳ್ಳುವುದು ಸಾಮಾನ್ಯವಾದ ಕೆಲಸವಲ್ಲ. ಶಿಶಿರ ಋತುವಿನ ಹಾಗೆ ಸದ್ದಿಲ್ಲದೆ ತಂಪಾದ ವಾತಾವರಣದಂತೆ ಸಿಸಿರಾ ಕಾವ್ಯನಾಮದಿಂದ ಕನ್ನಡಿಗರ ಮನಸ್ಸಿನಲ್ಲಿ ತನ್ನ ಕೆಲಸದ ಮೂಲಕ ಕರ್ನಾಟಕದಾದ್ಯಂತ ವಿಶೇಷವಾಗಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಕನ್ನಡ ಪ್ರದೇಶವನ್ನು ಮಕ್ಕಳಿಗೆ ಕನ್ನಡ ಕಲಿಸುವುದು, ಕಾವ್ಯ, ಕತೆ, ಬರವಣಿಗೆ ಕಾರ್ಯಾಗಾರ ಏರ್ಪಡಿಸಿ ಸಾವಿರಾರು ಯುವ ಮನಸ್ಸುಗಳನ್ನು ಕನ್ನಡದ ಕಡೆಗೆ, ಸಾಂಸ್ಕೃತಿಕ ಸಾಹಿತ್ಯ, ಶೈಕ್ಷಣಿಕ, ಸಾಮಾಜಿಕ ವಾತಾವರಣ ಸೃಷ್ಟಿ ಮಾಡುತ್ತಿರುವುದನ್ನು ಕಣ್ಣಾರೆ ಕಂಡಿದ್ದೇನೆ ಎಂದರು.

ಸಂಸ್ಕೃತ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್ ಮಾತನಾಡಿ, ಸಿಸಿರಾ ಅವರು ಒಬ್ಬ ವ್ಯಕ್ತಿಯಾಗಿ ನಮಗೆ ಕಾಣಿಸುವುದಿಲ್ಲ, ಅವರಲ್ಲಿ ಕನ್ನಡ ಧೀ ಶಕ್ತಿ ಸಂಘಟನಾ, ಚಾತುರ್ಯ, ಅಘಾತ ಶ್ರಮ ಇದೆ. ತಮ್ಮ ತನು ಮನ ಧನವನ್ನು ವ್ಯಯ ಮಾಡಿ ಪರಾರ ಹಿತವನ್ನು ತನ್ನ ಹಿತವೆಂದು ಭಾವಿಸಿದವರು. ವಿದ್ಯೆ ವಿದ್ವತ್ ಎಲ್ಲರಲ್ಲೂ ಇರುವುದು ಅಪರೂಪ ಸಿಸಿರಾ ಅವರಲ್ಲಿ ತಾನು ಸಮಾಜದ ಯುವಜನರನ್ನು ಸನ್ಮಾರ್ಗದೆಡೆಗೆ ಕರೆದೊಯ್ಯುವ ಸಾಹಸ ಮಾಡುತ್ತಿದ್ದಾರೆ. ಅವರ ಶ್ರಮಕ್ಕೆ ಸರ್ಕಾರದ ಅಕಾಡೆಮಿ, ಸಂಘಸಂಸ್ಥೆಗಳಲ್ಲಿ ಸೇವೆಗೆ ಅವಕಾಶ ಸಿಗಬೇಕು, ಸಿಕ್ಕರೆ ಆ ಸಂಸ್ಥೆಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ಗಾಂಧಿ ಭವನದ ಅಧ್ಯಕ್ಷ ಡಾ.ವೂಡೇ ಪಿ ಕೃಷ್ಣ, ಲೇಖಕಿ ಶಾಂತಿ ವಾಸು, ಪ್ರಾಧ್ಯಾಪಕ ಡಾ. ಆರ್. ವಾದಿರಾಜ್, ಸಾಹಿತಿ ಕೆ.ಎಂ.ರೇವಣ್ಣ, ಸ್ನೇಹ ಬಳಗದ ಕೃಷ್ಣಹಾನ್ ಬಾಳ್, ಸಿ.ಹೇಮಾವತಿ ಮತ್ತಿತರರಿದ್ದರು.


ಪ್ರಜಾ ಪ್ರಗತಿ

ಶೇಷಾದ್ರಿಪುರಂ ಶಿಕ್ಷಣ ದತ್ತಿ ಕಾಲೇಜುಗಳಲ್ಲಿ 51 ವಿದ್ಯಾರ್ಥಿಗಳು ಟಾಪರ್ಸ್

ಪ್ರಜಾಪ್ರಗತಿ.ಕಾಂ

ತುಮಕೂರು: ಶೇಷಾದ್ರಿಪುರಂ ಎಜುಕೇಷನಲ್ ಟ್ರಸ್ಟ್‌ನಡಿಯಲ್ಲಿ ಬೆಂಗಳೂರು, ಮೈಸೂರು, ತುಮಕೂರು, ಮಂಡ್ಯದಲ್ಲಿ ನಡೆಯುತ್ತಿರುವ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದು, ನಾಲ್ಕು ಕಾಲೇಜುಗಳಿಂದ ಒಟ್ಟು 51 ವಿದ್ಯಾರ್ಥಿಗಳು ಟಾಪರ್ಸ್ ಆಗಿ ಹೊರಹೊಮ್ಮಿದ್ದಾರೆ.





ನಾಲ್ಕು ಜಿಲ್ಲೆ ಕಾಲೇಜುಗಳ ವಿಜ್ಞಾನ ವಿಭಾಗದಿಂದ ಒಟ್ಟು 13 ಹಾಗೂ ವಾಣಿಜ್ಯ ವಿಭಾಗದಲ್ಲಿ 38 ವಿದ್ಯಾರ್ಥಿಗಳು ಟಾಪರ್ಸ್‌ಗಳಾಗಿದ್ದು, ವಿದ್ಯಾರ್ಥಿಗಳ ಸಾಧನೆಯನ್ನು ಟ್ರಸ್ಟ್ ಅಧ್ಯಕ್ಷ ಎನ್. ಆರ್.ಪಂಡಿತಾರಾಧ್ಯ ಹಾಗೂ ಗೌರವ ಕಾರ್ಯದರ್ಶಿ ನಾಡೋಜ ವೂಡೇಪಿ.ಕೃಷ್ಣ ಶ್ಲಾಘಿಸಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಶೇಷಾದ್ರಿಪುರಂ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜಿನ 18 ವಿದ್ಯಾರ್ಥಿಗಳು ಟಾಪರ್ಸ್ ಆಗಿದ್ದರೆ, ಗರ್ಲ್ಸ್ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಶೇಷಾದ್ರಿಪುರಂ ಸಂಯುಕ್ತ ಪ.ಪೂ ಕಾಲೇಜಿನ 15 ವಿದ್ಯಾಥಿಗಳು ಟಾಪರ್ಸ್ ಆಗಿ ಹೊರಹೊಮ್ಮಿದ್ದಾರೆ. ಇದೇ ರೀತಿ ಶೇಷಾದ್ರಿಪುರಂ ಕೆಂಗೇರಿ ಕಾಲೇಜಿನ 8 ಮಂದಿ ವಿದ್ಯಾರ್ಥಿಗಳು ಟಾಪರ್ಸ್ ಆಗಿದ್ದರೆ, ಯಲಹಂಕ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟಾಪರ್ಸ್ ಸ್ಥಾನವನ್ನು ಅಲಂಕರಿಸಿದ್ದಾರೆ. ಮೈಸೂರು ಕಾಲೇಜಿನ 7 ಮಂದಿ ಹಾಗೂ ತುಮಕೂರು ಕಾಲೇಜಿನ ಓರ್ವ ವಿದ್ಯಾರ್ಥಿ ಟಾಪರ್ಸ್ ಸಾಧನೆಗೆ ಭಾಜನರಾಗಿದ್ದಾರೆ.

ಪ್ರೊ. ಲಿಂಗರಾಜ ಗಾಂಧಿಗೆ ಆತ್ಮೀಯ ಬೀಳ್ಕೊಡುಗೆ

■ **ವಿಕ ಸುದ್ದಿಲೋಕ** ಬೆಂಗಳೂರು

ಬೆಂಗಳೂರು ನಗರ ವಿಶ್ವವಿದ್ಯಾಲಯದ ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಅವರನ್ನು ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು.

ವಿಶ್ರಾಂತ ಕುಲಪತಿ ಕೆ.ಚಿದಾನಂದ ಗೌಡ ಮಾತನಾಡಿ, ''ಲಿಂಗರಾಜ ಗಾಂಧಿ ಅವರ ತಂದೆ ಕಾಳೇಗೌಡ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ವರ್ಷದ ಅರ್ಧ ಅವಧಿ ಸಬರಮತಿ ಆಶ್ರಮದಲ್ಲಿ ನೆಲೆಸಿರುತ್ತಿದ್ದರು. ಗಾಂಧಿ ಮೌಲ್ಯಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡಿದ್ದ ಅವರು, ತಮ್ಮ ಮಗನಿಗೆ ಕುಟುಂಬದ ಉಪನಾಮದ ಬದಲು ಲಿಂಗರಾಜ ಗಾಂಧಿ ಎಂದೇ ಹೆಸರನ್ನಿಟ್ಟಿದ್ದರು,'' ಎಂದರು.



ಬೆಂಗಳೂರು ನಗರ ವಿಶ್ವವಿದ್ಯಾಲಯದ ನಿರ್ಗಮಿತ ಕುಲಪತಿ ಪ್ರೊ. ಲಿಂಗರಾಜ ಗಾಂಧಿ, ಸೌಮ್ಯಾ ಗಾಂಧಿ ದಂಪತಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

''ಲಿಂಗರಾಜ ಗಾಂಧಿ ಅವರು ಮಲ್ಲೇಶ್ವರಂನಲ್ಲಿ ಮೊದಲ ವಿಶ್ವವಿದ್ಯಾಲಯ ಮಹಿಳಾ ಕಾಲೇಜನ್ನು ಸ್ಥಾಪಿಸುವುದರ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳಾ ಸಬಲೀಕರಣವನ್ನು ಪ್ರೋತ್ಸಾಹಿಸಿದ್ದಾರೆ. ಅಲ್ಲದೆ, ಹಲವಾರು ವರ್ಷಗಳ ಕಾಲ ಶೈಕ್ಷಣಿಕ ಆಡಳಿತದಲ್ಲಿ ಕಾರ್ಯ ನಿರ್ವಹಿಸಿ ಗಣನೀಯ ಸೇವೆ ಸಲ್ಲಿಸಿದ್ದಾರೆ,'' ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಸ್.ಚಂದ್ರಶೇಖರ ಶೆಟ್ಟಿ ಮಾತನಾಡಿ, ''ದೇಶದ ವಿಶ್ವವಿದ್ಯಾಲಯಗಳಲ್ಲಿ ಶೇ.60ಕ್ಕೂ ಹೆಚ್ಚು ಅಧ್ಯಾಪಕ ಹುದ್ದೆಗಳು ಖಾಲಿ ಉಳಿದಿದ್ದು ಆದಷ್ಟು ಬೇಗ ಸರಕಾರಗಳು ಭರ್ತಿ ಮಾಡಬೇಕು. ಅಲ್ಲದೆ, ಉನ್ನತ ಶಿಕ್ಷಣದ ಮುನ್ನಡೆಗೆ ಸರಕಾರ ಆಯವ್ಯಯದಲ್ಲಿ ಹೆಚ್ಚಿನ ಹಣಕಾಸಿನ ಬೆಂಬಲ ಒದಗಿಸಬೇಕಾದ ಅಗತ್ಯವಿದೆ,'' ಎಂದು ಪ್ರತಿಪಾದಿಸಿದರು.

ಬೆಂಗಳೂರು ನಗರ ವಿವಿಯ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿ, ''ಅಸಂಖ್ಯಾತ ಸಾಧಕರಿಗೆ ಸಾಕ್ಷಿಯಾಗಿರುವ ಈ ಕಾಲೇಜಿನಲ್ಲಿ ನಾನು ಏನೇ ಸಾಧಿಸಿದ್ದರೂ ಅದು ಸಾಮೂಹಿಕ ಸಾಧನೆಯಾಗಿದೆಯೇ ಹೊರತು ವೈಯಕ್ತಿಕವಲ್ಲ,'' ಎಂದು ಅಭಿಪ್ರಾಯಪಟ್ಟರು.

ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ ಮಾತನಾಡಿದರು.

ಬೆಂಗಳೂರು ನಗರ ವಿವಿ ಕುಲಸಚಿವ ಪ್ರೊ. ಟಿ.ಜವರೇಗೌಡ, ಪ್ರೊ. ಬಿ.ರಮೇಶ್, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮಿ, ಸೌಮ್ಯಾ ಗಾಂಧಿ ಇದ್ದರು.

ಪ್ರತಿಕ್ರಿಯೆಗಳು

"ಪತ್ರಿಕೆ ಮತ್ತು ಸಾಹಿತ್ಯ ಎರಡರ ನಡುವೆ ತಮ್ಮತನವನ್ನು ಗುರುತಿಸಿಕೊಂಡವರು ನೀವು"

ಯಾರಿಗುಂಟು ಯಾರಿಗಿಲ್ಲ – ವೂಡೇ ಪಿ. ಕೃಷ್ಣರವರ ಕೃತಿ ಮರುಮುದ್ರಣ – ಒಂದು ಸಾಧನೆ.

ಎಂಥೆಂಥ ಮಹಾನ್ ಸಾಹಿತಿಗಳು, ಮಹಾನ್ ಲೇಖಕರು, ಮಹಾನ್ ಬರಹಗಾರರು ಬರೆದಂತಹ ಕೃತಿಗಳು ಸಾಮಾನ್ಯವಾಗಿ ಎರಡನೆ ಅಥವಾ ಮರುಮುದ್ರಣಗಳಾಗುವ ಸಂಭವ ಕಮ್ಮಿ. ಎಲ್ಲೋ ಅಲ್ಲೊಂದು ಇಲ್ಲೊಂದು ಕೆಲವು ಕವಿಗಳು ರಚಿಸಿರುವ ಕೃತಿಗಳು ಮರುಮುದ್ರಣಗೊಂಡಿರಬಹುದು. ಆದರೆ ನಿಮ್ಮಂತಹವರು ನಾಡೋಜ ಡಾ. ವೂಡೇ ಪಿ. ಕೃಷ್ಣರವರ ಕುರಿತಾದ ಅಪರೂಪದ, ವಿಶೇಷವಾದ ಮತ್ತಿ ವಿಶಿಷ್ಟವಾದ ಗ್ರಂಥ ಕೃತಿಯನ್ನು ಬರೆದು ಲೋಕಾರ್ಪಣೆಗೊಂಡ ಕೆಲವೇ ದಿನಗಳಲ್ಲಿ ಎರಡನೆಯ ಮುದ್ರಣಗೊಂಡಿರುವುದು ನಿಜಕ್ಕೂ ಸಂತೋಷ, ಆಶ್ಚರ್ಯ ಮತ್ತು ನಿಮಗೆ ತುಂಬು ಹೃದಯದ ಅಭಿನಂದನೆಗಳು.

ಅದರಲ್ಲೂ ತಾವುಗಳು ನಾಡೋಜ ಡಾ. ವುಡೇ ಪಿ. ಕೃಷ್ಣರವರ ಕುರಿತಾದ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವುಡೇ ಪಿ. ಕೃಷ್ಣ ಕುರಿತ ಗ್ರಂಥ ಕೃತಿಯು ಅನೇಕಾನೇಕರಲ್ಲಿ ಒಂದು ಹೊಸ ಆಯಾಮ, ಒಂದು ಹೊಸ ದಾಖಲೆಯನ್ನು ಮಾಡಿದೆ ಎಂದು ಹೇಳಿದರೆ ಅದು ಅತಿಶಯೋಕ್ತಿಯಾಗಲಾರದು, ಏಕೆಂದರೆ ನಾನು ಸಹ ಪುಸ್ತಕದ ಬಿಡುಗಡೆಯ ಸಮಾರಂಭದಲ್ಲಿ ಕೊನೆಯತನಕವಿದ್ದು, ಅಚ್ಚುಕಟ್ಟಾದ, ನಿಮ್ಮ ನೇತೃತ್ವದಲ್ಲಿ ಪುಸ್ತಕವು ಬಿಡುಗಡೆಯಾಗಿ, ಪುಸ್ತಕವನ್ನು ನಾನು ಸಹ ಪಡೆದು ಅದನ್ನು ಮನೆಗೆ ತಂದು ಇಟ್ಟು, ಮರುದಿನ ಪುಸ್ತಕವನ್ನು ಕೈಗೆತ್ತಿಕೊಂಡು ಒಂದು ಸುತ್ತು ಮೊದಲ ಪುಟದಿಂದ ಕೊನೆಯ ಪುಟದವರೆಗೂ ಕೆಲವು ಕ್ಷಣಗಳು ಕಣ್ಣಾಡಿಸಿ, ನಂತರ ಪುಸ್ತಕದ ಒಳಗೆ ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ರವರ ಮುನ್ನುಡಿ, ನಂತರ ನಿಮ್ಮ ನುಡಿ, ಅನಂತರ ಜಸ್ಟಿಸ್ ದೇವದಾಸ್‌ರವರ ಮಾತು, ಅನಂತರ ಗೌರವಾನ್ವಿತ ಮಲ್ಲೇಪುರಂ ಜಿ. ವೆಂಕಟೇಶ್‌ರವರ ಬೆನ್ನುಡಿಯನ್ನು ಓದಿದಾಗ ನನಗನಿಸಿದ್ದು, ಜಾಂಬವ ಎಂ. ಗಂಗಾಧರ್‌ರವರು ಬರೆದಿರುವ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವುಡೇ ಪಿ. ಕೃಷ್ಣರವರ ಕುರಿತಾದ ಅವರ ಗ್ರಂಥ ಕೃತಿಯು ಸಾಮಾನ್ಯವಾದುದಲ್ಲ ಹಾಗೂ ಬಹಳ ವಿಶೇಷವಾದದದು, ಏಕೆಂದರೆ ಪುಸ್ತಕದ ಶೀರ್ಷಿಕೆಯ ಹೆಸರು ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವುಡೇ ಪಿ. ಕೃಷ್ಣ ಎಂಬ ವಾಕ್ಯವು ಬಹಳ ಅರ್ಥಪೂರ್ಣವಾಗಿದ್ದು ಇಂತಹ ಮಹಾನ್ ವ್ಯಕ್ತಿಯ ಬಗ್ಗೆ ಬರೆಯಬೇಕಾದರೆ, ಬರೆಯುವ ಬರಹಗಾರ ನುರಿತ, ಅನುಭವ ಹೊಂದಿದ ಬರಹಗಾರರಾಗಿರಬೇಕು, ಹಾಗೆಯೇ ದೊಡ್ಡ ದೊಡ್ಡ ಮಹಾನ್ ಸಾಹಿತಿಗಳು, ಕವಿಗಳು, ನಾ ಮುಂದು, ನೀ ಮುಂದು ನಾವೇ ವೂಡೇ ಪಿ. ಕೃಷ್ಣರವರ ಕುರಿತಾದ ಪುಸ್ತಕವನ್ನು ಬರೆಯಬೇಕೆಂದು ಹಂಬಲಿಸುತ್ತಿರುವಾಗ ಜಾಂಬವ ಎಂ. ಗಂಗಾಧರ್‌ರವರಿಗೆ ವೂಡೇ ಪಿ. ಕೃಷ್ಣರವರ ಕುರಿತಾದ ಪುಸ್ತಕವನ್ನು ಬರೆಯುವ ಹಂಬಲ ಒದಗಿ ಬಂದಿರುವುದು ಜಾಂಬವ ಎಂ. ಗಂಗಾಧರ್ ರವರಿಗೆ ಸಂದ ಅಪರೂಪದ ಅದೃಷ್ಟ ಮತ್ತು ಫಲವೆಂದು ಹೇಳಬೇಕಾಗುತ್ತದೆ. ಏಕೆಂದರೆ ನನಗೆ ಗೊತ್ತು ಅನೇಕರು ವೂಡೇ ಪಿ. ಕೃಷ್ಣರವರ ಬಗ್ಗೆ ನಾವು ಬರೆಯಬೇಕಾಗಿತ್ತು. ನಾನು ಬರೆಯಬೇಕಾಗಿತ್ತು ಎಂಬ ಚಿಂತೆ ಈಗ ಅನೇಕರಲ್ಲಿ ಈ ಮಾತನ್ನು ಕೇಳಿದ್ದೇವೆ. ಆದರೆ ಸಾಹಿತ್ಯ ಲೋಕದಲ್ಲಿ ಜಾಂಬವ ಎಂ. ಗಂಗಾಧರ್ ರವರು ಬರೆದಿರುವ ವೂಡೇ ಪಿ. ಕೃಷ್ಣರವರ ಕೃತಿಯು ಪುಸ್ತಕ ಬಿಡುಗಡೆಗೊಂಡು ಕೆಲವೇ ದಿನಗಳಲ್ಲಿ ಎರಡನೆಯ ಮುದ್ರಣಕೊಂಡಿರುಬಹುದು ಸಾಮಾನ್ಯ ಸಂಗತಿಯೆಲ್ಲಾ. ಇದೊಂದು ಸಾಹಿತ್ಯ ಮತ್ತು ಬರವಣಿಗೆಯ ಲೋಕದಲ್ಲಿ ಹೊಸ ದಾಖಲೆ ಎಂದು ಈ ಮೂಲಕ ಹೇಳಿದರೆ ತಪ್ಪಾಗಲಾರದು.

ಕೃತಿಯ ಲೇಖಕರಾದ ಜಾಂಬವ ಎಂ. ಗಂಗಾಧರ್‌ರವರನ್ನು ಈ ಲೇಖನಗಳ ಮೂಲಕ ನಮ್ಮಂತಹವರು ಎಷ್ಟು ಹೊಗಳಿದರು ಅದು ಕಮ್ಮಿಯೇ, ಏಕೆಂದರೆ ತಮ್ಮ ಜೀವನದುದ್ದಕ್ಕೂ ಅನೇಕ ಸಾಧಕರನ್ನು ಸಾಧನೆಯ... ಸಮಾಜಕ್ಕೆ ಗುರ್ತಿಸುವ ಕೆಲಸವನ್ನು ಹಲವಾರು ವರ್ಷಗಳಿಂದ ನಿಯತ್ತಿನಿಂದ ಗುರುತಿಸುವ ಕೆಲಸವನ್ನು ನಿಷ್ಠೆಯಿಂದ ಯಾವುದೇ ರೀತಿಯ ಫಲಾಪೇಕ್ಷೆ ಇಲ್ಲದ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಈ ರೀತಿಯ ಬಹು ದೊಡ್ಡ ಗುಣ ಇರುವುದರಿಂದಲೇ ಇಂದು ಬಹಳ ಅಪರೂಪದ ಸಾಧಕ, ಗಾಂಧಿವಾದಿ, ಶಿಕ್ಷಣ ತಜ್ಞ ನಾಡೋಜ ಡಾ. ವೂಡೇ ಪಿ.ಕೃಷ್ಣ ರವರ ಕುರಿತಾದ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವೂಡೇ ಪಿ.ಕೃಷ್ಣ ಎಂಬ ಬಹಳ ಅಪರೂಪದ ಗ್ರಂಥ ಕೃತಿಯನ್ನು ರಚಿಸಿ ಸಾಹಿತಿಗಳ, ಲೇಖಕರ, ಕವಿಗಳ ಸಾಲಿನಲ್ಲಿ ಜಾಂಬವ ಎಂ. ಗಂಗಾಧರವರು ಕೂಡ ಸಹ ಸಾಹಿತಿಯಾಗಿ, ಕವಿಯಾಗಿ, ಬರಹ ಗಾರರಾಗಿ ಗುರ್ತಿಸಿಕೊಂಡಿರುವುದು ಮಹಾನ್ ಸಾಧನೆಯೇ ಸರಿ.

ಇಂತಹ ಜಾಂಬವ ಎಂ. ಗಂಗಾಧರ್ ರವರು ರಚಿಸಿರುವ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವೂಡೇ ಪಿ. ಕೃಷ್ಣ ರವರ ಗ್ರಂಥ ಕೃತಿಯು ಮತ್ತೆ ಎರಡನೆಯ ಮುದ್ರಣಗೊಳ್ಳುತ್ತಿರುವ ಈ ಶುಭ ಸಂದರ್ಭದಲ್ಲಿ ಜಾಂಬವ ಎಂ. ಗಂಗಾಧರ್ ರವರಿಗೆ ಅಭಿನಂದನೆಗಳು.

ಮಹಂತೇಶ್ ಪೂಜಾರ್,
ಹೂವಿನ ಹಡಗಲಿ

ಪ್ರತಿಕ್ರಿಯೆಗಳು

"ಪತ್ರಿಕೆ ಮತ್ತು ಸಾಹಿತ್ಯ ಎರಡರ ನಡುವೆ ತಮ್ಮತನವನ್ನು ಗುರುತಿಸಿಕೊಂಡವರು ನೀವು"

ಯಾರಿಗುಂಟು ಯಾರಿಗಿಲ್ಲ – ವೂಡೇ ಪಿ. ಕೃಷ್ಣರವರ ಕೃತಿ ಮರುಮುದ್ರಣ – ಒಂದು ಸಾಧನೆ.

ಎಂಥೆಂಥ ಮಹಾನ್ ಸಾಹಿತಿಗಳು, ಮಹಾನ್ ಲೇಖಕರು, ಮಹಾನ್ ಬರಹಗಾರರು ಬರೆದಂತಹ ಕೃತಿಗಳು ಸಾಮಾನ್ಯವಾಗಿ ಎರಡನೆ ಅಥವಾ ಮರುಮುದ್ರಣಗಳಾಗುವ ಸಂಭವ ಕಮ್ಮಿ. ಎಲ್ಲೋ ಅಲ್ಲೊಂದು ಇಲ್ಲೊಂದು ಕೆಲವು ಕವಿಗಳು ರಚಿಸಿರುವ ಕೃತಿಗಳು ಮರುಮುದ್ರಣಗೊಂಡಿರಬಹುದು. ಆದರೆ ನಿಮ್ಮಂತಹವರು ನಾಡೋಜ ಡಾ. ವೂಡೇ ಪಿ. ಕೃಷ್ಣರವರ ಕುರಿತಾದ ಅಪರೂಪದ, ವಿಶೇಷವಾದ ಮತ್ತಿ ವಿಶಿಷ್ಟವಾದ ಗ್ರಂಥ ಕೃತಿಯನ್ನು ಬರೆದು ಲೋಕಾರ್ಪಣೆಗೊಂಡ ಕೆಲವೇ ದಿನಗಳಲ್ಲಿ ಎರಡನೆಯ ಮುದ್ರಣಗೊಂಡಿರುವುದು ನಿಜಕ್ಕೂ ಸಂತೋಷ, ಆಶ್ಚರ್ಯ ಮತ್ತು ನಿಮಗೆ ತುಂಬು ಹೃದಯದ ಅಭಿನಂದನೆಗಳು.

ಅದರಲ್ಲೂ ತಾವುಗಳು ನಾಡೋಜ ಡಾ. ವುಡೇ ಪಿ. ಕೃಷ್ಣರವರ ಕುರಿತಾದ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವುಡೇ ಪಿ. ಕೃಷ್ಣ ಕುರಿತ ಗ್ರಂಥ ಕೃತಿಯು ಅನೇಕಾನೇಕರಲ್ಲಿ ಒಂದು ಹೊಸ ಆಯಾಮ, ಒಂದು ಹೊಸ ದಾಖಲೆಯನ್ನು ಮಾಡಿದೆ ಎಂದು ಹೇಳಿದರೆ ಅದು ಅತಿಶಯೋಕ್ತಿಯಾಗಲಾರದು, ಏಕೆಂದರೆ ನಾನು ಸಹ ಪುಸ್ತಕದ ಬಿಡುಗಡೆಯ ಸಮಾರಂಭದಲ್ಲಿ ಕೊನೆಯತನಕವಿದ್ದು, ಅಚ್ಚುಕಟ್ಟಾದ, ನಿಮ್ಮ ನೇತೃತ್ವದಲ್ಲಿ ಪುಸ್ತಕವು ಬಿಡುಗಡೆಯಾಗಿ, ಪುಸ್ತಕವನ್ನು ನಾನು ಸಹ ಪಡೆದು ಅದನ್ನು ಮನೆಗೆ ತಂದು ಇಟ್ಟು, ಮರುದಿನ ಪುಸ್ತಕವನ್ನು ಕೈಗೆತ್ತಿಕೊಂಡು ಒಂದು ಸುತ್ತು ಮೊದಲ ಪುಟದಿಂದ ಕೊನೆಯ ಪುಟದವರೆಗೂ ಕೆಲವು ಕ್ಷಣಗಳು ಕಣ್ಣಾಡಿಸಿ, ನಂತರ ಪುಸ್ತಕದ ಒಳಗೆ ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ರವರ ಮುನ್ನುಡಿ, ನಂತರ ನಿಮ್ಮ ನುಡಿ, ಅನಂತರ ಜಸ್ಟಿಸ್ ದೇವದಾಸ್‌ರವರ ಮಾತು, ಅನಂತರ ಗೌರವಾನ್ವಿತ ಮಲ್ಲೇಪುರಂ ಜಿ. ವೆಂಕಟೇಶ್‌ರವರ ಬೆನ್ನುಡಿಯನ್ನು ಓದಿದಾಗ ನನಗನಿಸಿದ್ದು, ಜಾಂಬವ ಎಂ. ಗಂಗಾಧರ್‌ರವರು ಬರೆದಿರುವ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವುಡೇ ಪಿ. ಕೃಷ್ಣರವರ ಕುರಿತಾದ ಅವರ ಗ್ರಂಥ ಕೃತಿಯು ಸಾಮಾನ್ಯವಾದುದಲ್ಲ ಹಾಗೂ ಬಹಳ ವಿಶೇಷವಾದದದು, ಏಕೆಂದರೆ ಪುಸ್ತಕದ ಶೀರ್ಷಿಕೆಯ ಹೆಸರು ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವುಡೇ ಪಿ. ಕೃಷ್ಣ ಎಂಬ ವಾಕ್ಯವು ಬಹಳ ಅರ್ಥಪೂರ್ಣವಾಗಿದ್ದು ಇಂತಹ ಮಹಾನ್ ವ್ಯಕ್ತಿಯ ಬಗ್ಗೆ ಬರೆಯಬೇಕಾದರೆ, ಬರೆಯುವ ಬರಹಗಾರ ನುರಿತ, ಅನುಭವ ಹೊಂದಿದ ಬರಹಗಾರರಾಗಿರಬೇಕು, ಹಾಗೆಯೇ ದೊಡ್ಡ ದೊಡ್ಡ ಮಹಾನ್ ಸಾಹಿತಿಗಳು, ಕವಿಗಳು, ನಾ ಮುಂದು, ನೀ ಮುಂದು ನಾವೇ ವೂಡೇ ಪಿ. ಕೃಷ್ಣರವರ ಕುರಿತಾದ ಪುಸ್ತಕವನ್ನು ಬರೆಯಬೇಕೆಂದು ಹಂಬಲಿಸುತ್ತಿರುವಾಗ ಜಾಂಬವ ಎಂ. ಗಂಗಾಧರ್‌ರವರಿಗೆ ವೂಡೇ ಪಿ. ಕೃಷ್ಣರವರ ಕುರಿತಾದ ಪುಸ್ತಕವನ್ನು ಬರೆಯುವ ಹಂಬಲ ಒದಗಿ ಬಂದಿರುವುದು ಜಾಂಬವ ಎಂ. ಗಂಗಾಧರ್ ರವರಿಗೆ ಸಂದ ಅಪರೂಪದ ಅದೃಷ್ಟ ಮತ್ತು ಫಲವೆಂದು ಹೇಳಬೇಕಾಗುತ್ತದೆ. ಏಕೆಂದರೆ ನನಗೆ ಗೊತ್ತು ಅನೇಕರು ವೂಡೇ ಪಿ. ಕೃಷ್ಣರವರ ಬಗ್ಗೆ ನಾವು ಬರೆಯಬೇಕಾಗಿತ್ತು. ನಾನು ಬರೆಯಬೇಕಾಗಿತ್ತು ಎಂಬ ಚಿಂತೆ ಈಗ ಅನೇಕರಲ್ಲಿ ಈ ಮಾತನ್ನು ಕೇಳಿದ್ದೇವೆ. ಆದರೆ ಸಾಹಿತ್ಯ ಲೋಕದಲ್ಲಿ ಜಾಂಬವ ಎಂ. ಗಂಗಾಧರ್ ರವರು ಬರೆದಿರುವ ವೂಡೇ ಪಿ. ಕೃಷ್ಣರವರ ಕೃತಿಯು ಪುಸ್ತಕ ಬಿಡುಗಡೆಗೊಂಡು ಕೆಲವೇ ದಿನಗಳಲ್ಲಿ ಎರಡನೆಯ ಮುದ್ರಣಕೊಂಡಿರುಬಹುದು ಸಾಮಾನ್ಯ ಸಂಗತಿಯೆಲ್ಲಾ. ಇದೊಂದು ಸಾಹಿತ್ಯ ಮತ್ತು ಬರವಣಿಗೆಯ ಲೋಕದಲ್ಲಿ ಹೊಸ ದಾಖಲೆ ಎಂದು ಈ ಮೂಲಕ ಹೇಳಿದರೆ ತಪ್ಪಾಗಲಾರದು.

ಕೃತಿಯ ಲೇಖಕರಾದ ಜಾಂಬವ ಎಂ. ಗಂಗಾಧರ್‌ರವರನ್ನು ಈ ಲೇಖನಗಳ ಮೂಲಕ ನಮ್ಮಂತಹವರು ಎಷ್ಟು ಹೊಗಳಿದರು ಅದು ಕಮ್ಮಿಯೇ, ಏಕೆಂದರೆ ತಮ್ಮ ಜೀವನದುದ್ದಕ್ಕೂ ಅನೇಕ ಸಾಧಕರನ್ನು ಸಾಧನೆಯ... ಸಮಾಜಕ್ಕೆ ಗುರ್ತಿಸುವ ಕೆಲಸವನ್ನು ಹಲವಾರು ವರ್ಷಗಳಿಂದ ನಿಯತ್ತಿನಿಂದ ಗುರುತಿಸುವ ಕೆಲಸವನ್ನು ನಿಷ್ಠೆಯಿಂದ ಯಾವುದೇ ರೀತಿಯ ಫಲಾಪೇಕ್ಷೆ ಇಲ್ಲದ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಈ ರೀತಿಯ ಬಹು ದೊಡ್ಡ ಗುಣ ಇರುವುದರಿಂದಲೇ ಇಂದು ಬಹಳ ಅಪರೂಪದ ಸಾಧಕ, ಗಾಂಧಿವಾದಿ, ಶಿಕ್ಷಣ ತಜ್ಞ ನಾಡೋಜ ಡಾ. ವೂಡೇ ಪಿ.ಕೃಷ್ಣ ರವರ ಕುರಿತಾದ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವೂಡೇ ಪಿ.ಕೃಷ್ಣ ಎಂಬ ಬಹಳ ಅಪರೂಪದ ಗ್ರಂಥ ಕೃತಿಯನ್ನು ರಚಿಸಿ ಸಾಹಿತಿಗಳ, ಲೇಖಕರ, ಕವಿಗಳ ಸಾಲಿನಲ್ಲಿ ಜಾಂಬವ ಎಂ. ಗಂಗಾಧರವರು ಕೂಡ ಸಹ ಸಾಹಿತಿಯಾಗಿ, ಕವಿಯಾಗಿ, ಬರಹಗಾರರಾಗಿ ಗುರ್ತಿಸಿಕೊಂಡಿರುವುದು ಮಹಾನ್ ಸಾಧನೆಯೇ ಸರಿ.

ಇಂತಹ ಜಾಂಬವ ಎಂ. ಗಂಗಾಧರ್ ರವರು ರಚಿಸಿರುವ ಆಡುಮುಟ್ಟದ ಸೊಪ್ಪಿಲ್ಲ ನಾಡೋಜ ಡಾ. ವೂಡೇ ಪಿ. ಕೃಷ್ಣ ರವರ ಗ್ರಂಥ ಕೃತಿಯು ಮತ್ತೆ ಎರಡನೆಯ ಮುದ್ರಣಗೊಳ್ಳುತ್ತಿರುವ ಈ ಶುಭ ಸಂದರ್ಭದಲ್ಲಿ ಜಾಂಬವ ಎಂ. ಗಂಗಾಧರ್ ರವರಿಗೆ ಅಭಿನಂದನೆಗಳು.

ಮಹಂತೇಶ್ ಪೂಜಾರ್
ಹೂವಿನ ಹಡಗಲಿ

ಕನ್ನಡಪ್ರಭ

ಭಾನುವಾರ 23.03.2025

ಗಡಿ, ಭಾಷೆಗೆ ಸಾಹಿತ್ಯ ಸೀಮಿತವಲ್ಲ: ವೂಡೇ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಸಾಹಿತ್ಯ ಯಾವುದೇ ಭಾಷೆ, ಗಡಿಗೆ ಸೀಮಿತವಲ್ಲ, ಇದೆಲ್ಲವನ್ನೂ ಮೀರಿ ಬೆಳೆಯಬೇಕು ಎಂದು ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ. ಕೃಷ್ಣ ಅಭಿಪ್ರಾಯಪಟ್ಟರು.

ಕಮಲಾ-ಹಂಪನಾ ಸಾಹಿತ್ಯ ವೇದಿಕೆಯು ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಹಯೋಗದಲ್ಲಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಆಯೋಜಿಸಿದ್ದ ಅಸ್ಸಾಮಿನ ಕವಿ ಅಂಕುಲ್ ರಂಜನ್ ಪುಕನ್ ಅವರು ಅಸ್ಸಾಮಿ ಭಾಷೆಗೆ ಅನುವಾದಿಸಿರುವ ಡಾ। ಹಂ.ಪ. ನಾಗರಾಜಯ್ಯ ವಿರಚಿತ ದೇಸಿ ಕಾವ್ಯ 'ಚಾರು ವಸಂತ' ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃತಿಯನ್ನು ಅಸ್ಸಾಮಿನ ಕವಿ ಅಂಕುಲ್ ರಂಜನ್ ಪುಕನ್ ಅವರು ಅಸ್ಸಾಮಿ ಭಾಷೆಗೆ ಅನುವಾದಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸಾಹಿತಿ ಹಂ.ಪ. ನಾಗರಾಜಯ್ಯ, ಬಂಗಾಲದ ಹಿರಿಯ ಸಾಹಿತಿ ಶ್ಯಾಮಲ ಭಟ್ಟಾಚಾರ್ಯ, ಅಸ್ಸಾಮಿ ಕವಿ ಅನುಭವ್ ತುಳಸಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ। ಮಾನಸಾ, ಕಾಲೇಜಿನ ಪ್ರಾಂಶುಪಾಲ ಡಾ। ಎನ್.ಎಸ್.ಸತೀಶ್, ಕನ್ನಡ ಪ್ರಾಧ್ಯಾಪಕ ಡಾ। ಸಿಸಿರಾ ಹಾಜರಿದ್ದರು.



ಅಸ್ಸಾಮಿ ಭಾಷೆಗೆ ಅನುವಾದವಾಗಿರುವ ಸಾಹಿತಿ ಹಂ.ಪ. ನಾಗರಾಜಯ್ಯ ಅವರ 'ಚಾರು ವಸಂತ' ದೇಸಿಕಾವ್ಯವನ್ನು ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಶ್ಯಾಮಲ ಭಟ್ಟಾಚಾರ್ಯ, ಡಾ। ವೂಡೇ ಪಿ.ಕೃಷ್ಣ ಹಾಜರಿದ್ದರು.

ಅಸ್ಸಾಮಿ ಭಾಷೆಗೆ 'ಚಾರು ವಸಂತ'

ನಂ. 1 ಕನ್ನಡ ದಿನಪತ್ರಿಕೆ
ವಿಜಯವಾಣಿ

VIJAYAVANI » BENGALURU
ಭಾನುವಾರ 23 ಮಾರ್ಚ್ 2025
23 MARCH 2025

ಬಲಹೀನರನ್ನು ತುಳಿವ ತಂತ್ರಗಾರಿಕೆ

ಎಚ್.ಎಸ್. ಶ್ರೀಮತಿ ಬೇಸರ | 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನ

■ ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಸಾಮಾಜಿಕ ಚಹರೆ ಎಂಬುದು ಆಳ್ವಿಕೆಯ ಪ್ರಾಬಲ್ಯಕ್ಕಾಗಿ ಜಾರಿಗೊಳಿಸಿದ ರಾಜಕಾರಣ ಹಾಗೂ ತಂತ್ರಗಾರಿಕೆ. ಇದೊಂದು ರೀತಿಯ ಅಧಿಕಾರ ಮತ್ತು ಅಧೀನತೆಯ ಮಾದರಿ ಹಾಗೂ ಬಲಹೀನರನ್ನು ತುಳಿದು ನಿಯಂತ್ರಣ ಸಾಧಿಸುವ ತಂತ್ರಗಾರಿಕೆ ಎಂದು ಲೇಖಕಿ ಎಚ್.ಎಸ್. ಶ್ರೀಮತಿ ಹೇಳಿದರು.

ಕರ್ನಾಟಕ ಲೇಖಕಿಯರ ಸಂಘವು ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಂಡಿರುವ 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಲವರು ಹೆಣ್ಣು ಮಾಯ, ಹೊನ್ನು ಮಾಯೆ ಎಂದು ಹೇಳುತ್ತಾರೆ. ಆದರೆ ಹೆಣ್ಣಿನ ಪಾಲಿಗೆ ಯಾವುದು ಮಾಯೆ? ಚಹರೆಯ ಹುಡುಕಾಟದ ತಹತಹ ಅಂಚಿನ ಸಮುದಾಯಗಳಿಗೆ ಹೆಚ್ಚು. ಯಾಕೆಂದರೆ ಅವರಿಗೆ ಲೌಕಿಕ ಕಷ್ಟಗಳು ಪ್ರಹಾರ ಮಾಡುತ್ತವೆ. ಹಾಗಾದರೆ ಚಹರೆ ಹುಡುವುದು ಹೇಗೆ? ಎಂದು ಪ್ರಶ್ನಿಸಿದರು.

ಮನುಷ್ಯ ಚರಿತ್ರೆಯ ಒಂದು ಹಂತದಲ್ಲಿ ಪಿತೃಪ್ರಧಾನ ವ್ಯವಸ್ಥೆಯು ಪ್ರಭಾವಶಾಲಿಯಾಗಿ ನೆಲಸಿದ ಮೇಲೆ ಸಾಮಾಜಿಕ ಚಹರೆ ಎಂಬ ಈ ತಂತ್ರಗಾರಿಕೆ ತನ್ನ ಅಧಿಕಾರ ಸ್ಥಾಪಿಸಿಬಿಟ್ಟಿದೆ. ಹಾಗಾಗಿ ಸ್ವಂತದ ಚಹರೆಯ ಅರಿವಿನಿಂದಲೇ ನಮ್ಮ ಈ ಅರಿವಿನ ಪಯಣ ಆರಂಭವಾಗಬೇಕಾಗುತ್ತದೆ. ಇಲ್ಲವಾದರೆ ನಮ್ಮಲ್ಲಿನ ಅರಿವು ನಮ್ಮ ಬದುಕಿನ ಭಾಗವಾಗಿ ಉಳಿಯಲು ಸಾಧ್ಯವಿಲ್ಲ ಎಂದರು.

ಮಗಳು ವಂಶವಲ್ಲವೇ?: ಪಿತೃಪ್ರಧಾನ ವ್ಯವಸ್ಥೆಯಲ್ಲಿ ಅಪ್ಪನೇ ಮುಖ್ಯಸ್ಥ ಎಂದು ಬಿಂಬಿಸಲಾಗಿದೆ. ವಂಶದ ಕಲ್ಪನೆಯಲ್ಲಿ ಗಂಡು ಮಕ್ಕಳನ್ನು ಬೆಳೆಸಲಾಗುತ್ತಿದೆ. ಹಾಗಾದರೆ ಹುಟ್ಟಿದ ಮಗಳು ವಂಶವಲ್ಲವೆ ಎಂದು ಪ್ರಶ್ನಿಸಿದ ಅವರು, ಪುರುಷರು ಸಹ ತಮ್ಮ ಸ್ವಂತ ಚಹರೆಯ ಗೊಂದಲದಲ್ಲಿ ಇದ್ದಾರೆ. ನಾವು ವ್ಯವಸ್ಥೆಯ ವಿರುದ್ಧವೇ ಹೊರತು, ಪುರುಷರ ವಿರುದ್ಧವಲ್ಲ. ಹಾಗಾಗಿ ಪುರುಷರು ಸ್ತ್ರೀಯರಿಗೆ ಪ್ರೀತಿಯನ್ನು ತೋರುವುದರ ಜತೆಗೆ ಸ್ತ್ರೀಯರ ಮೇಲೆ ಆಕ್ರಮಣ, ದಬ್ಬಾಳಿಕೆ, ಹಿಂಸೆ ಮತ್ತು ದೌರ್ಜನ್ಯವನ್ನು ನಡೆಸುವುದಿಲ್ಲ ಎಂಬ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.



ನಗರದಲ್ಲಿ ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿದ್ದ 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷೆ ಲೇಖಕಿ ಎಚ್. ಎಸ್. ಶ್ರೀಮತಿ ಅವರನ್ನು ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷೆ ಡಾ.ಎಚ್. ಎಲ್. ಪುಷ್ಪ, ಹಿರಿಯ ಚಿಂತಕ ರಾಜೇಂದ್ರ ಚೆನ್ನಿ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ, ನಿರ್ದೇಶಕಿ ಡಾ. ಕೆ.ಎಂ. ಗಾಯತ್ರಿ ಇತರರು ಇದ್ದರು.

ವ್ಯವಸ್ಥೆಯೇ ಮಹಿಳೆಗೆ ವಿರುದ್ಧವಾಗಿದೆ: ಪುರುಷರು ಮಹಿಳೆಯರಿಗೆ ವಿರುದ್ಧವಾಗಿದ್ದಾರೆ ಎಂದು ತಿಳಿದುಕೊಂಡಿದ್ದೆವು. ಆದರೆ ವ್ಯವಸ್ಥೆಯೇ ನಮ್ಮ ವಿರುದ್ಧವಾಗಿದೆ. ಲೇಖಕಿಯರು ಮತ್ತು ದಲಿತರು ಈ ಸಮಾಜದ ಅಂಚಿನ ಸಮುದಾಯವಾಗಿದ್ದು, ಸಂಘಟಿತರಾಗಿ ಕೂಡಿಕೊಂಡು ಸಾಗಬೇಕಿದೆ. ಇಂತಹ ಸಮ್ಮೇಳನಳನ್ನು ನಡೆಸುವ ಮೂಲಕ ನಾವೂ ಈ ವ್ಯವಸ್ಥೆಯ ಅಸ್ತಿತ್ವ ಮತ್ತು ಸಂಕೇತ ಎಂಬುದನ್ನು ಸಾರಬೇಕಾಗಿದೆ ಎಂದರು.

ಇದೇ ವೇಳೆ ಸಮ್ಮೇಳನದ ಸ್ಮರಣ ಸಂಚಿಕೆ 'ವಿಶೇಷ ಲೇಖಕಿ' ಹಾಗೂ ಭಾರತಿ ಹೆಗಡೆ ಸಂಪಾದಿಸಿರುವ 10 ಲೇಖಕಿಯರ ಆತ್ಮಕಥನವನ್ನೊಳಗೊಂಡ 'ಲೇಖ ಲೋಕ- 09' ಕೆ.ಎಂ.ವಿಜಯಲಕ್ಷ್ಮೀ ಅವರ ಕರ್ನಾಟಕ ಲೇಖಕಿಯರ ಸಂಘ ನಡೆದು ಬಂದ ದಾರಿ ಹಾಗೂ ಎಲ್.ವಿ. ಶಾಂತಕುಮಾರಿ ಅನುವಾದಿಸಿರುವ ಊರ್ಮಿಳಾ ಕೃತಿಗಳು ಲೋಕಾರ್ಪಣೆಗೊಂಡವು.

ಹಿರಿಯ ಚಿಂತಕ ರಾಜೇಂದ್ರ ಚೆನ್ನಿ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್. ಮಂಜುಳಾ, ನಿರ್ದೇಶಕಿ ಡಾ. ಕೆ.ಎಂ. ಗಾಯತ್ರಿ ಇತರರು ಇದ್ದರು.

ಸಾಹಿತ್ಯ ಪರಂಪರೆಯ ಪಥ

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ ಮಾತನಾಡಿ, ಲೇಖಕಿಯರ ಸಂಘ ಎಂದರೆ ಕೇವಲ ಲೇಖಕಿಯರು ಮಾತ್ರ ಎಂಬ ಮಾತು ಇತ್ತು. ಅದಕ್ಕಾಗಿ ಈ ಬಾರಿ ಪುರುಷರನ್ನು ಒಳಗೊಂಡಿದ್ದೇವೆ. ಈ ಕಾರಣಕ್ಕೆ ಕೆಲವು ಟೀಕೆಗಳಿಗೂ ಒಳಗಾಗಿದ್ದೇವೆ. ಸಾಹಿತ್ಯ ಪರಂಪರೆಯ ಪಥ ಮುನ್ನಡೆಸಲು ಪುರುಷರು-ಮಹಿಳೆಯರು ಇಬ್ಬರು ಜತೆ ಜತೆಗೆ ನಡೆಯುತ್ತ ತಮ್ಮ ಅಸ್ತಿತ್ವನ್ನು ಕಾಪಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.

ಸಂಯುಕ್ತ ಕರ್ನಾಟಕ ಭಾನುವಾರ 23 ಮಾರ್ಚ್ 2025

ಸಾಹಿತ್ಯ ಕೃತಿಗಳು ಗಡಿಗಳನ್ನು ಮೀರಿ ಬೆಳೆಯಬೇಕು: ಡಾ. ವೂಡೇ ಪಿ. ಕೃಷ್ಣ

ಹಂಪನಾ ಅವರ ಚಾರುವಂತ ಕೃತಿ ಬಿಡುಗಡೆ

ಬೆಂಗಳೂರು: ಯಾವುದೇ ಭಾಷೆಯ ಸಾಹಿತ್ಯ ಗಡಿಗಳನ್ನು ಮೀರಿ ಬೆಳೆಯಬೇಕು ಎಂದು ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಹೇಳಿದ್ದಾರೆ.

ಶೇಷಾದ್ರಿಪುರಂ ಕಾಲೇಜಿನಲ್ಲಿ ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಶೇಷಾದ್ರಿಪುರಂ ಶಿಕ್ಷಣ ದತ್ತಿ ವತಿಯಿಂದ ಆಯೋಜಿಸಿದ್ದ ಅಸ್ಸಾಮಿನ ಕವಿ ಅಂಕುರ್ ರಂಜನ್ ಫುಕರ್ ಅಸ್ಸಾಮಿ ಭಾಷೆಗೆ ಅನುವಾದಿಸಿರುವ ನಾಡೋಜ ಹಂಪನಾ ವಿರಚಿತ ದೇಸಿ ಕಾವ್ಯ 'ಚಾರುವಸಂತ' ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.



ಸಾಹಿತ್ಯ ಕೃತಿ ಒಂದು ಭಾಷೆ ಅಥವಾ ಗಡಿಗೆ ಸೀಮಿತವಾಗದೇ, ಗಡಿಗಳನ್ನು ಮೀರಿ ದೇಶವ್ಯಾಪಿ ಬೆಳೆಯಬೇಕು. ಪ್ರೊ.ಹಂಪ ನಾಗರಾಜಯ್ಯರ ಸಾಹಿತ್ಯ ಶ್ರೀಮಂತವಾದದ್ದು, ಮುಂದೊಂದಿನ ಅವರನ್ನು ಇಡೀ ಪ್ರಪಂಚವೇ ನೆನೆಯುತ್ತದೆ ಎಂದರು.

ಕನ್ನಡ ಸಾಹಿತ್ಯ ಕೃತಿಗಳು, ಕೇವಲ ಕನ್ನಡ ಭಾಷೆಗೆ ಮಾತ್ರ ಸೀಮಿತವಾಗಬಾರದು. ಕನ್ನಡದಲ್ಲಿರುವ ಸಾಹಿತ್ಯ ಹಲವು ಭಾಷೆಗಳಿಗೆ ಅನುವಾದ ಆಗಬೇಕಿದೆ. ಚಾರುವಸಂತ ಕೃತಿ ತೆಲುಗು, ಮರಾಠಿ, ಹಿಂದಿ, ಇಂಗ್ಲಿಷ್ ಸೇರಿದಂತೆ 15ಕ್ಕೂ ಹೆಚ್ಚು ಭಾಷೆಗಳಿಗೆ ಅನುವಾದವಾಗಿದೆ. ಹಂಪನಾ ಕನ್ನಡ ಸಾಹಿತ್ಯಕ್ಕೆ ಅಪಾರವಾದ ಗೌರವ ತಂದುಕೊಟ್ಟಿದ್ದಾರೆ ಮತ್ತು ಕನ್ನಡ ಸಾಹಿತ್ಯಕ್ಕೆ ಅವರದೇ ಆದ ಕೊಡುಗೆ ಇದೆ ಎಂದು ವೂಡೆ ಪಿ.ಕೃಷ್ಣ ಶ್ಲಾಘಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ಮಾನಸ ಮಾತನಾಡಿ, ಚಾರುವಸಂತ ಕೃತಿ ಹಲವು ಭಾಷೆಗಳ ಎಲ್ಲೆಗಳನ್ನು ಮೀರಿ, ಗಡಿಗಳನ್ನು ದಾಟಿ ವ್ಯಾಪಕವಾಗಿ ದೇಶದಾದ್ಯಂತ ಹರಡಿದ ಕೃತಿಯಾಗಿದೆ. ಇಂತಹ ಸಾಧನೆಯ ಕೃತಿ ಮತ್ತೊಂದು ಇಲ್ಲ. ಈಗಾಗಲೇ ಲಕ್ಷಾಂತರ ಜನರನ್ನು ತನ್ನ ದೃಶ್ಯ ಪ್ರದರ್ಶನದ ಮೂಲಕ ದೇಶದ ಜನರ ಮನಸ್ಸನ್ನು ಗೆದ್ದಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ, ಬಂಗಾಲದ ಹಿರಿಯ ಕವಿ ಶ್ಯಾಮಲ ಭಟ್ಟಾಚಾರ್ಯ, ಅಸ್ಸಾಮಿನ ಕವಿ ಅನುಭವ್ ತುಳಸಿ, ಪ್ರಾಂಶುಪಾಲ ಡಾ.ಎನ್.ಎಸ್.ಸತೀಶ್, ಪ್ರಾಧ್ಯಾಪಕ ಡಾ.ಸಿಸಿರಾ ಇದ್ದರು.

ಹೊಸ ಪೀಳಿಗೆಗೆ ಸ್ತ್ರೀವಾದದ ಅರಿವು ದಾಟಿಸಬೇಕು

ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನಾಧ್ಯಕ್ಷೆ ಡಾ. ಎಚ್.ಎಸ್.ಶ್ರೀಮತಿ ಕಿವಿಮಾತು

ಬೆಂಗಳೂರು: ಪಿತೃಪ್ರಧಾನ ವ್ಯವಸ್ಥೆಯ ಕಬಂಧಬಾಹುಗಳಿಂದ ಹೊರಬಂದು ನಮ್ಮನ್ನು ನಾವು ಕಂಡುಕೊಳ್ಳುವ ಅರಿವೇ ಸ್ತ್ರೀವಾದವಾಗಿದ್ದು ಹೊಸ ತಲೆಮಾರಿಗೆ ಈ ಕುರಿತು ಅರಿವು ಮೂಡಿಸಬೇಕಿದೆ ಎಂದು 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಸರ್ವಾಧ್ಯಕ್ಷೆ ಹಾಗೂ ಚಿಂತಕಿ ಡಾ. ಎಚ್.ಎಸ್.ಶ್ರೀಮತಿ ಕರೆ ನೀಡಿದ್ದಾರೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿರುವ ಎರಡು ದಿನಗಳ ಲೇಖಕಿಯರ ಸಮ್ಮೇಳನವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪಿತೃಪ್ರಧಾನ ವ್ಯವಸ್ಥೆಯು ಹೇರುವ ಸಾಮಾಜಿಕ ಚಹರೆಯು ಅಧಿಕಾರ ಮತ್ತು ಅಧೀನತೆಯ ಮಾದರಿಯಾಗಿದ್ದು ನಮ್ಮ ದೇಹ, ಮನಸ್ಸು, ಬುದ್ಧಿ ಸೇರಿದಂತೆ ಒಟ್ಟಾರೆ ಚೈತನ್ಯವೇ ಈ ವ್ಯವಸ್ಥೆಯ ನಿಯಂತ್ರಣದಲ್ಲಿದೆ. ಈ ನಿಯಂತ್ರಣಗಳಿಂದ ಬಿಡಿಸಿಕೊಳ್ಳುವುದೇ ನಿಜವಾದ ಸ್ತ್ರೀವಾದ. ಆ ಅರಿವೆಂಬುದೇ ಬಿಡುಗಡೆ. ನಮ್ಮಲ್ಲಿ, ಮಧ್ಯವಯಸ್ಸು ದಾಟಿದ ಮೇಲೆ ಮೂಡಿದ ಈ ಅರಿವನ್ನು ಹದಿಹರೆಯದ ಹೆಣ್ಣುಮಕ್ಕಳ ಮನದಲ್ಲಿ ಬಿತ್ತಿದರೆ ಅವರು ಚಿಕ್ಕವಯಸ್ಸಿನಲ್ಲೇ ಸ್ವಂತ ಚಹರೆಯ ಆನಂದ, ತೃಪ್ತಿಗಳನ್ನು ಅನುಭವಿಸಿದಂತಾಗುತ್ತದೆ ಎಂದರು.

ಪಿತೃಪ್ರಧಾನ ವ್ಯವಸ್ಥೆಯು ಯಾರೋ ಮಾಡಿದ ವರ್ಗೀಕರಣ, ಸಾಮಾಜೀಕರಣ. ಹೆಣ್ಣಿನ ಬದುಕಿನಲ್ಲಿ ಪ್ರತಿ ವಿಷಯಕ್ಕೂ ನಿಯಮಗಳು ಹೇರಲ್ಪಟ್ಟಿವೆ. ಅದು ಸ್ತ್ರೀಯರನ್ನು ವಿಸ್ಮೃತಿಗೆ ತಳ್ಳಿವೆ. ಈ ವಿಸ್ಮೃತಿಯಿಂದ ಹೊರಬಂದು ನಾನು ಯಾರು? ನನ್ನ ಬದುಕಿನ ನಿರ್ಧಾರಗಳನ್ನು ನಾನೇ ಕೈಗೊಳ್ಳುತ್ತಿದ್ದೇನೆಯೇ? ಹೆಣ್ಣಿನ ಬದುಕಿಗೆ ಸ್ವತಂತ್ರ್ಯವೇ ಇಲ್ಲವೇ? ಎಂಬೆಲ್ಲಾ ಪ್ರಶ್ನೆಗಳನ್ನು ನಾವು ಹಾಕಿಕೊಳ್ಳಬೇಕು. ನಾನು ಮಾಡುತ್ತಿರುವುದೇನೆಂಬ ಸ್ಪಷ್ಟ ತಿಳಿವಳಿಕೆ ಮೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ ಸಮ್ಮೇಳನಾಧ್ಯಕ್ಷರು, ಈ ತಿಳಿವಳಿಕೆಯನ್ನು ನಾವಷ್ಟೇ ಅರಿತರೆ ಸಾಲದು. ಈ ಬಗ್ಗೆ ಜನಜಾಗೃತಿ ಮೂಡಿಸಬೇಕು. ಪರಿಚಯದ ಗುಂಪಿನಲ್ಲಿ ಇದ್ದು ನಮ್ಮ ಇರುವಿಕೆಯ ಮೂಲ ಕಾರಣ ಹುಡುಕಬೇಕೆಂದರು.



ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶನಿವಾರ ನಡೆಯುತ್ತಿರುವ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ ಹಲವು ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಸಮ್ಮೇಳನಾಧ್ಯಕ್ಷ ಡಾ.ಎಚ್.ಎಸ್.ಶ್ರೀಮತಿ, ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ, ಚಿಂತಕ ರಾಜೇಂದ್ರ ಚೆನ್ನಿ, ಸೋಮಣ್ಣ ಬೇವಿನಮರದ ಮತ್ತಿತರರಿದ್ದರು.

ಮುಖ್ಯ ಅತಿಥಿಯಾಗಿದ್ದ ಚಿಂತಕ ರಾಜೇಂದ್ ಚೆನ್ನಿ ಅವರು ಮಾತನಾಡಿ, ಕನ್ನಡ ಸಾಹಿತ್ಯದ ಮಹಿಳಾಯುಗದಲ್ಲಿ ನಾವಿಂದು ಇದ್ದು ಮಹಿಳಾ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಆದರೆ, ಮಹಿಳಾ ಸಾಹಿತ್ಯದ ಬಗೆಗಿನ ಹುಸಿ ಚರಿತ್ರೆಯನ್ನು ಅಳಿಸಿ ಅಸಲಿ ಚರಿತ್ರೆಯನ್ನು ಪುನರ್ ರಚಿಸುವ ಅಗತ್ಯವಿದೆ ಎಂದರು.

ರಾಷ್ಟ್ರದ ಪರಿಕಲ್ಪನೆಯಲ್ಲಿ ಮಹಿಳೆಗೆ ವಿರುದ್ಧವಾದ ನಂಬಿಕೆಗಳನ್ನು ಮಾಧ್ಯಮಗಳ ಮೂಲಕ ಹರಿಬಿಡಲಾಗುತ್ತಿದ್ದು ಅದನ್ನು ಬೆಂಬಲಿಸಬೇಕಾ? ಬೇಡವಾ? ಎಂಬುದನ್ನು ಮಹಿಳೆಯರು ಸ್ವತಃ ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂದ ಅವರು, ಮಹಿಳೆಯರ ವಿರುದ್ಧದ ಈ ನಡೆಗೆ ಮನ್ನಣೆ, ಅಧಿಕಾರ ನೀಡಿದರೆ ಇಡೀ ನಾಗರಿಕತೆಯೇ ಕುಸಿಯುತ್ತದೆ ಎಂದರಲ್ಲದೆ, ಒಂದೆಡೆ ಮಹಿಳೆಗೆ ಅವಕಾಶಗಳು ತೆರೆದುಕೊಳ್ಳುತ್ತಿವೆ, ಆಕೆ ಪ್ರಭಾವಿಯಾಗುತ್ತಿದ್ದರೆ, ಮತ್ತೊಂದೆಡೆ ಅಮಾನುಷ ಹಿಂಸಾ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದು ವಿಷಾದಿಸಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೋಡೇ ಪಿ. ಕೃಷ್ಣ ಮಾತನಾಡಿ, ಸಮಾಜದಲ್ಲಿಂದು ಅನುಸರಿಸುವ ಜನ ಕಡಿಮೆಯಾಗುತ್ತಿದ್ದು ವಾದ ಮಾಡುವವರೇ ಹೆಚ್ಚಾಗುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟದ ಕುವೆಂಪು ಚಿಂತನೆಗೆ ಪೂರಕವಾದ ಸಾಹಿತ್ಯ ರೂಪಗೊಳ್ಳಬೇಕು. ಆಗಷ್ಟೇ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, ಇಂತಹ ಸಮ್ಮೇಳನಗಳು ಮತ್ತು ಕನ್ನಡಪರ ಕಾರ್ಯಕ್ರಮಗಳು ಗಡಿಭಾಗಗಳಲ್ಲಿ ನಡೆಯಬೇಕು. ಮುಂದಿನ ಸಮ್ಮೇಳನ ಗಡಿಭಾಗದಲ್ಲೇ ನಡೆಯಲಿ ಎಂದರು.

ನಾಡೋಜ ಹಂಪನಾಗರಾಜಯ್ಯ ಅವರು ಇದೇ ಸಂದರ್ಭದಲ್ಲಿ ಕಮಲಾ ಹಂಪನಾ ಹೆಸರಿನ ದತ್ತಿನಿಧಿಗೆ ಹೆಚ್ಚುವರಿಯಾಗಿ ಒಂದು ಲಕ್ಷ ರೂಪಾಯಿಯ ಚೆಕ್ ವಿತರಿಸಿದರು. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಎಚ್.ಎಲ್.ಪುಷ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಭಾರತಿ ಹೆಗಡೆ ನಿರೂಪಿಸಿದರು. ಸಾರಸ್ವತ ಲೋಕದ ಅನೇಕ ಗಣ್ಯರು, ಲೇಖಕಿಯರು ಸಮ್ಮೇಳನದ ಶುಭಾರಂಭಕ್ಕೆ ಸಾಕ್ಷಿಯಾದರು.

ಪೂರ್ವಾಧ್ಯಕ್ಷರಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನಾಗಮಣಿ ಎಸ್. ರಾವ್.ಶಶಿಕಲಾ ವೀರಯ್ಯಸ್ವಾಮಿ, ಹೇಮಲತಾ ಮಹಿಷಿ, ಡಾ. ಕೆ.ಆರ್.ಸಂಧ್ಯಾರೆಡ್ಡಿ, ಡಾ. ವಸುಂಧರಾ ಭೂಪತಿ ಮತ್ತು ವನಮಾಲಾ ಸಂಪನ್ನಕುಮಾರ್ ಅವರನ್ನು ಸನ್ಮಾನಿಸಲಾಯಿತು.

ನಮ್ಮಿಂದಲೇ ಶುರುವಾಗಲಿ ಅರಿವಿನ ಪ್ರಯಾಣ: ಶ್ರೀಮತಿ

ಸ್ವಂತ ಚಹರೆ ಗುರುತಿಸುವಿಕೆ ಜೀವನದಲ್ಲಿ ಬಹಳ ಮುಖ್ಯ: ಸ್ತ್ರೀವಾದಿ ಚಿಂತಕಿಯ ಅಭಿಮತ | 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನ

■ ಉದಯವಾಣಿ ಸಮಾಚಾರ

ಬೆಂಗಳೂರು: ಅರಿವಿನೆಡೆಗಿನ ಪ್ರಯಾಣವು ಸ್ವಂತ ಚಹರೆ ಗುರುತಿಸುವಿಕೆಯಿಂದಲೇ ಆರಂಭವಾಗಬೇಕು. ಇಲ್ಲವಾದಲ್ಲಿ ಅವು ಕೇವಲ ಬೌದ್ಧಿಕ ನೆಲೆಗೆ ತಲುಪಬಹುದೇ ಹೊರತು, ಬದುಕಿನ ಭಾಗವಾಗಿ ಉಳಿಯಲಾರದು ಎಂದು ಸ್ತ್ರೀವಾದಿ ಚಿಂತಕಿ ಡಾ.ಎಚ್.ಎಸ್.ಶ್ರೀಮತಿ ಅಭಿಪ್ರಾಯಪಟ್ಟರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕ ಲೇಖಕಿಯರ ಸಂಘದಿಂದ ಶನಿವಾರ 'ಅರಿವೆಂಬುದು ಬಿಡುಗಡೆ' ಘೋಷವಾಕ್ಯದಡಿ ನಡೆಯುತ್ತಿರುವ '8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನ'ದ ಅಧ್ಯಕ್ಷ ನುಡಿಗಳನ್ನಾಡಿದರು.

ಸ್ವಂತ ಚಹರೆಯ ಅರಿವು ಅಷ್ಟು ಸುಲಭವಾಗಿ ಯಾರಿಗೂ ದೊರೆಯುವುದಿಲ್ಲ. ದೈಹಿಕ ಚಹರೆ ಹಾಗೂ ಮಾನಸಿಕ ಚಹರೆ ಎಂಬ ಎರಡು ಚಹರೆಗಳಿರುತ್ತವೆ. ಸಾಮಾಜಿಕ ಚಹರೆ ಎಂಬುದು ನಮ್ಮನ್ನು ಆವರಿಸಿರುವ ವ್ಯವಸ್ಥೆಯು ತನ್ನ ಆಳ್ವಿಕೆಯ ಪ್ರಾಬಲ್ಯಕ್ಕಾಗಿ ಜಾರಿಗೊಳಿಸುವ ಒಂದು ರಾಜಕಾರಣ. ಇದರ ಸಾಧನೆಗಾಗಿ ಅದು ಪ್ರತ್ಯೇಕೀಕರಣ ತಂತ್ರವನ್ನು ಬಳಸುತ್ತದೆ. ಅಂದರೆ ನಮ್ಮನಮ್ಮಲ್ಲೇ ಶ್ರೇಣೀಕರಣವನ್ನು ಏರ್ಪಡಿಸಿ, ನಾವು ಪರಸ್ಪರ ದ್ವೇಷದಲ್ಲಿ ಬೀಳುವಂತೆ ಮಾಡುತ್ತದೆ. ನಮ್ಮೆಲ್ಲರ ಬದುಕುಗಳ ವೈಯಕ್ತಿಕ ಹಾಗೂ ಸಾಮಾಜಿಕ ತೊಳಲಾಟಗಳೂ ಇಲ್ಲಿಂದಲೇ ಮೊದಲುಗೊಳ್ಳುತ್ತವೆ ಎಂದು ಹೇಳಿದರು.

ಸ್ತ್ರೀವಾದವು ಓದಿಯೂ ಅರ್ಥ ಮಾಡಿಕೊಳ್ಳಲಾಗದ ಕಷ್ಟದ ವಿಷಯವೇನಲ್ಲ. ಇದು ಬೌದ್ಧಿಕ ಸಾಮರ್ಥ್ಯವನ್ನು ಸಾಬೀತುಪಡಿಸುವ ಜ್ಞಾನವಲ್ಲ. ಪಿತೃಪ್ರಧಾನ ಸಮಾಜದ ತರಬೇತಿಗಳನ್ನು ಮರೆಯುವುದು ಹಾಗೂ ಇದೊಂದು ಜೀವನ ಶೈಲಿ. ನಾನು ಈ ರೀತಿ ನಿರಂತರವಾಗಿ ಬದುಕಲು ಪ್ರಯತ್ನಿಸುತ್ತೇನೆ ಹಾಗೂ ಇತರರಿಗೂ ಇದರ ಬಗ್ಗೆ ಅರಿವು ಮೂಡಲಿ ಎಂದು ಆಶಯ ವ್ಯಕ್ತಪಡಿಸಿದರು.

ಇದು ಕರ್ನಾಟಕ ಲೇಖಕಿಯರ ಸಮ್ಮೇಳನವೇ ಹೊರತು ಮಹಿಳಾ ಸಾಹಿತ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಹೆಚ್ಚಿನ ಗೋಷ್ಠಿಗಳು ಮಹಿಳೆಯ ಭಾಷೆ, ಅದರ ಬಳಕೆಯ ಸಾಧ್ಯತೆಗಳು, ಸವಾಲುಗಳು, ಅವಳ ಮೇಲೆ ಹೇರಲಾಗಿರುವ ಸಾಮಾಜಿಕ ಪಾತ್ರ ನಿರ್ವಹಣೆಯ ಪ್ರಶ್ನೆಗಳು, ಇದರಾಚೆಗೆ ಅವಳಿಗೆ ಎದುರಾಗುವ ಅಧಿಕಾರ ವಲಯ, ಆಧುನಿಕತೆ, ತಂತ್ರಜ್ಞಾನಗಳ ನಡುವೆ ಅವಳ ಬರಹಗಳು ಕುರಿತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಸಾಹಿತಿ ಪ್ರೊ. ರಾಜೇಂದ್ರ ಚೆನ್ನಿ ಮಾತನಾಡಿ, ಜಾಗತೀಕರಣದ ಮಾರುಕಟ್ಟೆಯು ಸ್ವಂತಿಕೆಯನ್ನು ಬಿಟ್ಟು ಸ್ತ್ರೀಯರನ್ನು ಗ್ರಾಹಕರನ್ನಾಗಿಸುತ್ತಿದೆ ಹಾಗೂ ಶ್ರೇಣಿಕೃತ ವ್ಯವಸ್ಥೆಯನ್ನು ಕಠೋರವಾಗಿಸುತ್ತಿದೆ. ಇದು ಸ್ತ್ರೀ ಸಮಾಜ ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆಗಳಲ್ಲೊಂದು. ಇತ್ತೀಚಿನ ದಿನಗಳಲ್ಲಿ 'ಕಾರ್ಪೋರೆಟ್' ಮಹಿಳೆಯರ ತೊಳಲಾಟದಿಂದ ಸಮಾಜದ ಕಟ್ಟಕಡೆಯ ಮಹಿಳಾ ಜನಾಂಗದ ಕಷ್ಟಗಳು ಕನ್ನಡ ಸಾಹಿತ್ಯದಲ್ಲಿ ಚಿತ್ರವಾಗುತ್ತಿದೆ. ಈ ವಿಭಿನ್ನ ದೃಷ್ಟಿಕೋನಗಳನ್ನು ಅದೇ ವೇಗದಲ್ಲಿ ಗುರುತಿಸಲು ಸೋಲುತ್ತಿದ್ದೇವೆ ಎಂದು ಹೇಳಿದರು.

ಕರ್ನಾಟಕರ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಎಚ್.ಎಲ್. ಪುಷ್ಪ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ವೂಡೇ ಪಿ. ಕೃಷ್ಣ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.



ಲೇಖಕಿಯರ ಸಮ್ಮೇಳನದ ಪ್ರಯುಕ್ತ ಸ್ಮರಣ ಸಂಚಿಕೆ 'ವಿಶೇಷ ಲೇಖಕಿ' ಕೃತಿ ಬಿಡುಗಡೆ ಮಾಡಲಾಯಿತು.

ಸ್ಮರಣ ಸಂಚಿಕೆ ಸೇರಿ ವಿವಿಧ ಕೃತಿ ಲೋಕಾರ್ಪಣೆ

ಸಮ್ಮೇಳನದ ಪ್ರಯುಕ್ತ ಸ್ಮರಣ ಸಂಚಿಕೆ 'ವಿಶೇಷ ಲೇಖಕಿ', ಭಾರತಿ ಹೆಗಡೆ ಸಂಪಾದಿಸಿರುವ 10 ಲೇಖಕಿಯರ ಆತ್ಮಕಥನ 'ಲೇಖಿ ಲೋಕ', ಕೆ.ಎಮ್.ವಿಜಯಲಕ್ಷ್ಮಿ ಅವರ 'ಕರ್ನಾಟಕ ಲೇಖಕಿಯರ ಸಂಘ ನಡೆದು ಬಂದ ದಾರಿ ಹಾಗೂ ಎಲ್. ವಿ. ಶಾಂತಕುಮಾರಿ ಅವರು ಅನುವಾದಿಸಿರುವ 'ಊರ್ಮಿಳಾ', ಕೃತಿಗಳು ಲೋಕಾರ್ಪಣೆಗೊಂಡಿತು.

ಭಾಷೆ ಸಮೃದ್ಧಗೊಳಿಸಿ: ವಸುಧೇಂದ್ರ

■ ಉದಯವಾಣಿ ಸಮಾಚಾರ

ಬೆಂಗಳೂರು: ಯಾವುದೇ ವ್ಯಕ್ತಿ ಬದುಕಿನಲ್ಲಿ ತನ್ನ ಸ್ಥಿತಿಯಲ್ಲಿ ಅರ್ಥ ಮಾಡಿಕೊಳ್ಳದಷ್ಟು ಭಾಷೆ ಬರಡಾಗಿರಬಾರದು. ಅದಕ್ಕಾಗಿ ಪದಗಳನ್ನು ಹುಟ್ಟುಹಾಕಬೇಕಿದೆ ಎಂದು ಸಾಹಿತಿ ವಸುಧೇಂದ್ರ ಅಭಿಪ್ರಾಯಪಟ್ಟರು.

ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ 'ಭಾಷೆ ಸಾಧ್ಯತೆ ಮತ್ತು ಸವಾಲುಗಳು' ಗೋಷ್ಠಿಯಲ್ಲಿ 'ದೇಹ ಮತ್ತು ಭಾಷೆಯ ಹಂಗು–ನಡುವೆ ಸುಳಿವಾತ್ತ' ವಿಷಯದ ಕುರಿತು ಅವರು ವಿಚಾರ ಮಂಡಿಸಿದರು.

ಸಂವಹನ ಮಾಧ್ಯಮವಾಗಿರುವ ಭಾಷೆ ಕೇವಲ ಅರಿವಿಗಾಗಿ ಮಾತ್ರವಲ್ಲ ಅರಿವಿನ ವಿಸ್ತಾರಕ್ಕಾಗಿ ಬೇಕು. ಮನುಷ್ಯ ಬಹುಕಾಲದಿಂದಲೂ ದೇಹವನ್ನು ತನ್ನ ಸಂವಹನ ರೂಪಕವಾಗಿ ಬಳಸುತ್ತಿದ್ದಾನೆ. ದೇಹವು ಭಾಷೆಗಿಂತಲೂ ದೊಡ್ಡದು. ಸಮಾಜದಲ್ಲಿ ಸಲಿಂಗಿಗಳು ದೇಹ ಭಾಷೆಯ ಮೂಲಕವೇ ಗೌಪ್ಯ ಸಂಭಾಷಣೆ ನಡೆಸುತ್ತಾರೆ. ಶೇ 90 ರಷ್ಟು ದೇಹ ಸಂಜ್ಞೆ ಧರಿಸುವ ವಸ್ತುಗಳು ಮೊದಲಾದ ರೂಪದಲ್ಲಿ ಸಂವಹನಕ್ಕಾಗಿ ಬಳಕೆಯಾದರೆ ಶೇ 7 ರಷ್ಟು ಮಾತ್ರವೇ ಭಾಷೆಯ ಬಳಕೆಯಾಗುತ್ತದೆ ಎಂದು ವಿವರಿಸಿದರು.

ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಾತನಾಡಿ, ಜಾತಿ–ಧರ್ಮದಿಂದ ಮರ್ಯಾದೆ ಹತ್ಯೆ, ಪರಸ್ಪರ ಸಂಬಂಧ, ಬಾಲಕಿಯರ ಮೇಲಿನ ಸಾಮೂಹಿಕ ಲೈಂಗಿಕ ಅತ್ಯಾಚಾರದ ಘಟನೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ವರದಿಯಲ್ಲಿ ಭಾಷೆ ಎಷ್ಟು ಅಪಾಯಕಾರಿಯೆಂದರೆ ಅತ್ಯಾಚಾರದ ಸಂದರ್ಭದಲ್ಲಿ ಭೀಕರತೆಗಿಂತ ಸಂತ್ರಸ್ತ ಮಹಿಳೆ ರಾತ್ರಿ ಒಬ್ಬಂಟಿಯಾಗಿ ಓಡಾಡುವುದೇ ತಪ್ಪು ಎಂಬಂತೆ ಬಿಂಬಿಸುವುದು ಸರಿಯಲ್ಲ ಎಂದರು. ಲೇಖಕಿ ಪ್ರೀತಿ ನಾಗರಾಜ್ 'ಬಹುಮಾಧ್ಯಮಗಳು ಮತ್ತು ಹೆಣ್ಣು ಭಾಷೆ' ವಿಷಯ ಕುರಿತು ಮಾತನಾಡಿದರು.

'ಸಾಹಿತ್ಯದಲ್ಲಿ ಹೆಣ್ಣು ಭಾಷೆ' ವಿಷಯ ಕುರಿತು ಡಾ.ಸುರೇಶ್ ನಾಗಲಮಡಿಕೆ ಮಾತನಾಡಿದರು.

ವಿಮರ್ಶಕಿ ಡಾ.ಎಂ.ಎಸ್ ಆಶಾದೇವಿ, ಸಂಘದ ಅಧ್ಯಕ್ಷೆ ಡಾ.ಪುಷ್ಪಾ, ಸಮ್ಮೇಳನಾಧ್ಯಕ್ಷೆ ಎಚ್.ಎಸ್.ಶ್ರೀಮತಿ, ಗಿರೀಶ್ ಕೋಟೆ ಸೇರಿದಂತೆ ಮತ್ತಿತರಿದ್ದರು.

8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನಾಧ್ಯಕ್ಷೆ ಡಾ. ಎಚ್.ಎಸ್.ಶ್ರೀಮತಿ ಅಭಿಪ್ರಾಯ

ಮಹಿಳೆಯರಿಗೆ ಪುರುಷರಲ್ಲ, ವ್ಯವಸ್ಥೆಯೇ ವಿರುದ್ಧ

ವಿಕ ಸುದ್ದಿಲೋಕ ಬೆಂಗಳೂರು

ಪುರುಷರು ಮಹಿಳೆಯರಿಗೆ ವಿರುದ್ಧವಾಗಿದ್ದಾರೆಂದು ಭಾವಿಸಿದ್ದೆವು. ಆದರೆ ವ್ಯವಸ್ಥೆಯೇ ಮಹಿಳೆಯರ ವಿರುದ್ಧವಾಗಿದೆ ಎಂದು 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನಾಧ್ಯಕ್ಷೆ ಡಾ. ಎಚ್.ಎಸ್. ಶ್ರೀಮತಿ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಲೇಖಕಿಯರ ಸಂಘವು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದರು.

''ಲೇಖಕಿಯರು ಮತ್ತು ದಲಿತರು ಈ ಸಮಾಜದ ಅಂಚಿನ ಸಮುದಾಯವಾಗಿದ್ದು, ಸಂಘಟಿತರಾಗಿ ನಾವೂ ಈ ವ್ಯವಸ್ಥೆಯ ಅಸ್ತಿತ್ವ ಮತ್ತು ಸಂಕೇತ ಎಂಬುದನ್ನು ಸಾರಬೇಕಾಗಿದೆ. ಪಿತೃಪ್ರಧಾನ ವ್ಯವಸ್ಥೆಯು ಯಾರೋ ಮಾಡಿದ ವರ್ಗೀಕರಣ, ಸಾಮಾಜೀಕರಣ. ಹೆಣ್ಣಿನ ಬದುಕಿನಲ್ಲಿ ಪ್ರತಿ ವಿಷಯಕ್ಕೂ ನಿಯಮಗಳನ್ನು ಹೇರಲಾಗಿದೆ. ಅದರಿಂದ ಹೊರಬಂದು, ನಮ್ಮ ಬದುಕಿನ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದೇವೆಯೇ? ಎಂಬ ಪ್ರಶ್ನೆಯನ್ನು ನಮಗೆ ನಾವೇ ಹಾಕಿಕೊಳ್ಳಬೇಕು. ನಮ್ಮನ್ನು ನಾವು ಕಂಡುಕೊಳ್ಳುವ ಅರಿವೇ ಸ್ತ್ರೀವಾದವಾಗಿದ್ದು, ಇದರ ಬಗ್ಗೆ ಹೊಸ ತಲೆಮಾರಿಗೆ ತಿಳಿಸಬೇಕಿದೆ,'' ಎಂದರು.



ಬೆಂಗಳೂರಿನಲ್ಲಿ ಶನಿವಾರ ಆರಂಭಗೊಂಡ 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನಾಧ್ಯಕ್ಷೆ ಡಾ. ಎಚ್.ಎಸ್. ಶ್ರೀಮತಿ ಅವರನ್ನು ಸನ್ಮಾನಿಸಲಾಯಿತು.

ಭಾಷಾ ಪದಗಳ ಸಂಚನ್ನು ದಾಟುವ ಸವಾಲು

'ಭಾಷೆ: ಸಾಧ್ಯತೆ ಮತ್ತು ಸವಾಲುಗಳು' ಕುರಿತು ಮಾತನಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ''ಹೆಣ್ಣಿನ ಬಗ್ಗೆ ಬಳಕೆಯಾಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ. ಅಮ್ಮ, ಅಕ್ಕ, ಅಜ್ಜಿ ಪದಗಳಿಲ್ಲದ ಬಯ್ಗುಳಗಳೇ ಇಲ್ಲದ ದ್ವೇಷದ ಭಾಷೆ ಒಂದು ಕಡೆಗಿದೆ. ಹೆಣ್ಣನ್ನು ದೇವತೆ, ಮಾತೆ ಎಂದು ಕರೆಯುತ್ತಲೇ, ಪ್ರೀತಿಯ ಮಾತುಗಳಿಂದ ಆಕೆಯ ತುಟಿಗಳನ್ನು ಹೊಲಿಯುವ ಭಾಷೆಯೂ ಮತ್ತೊಂದು ಕಡೆಗಿದೆ. ಈ ಎರಡೂ ಸಂಚನ್ನು ದಾಟುವ ಸವಾಲು ನಮ್ಮ ಮುಂದಿದೆ. ಈ ದಿಕ್ಕಿನಲ್ಲಿ ಗೋಷ್ಠಿ ಬೆಳಕು ಚೆಲ್ಲುತ್ತದೆ,'' ಎಂದು ಹೇಳಿದರು.

ಸಂಬಂಧಗಳು ಸುಸಂಗತವಾಗಲಿ: ''ಹೆಣ್ಣಾಗಲಿ, ಗಂಡಾಗಲಿ ನಾನು ಯಾರ ಮೇಲೂ ದೌರ್ಜನ್ಯ ಮಾಡುವುದಿಲ್ಲ, ಶೋಷಿಸುವುದಿಲ್ಲ, ಅಗೌರವವಾಗಿ ನಡೆಸಿಕೊಳ್ಳುವುದಿಲ್ಲ, ಬದಲಿಗೆ ಪರಸ್ಪರ ಗೌರವಿಸುತ್ತೇನೆ, ಪ್ರೀತಿಸುತ್ತೇನೆ ಎಂಬ ಸ್ತ್ರೀವಾದದ ದಾರ್ಶನಿಕತೆಯ ಅರಿವು ನಮ್ಮೆಲ್ಲರದಾಗಬೇಕು. ಮನುಷ್ಯ ಸಂಬಂಧಗಳು ಸುಸಂಗತವಾಗಿರಬೇಕು,'' ಎಂದು ಆಶಿಸಿದರು.

ಚಿಂತಕ ರಾಜೇಂದ್ರ ಚೆನ್ನಿ ಮಾತನಾಡಿ, ''ಮಹಿಳಾ ಸಾಹಿತ್ಯದ ಬಗೆಗಿನ ಹುಸಿ ಚರಿತ್ರೆಯನ್ನು ಅಳಿಸಿ ಅಸಲಿ ಚರಿತ್ರೆಯನ್ನು ಪುನರ್ ರಚಿಸುವ ಅಗತ್ಯವಿದೆ. ಒಂದೆಡೆ ಮಹಿಳೆಯರಿಗೆ ವಿಪುಲ ಅವಕಾಶಗಳು ತೆರೆದುಕೊಳ್ಳುತ್ತಿದ್ದರೆ, ಮತ್ತೊಂದೆಡೆ ಅಮಾನುಷ ಹಿಂಸಾ ಪ್ರವೃತ್ತಿ ಹೆಚ್ಚಾಗುತ್ತಿದೆ,'' ಎಂದು ವಿಷಾದಿಸಿದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಎಚ್.ಎಲ್.ಪುಷ್ಪ ಮಾತನಾಡಿ, ''ಲೇಖಕಿಯರ ಸಂಘ ಎಂದರೆ ಕೇವಲ ಲೇಖಕಿಯರು ಮಾತ್ರ ಎಂಬ ಮಾತು ಮೊದಲಿನಿಂದ ಇತ್ತು. ಈ ಬಾರಿ ಪುರುಷರನ್ನು ಒಳಗೊಂಡಿದ್ದೇವೆ. ಈ ಕಾರಣಕ್ಕೆ ಕೆಲವು ಟೀಕೆಗಳಿಗೂ ಒಳಗಾಗಿದ್ದೇವೆ. ಸಾಹಿತ್ಯ ಪಥವು ಉತ್ತಮ ದಿಕ್ಕಿನತ್ತ ಸಾಗಲು ಪುರುಷರು-ಮಹಿಳೆಯರು ಜತೆಯಾಗಿ ಸಾಗಬೇಕು,'' ಎಂದರು.

'ಸಾಹಿತ್ಯದಲ್ಲಿ ಹೆಣ್ಣು ಭಾಷೆ' ಕುರಿತು ಡಾ. ಸುರೇಶ್ ನಾಗಲಮಡಿಕೆ, 'ಬಹುಮಾಧ್ಯಮಗಳು ಮತ್ತು ಹೆಣ್ಣು ಭಾಷೆ' ಕುರಿತು ಪ್ರೀತಿ ನಾಗರಾಜ್, 'ದೇಹ ಮತ್ತು ಭಾಷೆಯ ಹಂಗು-ನಡುವೆ ಸುಳಿವಾತ್ಮ' ಕುರಿತು ವಸುಧೇಂದ್ರ ಅವರು ವಿಷಯ ಮಂಡಿಸಿದರು. ಈ ವೇಳೆ ಪತ್ರಕರ್ತರಾದ ಕೆ. ಗಿರೀಶ್, ಡಾ. ಮಂಜುಶ್ರೀ ಕಡಕೋಳ, ಪ್ರಾಧ್ಯಾಪಕಿ ವತ್ಸಲಾ ಮೋಹನ್ ಮತ್ತಿತರರು ಗೋಷ್ಠಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಸಮ್ಮೇಳನದಲ್ಲಿ ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ವೂಡೇ ಪಿ.ಕೃಷ್ಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್.ಮಂಜುಳ ಉಪಸ್ಥಿತರಿದ್ದರು.

ಪುಸ್ತಕಗಳ ಬಿಡುಗಡೆ

ಇದೇ ವೇಳೆ ಸಮ್ಮೇಳನದ ಸ್ಮರಣ ಸಂಚಿಕೆ 'ವಿಶೇಷ ಲೇಖಕಿ' ಹಾಗೂ ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿ ಭಾರತಿ ಹೆಗಡೆಯವರು ಸಂಪಾದಿಸಿರುವ ಲೇಖಕಿಯರ ಆತ್ಮಕತನವನ್ನೊಳಗೊಂಡ 'ಲೇಖ ಲೋಕ - 9', ಕೆ.ಎಂ. ವಿಜಯಲಕ್ಷ್ಮೀ ಅವರ 'ಕರ್ನಾಟಕ ಲೇಖಕಿಯರ ಸಂಘ ನಡೆದು ಬಂದ ದಾರಿ' ಹಾಗೂ ಎಲ್.ವಿ. ಶಾಂತಕುಮಾರಿ ಅವರು ಅನುವಾದಿಸಿರುವ 'ಊರ್ಮಿಳಾ', ಕೃತಿಗಳು ಲೋಕಾರ್ಪಣೆಗೊಂಡವು. ಸಂಘದ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.

ಉದಯಕಾಲ
ಕನ್ನಡಿಗರ ಜೀವಾಳ



ಬೆಂಗಳೂರು: ನಗರದ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಮಾಜಿ ಅಧ್ಯಕ್ಷರು, ಮಾಜಿ ಮಹಾಪೌರರು ಹಾಗೂ ಶಿಕ್ಷಣ ತಜ್ಞರಾದ ದಿವಂಗತ ಕೆ.ಎಂ.ನಂಜಪ್ಪ ರವರ 113ನೇಯ ಜನ್ಮದಿನಾಚರಣೆಯ ಪ್ರಯುಕ್ತ ಶೇಷಾದ್ರಿಪುರಂ ಕಾಲೇಜಿನ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರದಲ್ಲಿ 700ಕ್ಕಿಂತ ಹೆಚ್ಚು ಜನ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

Bengaluru Edition
Mar 22, 2025 Page No. 2
Powered by: erelego.com

ಪ್ರಜಾ ಪ್ರಗತಿ

ರಕ್ತದಾನ ಮಾಡಿ ಜೀವ ಉಳಿಸಿ



ಬೆಂಗಳೂರು : ಮಹಾರಾಷ್ಟ್ರದಲ್ಲಿ ಮದುವೆಯ ವಾರ್ಷಿಕೋತ್ಸವ, ಜನ್ಮದಿನಾಚರಣೆಯ ಅಂಗವಾಗಿ ಹೆಚ್ಚು ಜನ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಾರೆ. ನಮ್ಮ ರಾಜ್ಯದ ಎಲ್ಲ ನಗರ ಮತ್ತು ಹಳ್ಳಿಗಳಲ್ಲಿ ಈ ಪರಿಪಾಠ ಬೆಳೆಯಬೇಕು ಎಂದು ಮಾಜಿ ಶಾಸಕರು ಹಾಗೂ ಸಹಕಾರಿ ಧುರೀಣರಾದ ಡಿ.ಆರ್.ಪಾಟೀಲ್ ಹೇಳಿದರು. ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಮಾಜಿ ಅಧ್ಯಕ್ಷರು, ಮಾಜಿ ಮಹಾಪೌರರು ಹಾಗೂ ಶಿಕ್ಷಣ ತಜ್ಞರಾದ ದಿವಂಗತ ಕೆ.ಎಂ.ನಂಜಪ್ಪನವರ113 ನೆಯ ಜನ್ಮದಿನಾಚರಣೆಯ ಪ್ರಯುಕ್ತ ಶೇಷಾದ್ರಿಪುರಂ ಕಾಲೇಜಿನ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಕೆ.ಎಂ.ನಂಜಪ್ಪನವರ 113ನೆಯ ಜನ್ಮದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಈ ರಕ್ತದಾನ ಶಿಬಿರ ಎಲ್ಲರ ಬದುಕಿನಲ್ಲೂ ಪ್ರೇರಣೆಯಾಗಲಿ ಎಂದು ಆಶಿಸಿದರು. ಜಾತಿ, ಮತ, ಪಂಥಗಳನ್ನು ಮೀರಿ ಮಾನವೀಯ ಪ್ರೀತಿ, ಮೈತ್ರಿಯೊಂದಿಗೆ ಈ ಮಹತ್ಕಾರ್ಯವನ್ನು ಕೈಗೊಂಡಿರುವ ಈ ಶಿಕ್ಷಣ ಸಂಸ್ಥೆಯ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು.ಕರ್ನಾಟಕ ಮತ್ತು ಗೋವಾದ ಎನ್.ಸಿ.ಸಿ. ಉಪ ಮಹಾನಿರ್ದೇಶಕರಾದ ಏರ್ ಕಮೋಡೋರ್ ಎಸ್.ಬಿ. ಅರುಣ್ ಕುಮಾರ್ ಅವರು ಮಾತನಾಡುತ್ತಾ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪ್ರೀತಿ ಮೂಡಿಸಲು ಈ ರೀತಿಯ ಶಿಬಿರಗಳು ಸದಾ ನಡೆಯಬೇಕು. ಆಗ ಮಾತ್ರ ಆರೋಗ್ಯಯುತ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಕರ್ನಾಟಕ ಸ್ವಯಂಪ್ರೇರಿತ ರಕ್ತದಾನಿಗಳ ಸಂಘ, ಎ.ಎಸ್.ಎಸ್.-ಎ.ಎ.ಆರ್. ಫೌಂಡೇಷನ್, ರೋಟರಿ ಮಿಡ್‌ಟೌನ್, ಯೂತ್ ರೆಡ್ ಕ್ರಾಸ್, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ವಿವಿಧ ಸಮೂಹ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಅಧ್ಯಾಪಕರು ಸೇರಿದಂತೆ 700ಕ್ಕಿಂತ ಹೆಚ್ಚು ಜನ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ನ್ಯಾಷನಲ್ ಇಂಟಿಗ್ರೇಟೆಡ್ ಫೋರಂ ಆಫ್ ಆರ್ಟಿಸ್ಟ್ ಅಂಡ್ ಆಕ್ಟಿವಿಸ್ಟ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಅಶ್ವಿನಿ ಎಸ್. ಶೆಟ್ಟಿ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ಡಾ. ವೂಡೇ ಪಿ. ಕೃಷ್ಣ, ಟ್ರಸ್ಟಿಗಳಾದ ಲಯನ್ ರಾಜು ಚಂದ್ರಶೇಖರ್, ಉಪಾಧ್ಯಕ್ಷರಾದ ಟಿ.ಎಸ್.ಹೆಂಜಾರಪ್ಪ, ಡಬ್ಲ್ಯೂ.ಎಚ್. ಅನಿಲ್‌ಕುಮಾರ್, ಬಿ.ಎಂ.ಪಾರ್ಥಸಾರಥಿ ಇದ್ದರು.

Bangalore Edition
Mar 21, 2025 Page No. 5
Powered by: erelego.com

is 21-03-2025-3
21 Mar 2025

POWERED BY. KHUSHIHOST®

IS
ಇಂದು ಸಂಜೆ


ನೈಜ ಸುದ್ದಿಗಳ ಸಮಗ್ರ ಚಿತ್ರಣ

INDU SANJE, Kannada evening daily

RNI: KAR/KAN/58071/93

Bangalore, Mysore, Mandya, Hassan, Kolar, Chikkaballapur, Chamarajnagara, Ramanagara, Hubbali Published simultaneously

'ನಗರ ಮತ್ತು ಹಳ್ಳಿಗಳಲ್ಲೂ ರಕ್ತದಾನದ ಪರಿಪಾಠ ಬೆಳೆಯಬೇಕು'



ಕೆ.ಆರ್.ಪುರ: ಮಹಾರಾಷ್ಟ್ರದಲ್ಲಿ ಮದುವೆಯ ವಾರ್ಷಿಕೋತ್ಸವ, ಜನ್ಮದಿನಾಚರಣೆಯ ಅಂಗವಾಗಿ ಹೆಚ್ಚು ಜನ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಾರೆ. ನಮ್ಮ ರಾಜ್ಯದ ಎಲ್ಲ ನಗರ ಮತ್ತು ಹಳ್ಳಿಗಳಲ್ಲಿ ಈ ಪರಿಪಾಠ ಬೆಳೆಯಬೇಕು ಎಂದು ಮಾಜಿ ಶಾಸಕರು ಹಾಗೂ ಸಹಕಾರಿ ಧುರೀಣರಾದ ಡಿ.ಆರ್.ಪಾಟೀಲ್ ಹೇಳಿದರು.

ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಮಾಜಿ ಅಧ್ಯಕ್ಷರು, ಮಾಜಿ ಮಹಾಪೌರರು ಹಾಗೂ ಶಿಕ್ಷಣ ತಜ್ಞರಾದ ದಿವಂಗತ ಕೆ.ಎಂ.ನಂಜಪ್ಪನವರ113 ನೆಯ ಜನ್ಮದಿನಾಚರಣೆಯ ಪ್ರಯುಕ್ತ ಶೇಷಾದ್ರಿಪುರಂ ಕಾಲೇಜಿನ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕೆ.ಎಂ.ನಂಜಪ್ಪನವರ 113ನೆಯ ಜನ್ಮದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಈ ರಕ್ತದಾನ ಶಿಬಿರ ಎಲ್ಲರ ಬದುಕಿನಲ್ಲೂ ಪ್ರೇರಣೆಯಾಗಲಿ ಎಂದು ಆಶಿಸಿದರು. ಜಾತಿ, ಮತ, ಪಂಥಗಳನ್ನು ಮೀರಿ ಮಾನವೀಯ ಪ್ರೀತಿ, ಮೈತ್ರಿಯೊಂದಿಗೆ ಈ ಮಹತ್ಕಾರ್ಯವನ್ನು ಕೈಗೊಂಡಿರುವ ಈ ಶಿಕ್ಷಣ ಸಂಸ್ಥೆಯ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು.

ಕರ್ನಾಟಕ ಮತ್ತು ಗೋವಾದ ಎನ್.ಸಿ.ಸಿ. ಉಪ ಮಹಾನಿರ್ದೇಶಕರಾದ ಏರ್ ಕಮೋಡೋರ್ ಎಸ್.ಬಿ. ಅರುಣ್ ಕುಮಾರ್ ಅವರು ಮಾತನಾಡುತ್ತಾ ?ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪ್ರೀತಿ ಮೂಡಿಸಲು ಈ ರೀತಿಯ ಶಿಬಿರಗಳು ಸದಾ ನಡೆಯಬೇಕು. ಆಗ ಮಾತ್ರ ಆರೋಗ್ಯಯುತ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದರು.

ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕರ್ನಾಟಕ ಸ್ವಯಂಪ್ರೇರಿತ ರಕ್ತದಾನಿಗಳ ಸಂಘ, ಎ.ಎಸ್.ಎಸ್.–ಎ.ಎ.ಆರ್. ಫೌಂಡೇಷನ್, ರೋಟರಿ ಮಿಡ್ಟೌನ್, ಯೂತ್ ರೆಡ್ಕ್ರಾಸ್, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ವಿವಿಧ ಸಮೂಹ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಅಧ್ಯಾಪಕರು ಸೇರಿದಂತೆ 700ಕ್ಕಿಂತ ಹೆಚ್ಚು ಜನ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ನ್ಯಾಷನಲ್ ಇಂಟಿಗ್ರೇಟೆಡ್ ಫೋರಂ ಆಫ್ ಆರ್ಟಿಸ್ಟ್ ಅಂಡ್ ಆಕ್ಟಿವಿಸ್ಟ್ಸ್ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಅಶ್ವಿನಿ ಎಸ್. ಶೆಟ್ಟಿ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ಡಾ. ವೂಡೇ ಪಿ. ಕೃಷ್ಣ, ಟ್ರಸ್ಟಿಗಳಾದ ಲಯನ್ ರಾಜು ಚಂದ್ರಶೇಖರ್, ಉಪಾಧ್ಯಕ್ಷರಾದ ಟಿ.ಎಸ್.ಹೆಂಜಾರಪ್ಪ, ಡಬ್ಲ್ಯೂ.ಎಚ್. ಅನಿಲ್ಕುಮಾರ್, ಬಿ.ಎಂ.ಪಾರ್ಥಸಾರಥಿ ಇದ್ದರು.

ವಿಜಯ ಕರ್ನಾಟಕ ಭಾನುವಾರ,16 ಮಾರ್ಚ್ 2025

ಲೇಖಕಿಯರ ಸಮ್ಮೇಳನ 22ರಿಂದ



ವಿಕ ಸುದ್ದಿಲೋಕ ಬೆಂಗಳೂರು

ಕರ್ನಾಟಕ ಲೇಖಕಿಯರ ಸಂಘವು ನಗರದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆವರಣದಲ್ಲಿನ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಮಾ.22 ಮತ್ತು 23ರಂದು 8ನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನವನ್ನು ಆಯೋಜಿಸಿದೆ.

''ಮಾ.22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಸ್ತ್ರೀವಾದಿ ಚಿಂತಕಿ ಡಾ. ಎಚ್.ಎಸ್.ಶ್ರೀಮತಿ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಚಿಂತಕ ರಾಜೇಂದ್ರ ಚೆನ್ನಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ವೂಡೇ ಪಿ.ಕೃಷ್ಣ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ,'' ಎಂದು ಸಂಘದ ಅಧ್ಯಕ್ಷೆ ಡಾ. ಎಚ್.ಎಲ್.ಪುಷ್ಪ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

''ಮಾ.23ರ ಸಂಜೆ 5ಗಂಟೆಗೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಖಕಿ ಬಾನು ಮುಷ್ತಾಕ್ ವಹಿಸಲಿದ್ದು, ಸಚಿವ ಶಿವರಾಜ್ ತಂಗಡಗಿ ಸಮಾರೋಪ ಭಾಷಣ ಮಾಡಲಿದ್ದಾರೆ. ಪಿ.ಜಿ.ಆರ್. ಸಿಂಧ್ಯ, ಡಾ. ವಸುಂಧರಾ ಭೂಪತಿ, ಡಾ. ಎಲ್.ಹನುಮಂತಯ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ,'' ಎಂದು ಹೇಳಿದರು.

''2 ದಿನಗಳ ಸಮ್ಮೇಳನದಲ್ಲಿ ನಿಯತಕಾಲಿಕೆ ಮತ್ತು ಕೃತಿಗಳ ಲೋಕಾರ್ಪಣೆ, ಕರ್ನಾಟಕ ಲೇಖಕಿಯರ ಸಂಘದ ಮಾಜಿ ಅಧ್ಯಕ್ಷರಿಗೆ ಸನ್ಮಾನ, 3 ವಿಚಾರಗೋಷ್ಠಿ, 2 ಕವಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ,'' ಎಂದು ತಿಳಿಸಿದರು.

ಈ ವೇಳೆ ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿ ಭಾರತಿ ಹೆಗಡೆ, ಸಹ ಕಾರ್ಯದರ್ಶಿ ಸುಮಾ ಸತೀಶ್, ಖಜಾಂಚಿ ಹಾ.ವಿ.ಮಂಜುಳಾ ಶಿವಾನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಶ್ವವಾರಿಧಿ

MARCH 2025, 14 ಶುಕ್ರವಾರ, ಮಾರ್ಚ್

ಮಾನವ ಸಂಪನ್ಮೂಲಕ್ಕೆ ಪರ್ಯಾಯವಾಗಲು ಸಾಧ್ಯವಿಲ್ಲ: ನಾಡೋಜ ವೂಡೆ ಪಿ.ಕೃಷ್ಣ

ವಿಶ್ವ ವಾರಿಧಿ । ಯಲಹಂಕ

ಪ್ರಸ್ತುತ ತಂತ್ರಾಂಶದ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆಯು ಎಷ್ಟೇ ಬೆಳೆದರೂ ಸಹ ಮಾನವ ಸಂಪನ್ಮೂಲಕ್ಕೆ ಪರ್ಯಾಯ ವಾಗಲು ಸಾಧ್ಯವಿಲ್ಲ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೆ ಪಿ.ಕೃಷ್ಣ ಅಭಿಪ್ರಾಯಪಟ್ಟರು.

ಶೇಷಾದ್ರಿಪುರಂ ಸಮೂಹ ಸಂಸ್ಥೆಯ ವತಿಯಿಂದ ಯಲಹಂಕ ಉಪನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಏರ್ಪಡಿಸಿದ್ದ 'ಮಾನವ ಸಂಪನ್ಮೂಲ ಸಮಾವೇಶ' ಉದ್ಘಾಟಿಸಿ ಮಾತನಾಡಿದ ಅವರು ಕೃತಕ ಬುದ್ಧಿಮತ್ತೆ ಯಲ್ಲಿ ತಾಂತ್ರಿಕ ಅಂಶಗಳನ್ನು ಗಳಿಸಿಕೊಳ್ಳಬಹುದೇ ಹೊರತು ನಮ್ಮ ಸಂಸ್ಕೃತಿ, ಸಂಸ್ಕಾರದಿಂದ ಬರುವ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.



ಕಾರ್ಯಕ್ರಮ ಉದ್ದೇಶಿಸಿ ಟಿ.ವಿ.ಎಸ್. ಮೋಟಾರ್ಸ್‌ನ ಹಿರಿಯ ಉಪಾಧ್ಯಕ್ಷ ಡಾ.ದೇವ ರಾಜನ್ ಮಾತನಾಡಿ 'ಭವಿಷ್ಯದ ಭಾರತದ ಅಭಿವೃದ್ಧಿಯಲ್ಲಿ ಉತ್ಪಾದನಾ ಕ್ಷೇತ್ರ ಪ್ರಮುಖ ಪಾತ್ರ ವಹಿಸಲಿದೆ, ಈ ನಿಟ್ಟಿನಲ್ಲಿ ಉತ್ಪಾದನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಅಗತ್ಯವಿರುವ ಜ್ಞಾನಾ ರ್ಜನೆಗೂ ಸಹ ಒತ್ತು ನೀಡಬೇಕು' ಎಂದು ಸಲಹೆ ನೀಡಿದರು. ಸಮಾವೇಶದಲ್ಲಿ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಜಂಟಿ ಕಾರ್ಯದರ್ಶಿ ಎಸ್.ಶೇಷ ನಾರಾಯಣ, ಐ.ಐ.ಎಂ.ನ ನಿವೃತ್ತ ಪ್ರಾಧ್ಯಾಪಕ ಪ್ರೊ.ಆರ್.ರವಿಕುಮಾರ್, ಜೆ.ಪಿ.ಮಾರ್ಗನ್, ವಿನೋದ್ ರಾಜ್ ಸೇರಿದಂತೆ ಇನ್ನಿತರರಿದ್ದರು.

ಸಮಾವೇಶದಲ್ಲಿ ಹಣಕಾಸು, ಐಟಿ, ಮಾನವ ಸಂಪನ್ಮೂಲ ಮತ್ತು ಮಾರುಕಟ್ಟೆ ಕ್ಷೇತ್ರದಲ್ಲಿ ಭವಿಷ್ಯದ ಬೆಳವಣಿಗೆ, ಸವಾಲುಗಳು, ಅಗತ್ಯ ಸಿದ್ಧತೆಗಳನ್ನು ಕುರಿತು ವಿವಿಧ ಸಂಸ್ಥೆಗಳ ಮಾನವ ಸಂಪನ್ಮೂಲ ತಜ್ಞರು ತಮ್ಮ ನಿಲುವನ್ನು ವ್ಯಕ್ತಪಡಿಸಿದರು.


ಕನ್ನಡಪ್ರಭ
ಸಂಪಾದಕೀಯ
ಶುಕ್ರವಾರ 14.03.2025

ಮಾನವನ ಕೆಲಸಕ್ಕೆ ಎಐ ಪರ್ಯಾಯವಲ್ಲ

ವೂಡೆ ಪಿ.ಕೃಷ್ಣ ಅಭಿಪ್ರಾಯ | ಮಾನವ ಸಂಪನ್ಮೂಲ ಸಮಾವೇಶ

• **ಕನ್ನಡಪ್ರಭ ವಾರ್ತೆ** ಯಲಹಂಕ

ಪ್ರಸ್ತುತ ತಂತ್ರಾಂಶದ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆಯು ಎಷ್ಟೇ ಬೆಳೆದರೂ ಮಾನವ ಸಂಪನ್ಮೂಲಕ್ಕೆ ಪರ್ಯಾಯ ವಾಗಲು ಸಾಧ್ಯವಿಲ್ಲ ಎಂದು ಶೇಷಾದ್ರಿ ಪುರಂ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೆ ಪಿ.ಕೃಷ್ಣ ಅಭಿಪ್ರಾಯ ಪಟ್ಟರು. ಯಲಹಂಕ ಉಪನಗರದ ಶೇಷಾದ್ರಿ ಪುರಂ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಾನವ ಸಂಪನ್ಮೂಲ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಕೃತಕ ಬುದ್ಧಿಮತ್ತೆ ಯಲ್ಲಿ ತಾಂತ್ರಿಕ ಅಂಶಗಳನ್ನು ಗಳಿಸಿಕೊಳ್ಳಬಹುದೇ ಹೊರತು ನಮ್ಮ ಸಂಸ್ಕೃತಿ, ಸಂಸ್ಕಾರದಿಂದ ಬರುವ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.



ಮಾನವ ಸಂಪನ್ಮೂಲ ಸಮಾವೇಶವನ್ನು ನಾಡೋಜ ವೂಡೆ ಪಿ.ಕೃಷ್ಣ ಉದ್ಘಾಟಿಸಿದರು.

ಟಿವಿಎಸ್ ಮೋಟಾರ್ಸ್ ಹಿರಿಯ ಉಪಾಧ್ಯಕ್ಷ ಡಾ.ದೇವರಾಜನ್ ಮಾತನಾಡಿ, ಭವಿಷ್ಯದಲ್ಲಿ ಭಾರತದ ಅಭಿವೃದ್ಧಿಯಲ್ಲಿ ಉತ್ಪಾದನಾ ಕ್ಷೇತ್ರ ಪ್ರಮುಖ ಪಾತ್ರ ವಹಿಸಲಿದೆ ಎಂದರು.

ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಜಂಟಿ ಕಾರ್ಯದರ್ಶಿ ಎಸ್.ಶೇಷನಾರಾಯಣ, ಐಎಂನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಆರ್. ರವಿಕುಮಾರ್, ಜೆ.ಪಿ.ಮಾರ್ಗನ್, ವಿನೋದ್ ರಾಜ್ ಇದ್ದರು.

ಪ್ರಜಾವಾಣಿ
ಬುಧವಾರ ● ಮಾರ್ಚ್ 12, 2025

ಮನುಷ್ಯನಿಗೆ ಎ.ಐ ಪರ್ಯಾಯವಲ್ಲ: ವೂಡೇ ಪಿ. ಕೃಷ್ಣ

ಪ್ರಜಾವಾಣಿ ವಾರ್ತೆ

ಯಲಹಂಕ: 'ಎ.ಐ ತಂತ್ರಜ್ಞಾನ ಎಷ್ಟೇ ಬೆಳೆದರೂ ಮಾನವನಲ್ಲಿರುವ ಮೌಲ್ಯಗಳು ಹಾಗೂ ಸಂಸ್ಕೃತಿಯಿಂದ ಬರುವ ಸಂಸ್ಕಾರವನ್ನು ಅಳವಡಿಸಿಕೊಳ್ಳಲು ಅದಕ್ಕೆ ಸಾಧ್ಯವಿಲ್ಲ' ಎಂದು ಶಿಕ್ಷಣತಜ್ಞ ವೂಡೇ ಪಿ. ಕೃಷ್ಣ ಅಭಿಪ್ರಾಯಪಟ್ಟರು.

ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮಾನವ ಸಂಪನ್ಮೂಲ ಕುರಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆಯನ್ನು ಮಾನವ ಸಂಪನ್ಮೂಲಕ್ಕೆ ಪರ್ಯಾಯವಾಗಿಸಲು ಸಾಧ್ಯವಿಲ್ಲ ಎಂದರು.

ಟಿವಿಎಸ್ ಮೋಟಾರ್ಸ್‌ನ ಹಿರಿಯ ಉಪಾಧ್ಯಕ್ಷ ಡಾ.ದೇವರಾಜನ್ ಮಾತನಾಡಿ, ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಉತ್ಪಾದನಾ ಕ್ಷೇತ್ರವು ಪ್ರಮುಖಪಾತ್ರ ವಹಿಸಲಿದೆ ಎಂದರು.

ಜೆಪಿ ಮೋರ್ಗನ್ ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ವಿನೋದ್‌ರಾಜ್, ಐಐಎಂನ ನಿವೃತ್ತ ಪ್ರಾಧ್ಯಾಪಕ ಪ್ರೊ. ಆರ್.ರವಿಕುಮಾರ್, ಶೇಷಾದ್ರಿಪುರ ಶಿಕ್ಷಣದತ್ತಿಯ ಜಂಟಿ ಕಾರ್ಯದರ್ಶಿ ಎಸ್.ಶೇಷನಾರಾಯಣ, ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎನ್.ವೆಂಕಟೇಶ್ ಉಪಸ್ಥಿತರಿದ್ದರು.

ಕನ್ನಡಪ್ರಭ
Mar 11, 2025

ರಾಜಕಾರಣಿಗೆ ಜನಸೇವೆ ಮಾಡುವ ಬದ್ಧತೆ ಇರಲಿ



ತೀರ್ಥಹಳ್ಳಿ ತಾಲೂಕು ಹಾರೋಗುಳಿಗೆಯಲ್ಲಿ ಭಾನುವಾರ ಸಂಜೆ ಆರಂಭಗೊಂಡ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ಮಾಜಿ ಶಾಸಕ ಡಿ.ಆರ್.ಪಾಟೀಲ್ ಉದ್ಘಾಟಿಸಿದರು.

ತೀರ್ಥಹಳ್ಳಿ: ರಾಜಕಾರಣಿಯಾದವನು ಯಾವುದೇ ಫಲಾಪೇಕ್ಷೆ ಇಲ್ಲದೆ ಜನಪರವಾಗಿ ಜನಸೇವೆ ಮಾಡುವ ಬದ್ಧತೆಯನ್ನು ಹೊಂದಿರಬೇಕು. ಈ ರಾಜ್ಯ ಕಂಡಿರುವ ಪ್ರಾಮಾಣಿಕ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮಾಜಿ ಮುಖ್ಯಮಂತ್ರಿ ಕಡಿದಾಳು ಮಂಜಪ್ಪನವರು ಇಂದಿನ ರಾಜಕಾರಣಿಗಳಿಗೆ ಆದರ್ಶಪ್ರಾಯರಾಗಿದ್ದಾರೆ ಎಂದು ಹಿರಿಯ ರಾಜಕಾರಣಿ, ಮಾಜಿ ಶಾಸಕ ಡಿ.ಆರ್.ಪಾಟೀಲ್ ಅಭಿಪ್ರಾಯಪಟ್ಟರು.

ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಂಗಾ ಮಹಾವಿದ್ಯಾಲಯ ಮತ್ತು ಹಾರೋಗುಳಿಗೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಗಾಂಧಿ ತತ್ವ ಪ್ರಣೀತ ರಾಜ್ಯ ಮಟ್ಟದ ಯುವಜನ ಶಿಬಿರ ಮತ್ತು ಮಾಜಿ ಮುಖ್ಯಮಂತ್ರಿ ದಿ.ಕಡಿದಾಳು ಮಂಜಪ್ಪ ಸಂಸ್ಮರಣೆಯ ಅಂಗವಾಗಿ ತಾಲೂಕಿನ ಹಾರೋಗುಳಿಗೆಯಲ್ಲಿರುವ ಕಡಿದಾಳು ಮಂಜಪ್ಪ ಸಭಾಭವನದಲ್ಲಿ ಭಾನುವಾರ ಸಂಜೆ ಆರಂಭಗೊಂಡ ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕುರ್ಚಿಯ ಸಲುವಾಗಿ ದೇಶದ ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಅತ್ಯಂತ ಆತಂಕಕಾರಿಯಾಗಿದೆ. ಶುದ್ಧ ರಾಜಕಾರಣದ ದೃಷ್ಟಿಯಿಂದ ಮತದಾರರು ಪಕ್ಷ, ಪಾರ್ಟಿ ಎಣಿಸದೇ ಶುದ್ಧ ಹಸ್ತರನ್ನು ಚುನಾಯಿಸುವ ಅನಿವಾರ್ಯತೆ ಇದೆ ಎಂದರು.

ಕಡಿದಾಳು ಮಂಜಪ್ಪನವರು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಪಡೆಯಬಹುದಾಗಿದ್ದ ಒಂದು ಎಕರೆ ಭೂಮಿಯನ್ನು ತಿರಸ್ಕರಿಸಿದವರು. ಇಂತಹಾ ಮೌಲ್ಯಾಧಾರಿತ ವ್ಯಕ್ತಿಗಳ ಹಾದಿಯಲ್ಲಿ ಯುವ ಜನತೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಮಾಜಿಸಚಿವಕಿಮ್ಮನೆರತ್ನಾಕರ್‌ಮಾತನಾಡಿ,ವಿದ್ಯಾವಂತರಿಂದಾಗಿಯೇ ಇಂದಿನ ಸಮಾಜ ಕಲುಷಿತಗೊಳ್ಳುತ್ತಿದ್ದು, ಶಿಕ್ಷಣ ಪಡೆದವರಿಗಿಂತ ಅನಕ್ಷರಸ್ಥರೇ ಮೇಲು ಎಂದ ಅವರು, ಕಡಿದಾಳರು ಈ ನಾಡಿನ ಆಸ್ತಿಯಂತಿದ್ದು, ಅವರ ತ್ಯಾಗದಲ್ಲಿ ಮನಸ್ಸನ್ನು ಬದಲಿಸುವ ಶಕ್ತಿಯೂ ಇದೆ ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಮನುಕುಲ ಇರುವವರೆಗೂ ಮಹಾತ್ಮಗಾಂಧಿ ಪ್ರಸ್ತುತರಾಗಿರುತ್ತಾರೆ. ಶ್ರಮಜೀವಿಗಳನ್ನು ತಮ್ಮ ಹೃದಯದಿಂದ ನೋಡುತ್ತಿದ್ದ ಕಡಿದಾಳರು ಕೂಡಾ ಜೀತದಾಳುಗಳು, ಭೂ ಮಾಲೀಕರಾಗಬೇಕೆಂಬ ಕನಸು ಕಂಡವರಲ್ಲಿ ಮೊದಲಿಗರಾಗಿದ್ದರು. ಅಂತವರ ಸ್ಮರಣೆಯ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಯುವ ಜನತೆ ಅದೃಷ್ಟವಂತರಾಗಿದ್ದು, ದೇಶ ಕಟ್ಟುವ ಕಾಯಕದಲ್ಲಿ ಸ್ಫೂರ್ತಿಯಿಂದ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು.

ವೇದಿಕೆಯಲ್ಲಿ ನಾಡೋಜ ಡಾ.ವೂಡೇ ಪಿ ಕೃಷ್ಣ, ಪ್ರೊ.ಜೆ.ಎಲ್ ಪದ್ಮನಾಭ, ಪ್ರೊ.ಜಿ.ಬಿ.ಶಿವರಾಜ್, ಡಾ.ಆರ್.ಕುಮಾರಸ್ವಾಮಿ, ಪಿ.ವಿ. ಮಹಾಬಲೇಶ್, ಹಾರೋಗುಳಿಗೆ ಗ್ರಾಪಂ ಅಧ್ಯಕ್ಷೆ ಭಾರತಿ ಮೌನೇಶ್, ಕಡಿದಾಳು ಮಂಜಪ್ಪ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.

ಕನ್ನಡಪ್ರಭ
ಶುಕ್ರವಾರ 28.02.2025
ಬೆಂಗಳೂರು

ಬೇಸರ ಸಾಮಾಜಿಕ ಜಾಲತಾಣಗಳಲ್ಲಿ ಸತ್ಯ ತಿರುಚುವ ಕೆಲಸ | 'ಗಾಂಧಿ ಸಿನಿಮಾ ಕ್ಲಬ್' ಉದ್ಘಾಟನೆ

ಗಾಂಧೀಜಿ ಬಗ್ಗೆ ಅಪಪ್ರಚಾರ: ಕಾಸರವಳ್ಳಿ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅಪಪ್ರಚಾರ ನಡೆಸಲಾಗುತ್ತಿದ್ದು, ಸತ್ಯ ತಿರುಚುವ ಕೆಲಸ ನಡೆಯುತ್ತಿದೆ ಎಂದು ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಗಾಂಧಿ ಭವನದಲ್ಲಿ ಗುರುವಾರ ಆಯೋಜಿಸಿದ್ದ 'ಗಾಂಧಿ ಸಿನಿಮಾ ಕ್ಲಬ್' ಉದ್ಘಾಟನೆ, ಸಿನಿಮಾ ಪ್ರದರ್ಶನ ಮತ್ತು ಸಂವಾದ ಸರಣಿಗೆ ಚಾಲನೆ ನೀಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಕುರಿತು ಮಾಡುತ್ತಿರುವ ಅಪಪ್ರಚಾರದಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಉಂಟು ಮಾಡುತ್ತದೆ. ಗಾಂಧೀಜಿ ಬಗ್ಗೆ ಅರಿತುಕೊಳ್ಳಬೇಕೆಂದರೆ ಅದು ಸಿನಿಮಾಗಳ ಮೂಲಕ ಮಾತ್ರ ಸಾಧ್ಯ. ಗಾಂಧೀಜಿಯವರ ಜೀವನ, ಆದರ್ಶ ಮತ್ತು ವ್ಯಕ್ತಿತ್ವವನ್ನು ಸಿನಿಮಾಗಳಲ್ಲಿ ಉತ್ತಮವಾಗಿ ಚಿತ್ರಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ರಿಚರ್ಡ್ ಆಟೆನ್ ಬರೋ ನಿರ್ದೇಶನದ 'ಗಾಂಧಿ' ಸಿನಿಮಾ ಪ್ರದರ್ಶಿಸಲಾಯಿತು. ಗಾಂಧಿವಾದಿ ಇ.ಪಿ.ಮೆನನ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ, ಕಾರ್ಯಾಧ್ಯಕ್ಷ ಎನ್.ಆರ್.ವಿಶುಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಕೊಂಡಜ್ಜಿ ಮತ್ತಿತರರು ಉಪಸ್ಥಿತರಿದ್ದರು.



ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಗಾಂಧಿ ಸಿನಿಮಾ ಕ್ಲಬ್ ಅನ್ನು ಉದ್ಘಾಟಿಸಿದರು. ಗಾಂಧಿವಾದಿ ಇ.ಪಿ.ಮೆನನ್, ನಿಧಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ, ಕಾರ್ಯಾಧ್ಯಕ್ಷ ಎನ್.ಆರ್.ವಿಶುಕುಮಾರ್, ಮಾಜಿ ಶಾಸಕ ಮೋಹನ್ ಕೊಂಡಜ್ಜಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಶುಕ್ರವಾರ • ಫೆಬ್ರುವರಿ 28, 2025

'ಗಾಂಧೀಜಿ ಆದರ್ಶ, ಮೌಲ್ಯ ಪಾಲಿಸಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಗಾಂಧೀಜಿ ಅವರ ಅಹಿಂಸಾ ತತ್ವಗಳು ಮತ್ತು ಸರ್ವೋದಯ ಸಿದ್ಧಾಂತಗಳನ್ನು ಯುವಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು' ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹೇಳಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 'ಗಾಂಧಿ ಸಿನಿಮಾ ಕ್ಲಬ್' ಉದ್ಘಾಟಿಸಿ, ಸಂವಾದ ಸರಣಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, 'ಗಾಂಧೀಜಿ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿಗಳನ್ನು ಹರಿಬಿಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅವರ ಬಗ್ಗೆ ವಾಸ್ತವ ತಿಳಿದುಕೊಳ್ಳಲು ಸಾಹಿತ್ಯ ಕೃತಿಗಳನ್ನು ಓದಬೇಕು. ಗಾಂಧೀಜಿ ಅವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ ಬಳಿಕ ಸ್ವಾತಂತ್ರ್ಯ ಹೋರಾಟದ ಸ್ವರೂಪವನ್ನೇ ಬದಲಾಯಿಸಿದರು' ಎಂದರು.



ಕಾರ್ಯಕ್ರಮದಲ್ಲಿ ಗಿರೀಶ್ ಕಾಸರವಳ್ಳಿ ಅವರು (ಎಡದಿಂದ ಮೂರನೆಯವರು) 'ಗಾಂಧಿ ಸಿನಿಮಾ ಕ್ಲಬ್' ಉದ್ಘಾಟಿಸಿದರು. (ಎಡದಿಂದ) ವೂಡೇ ಪಿ. ಕೃಷ್ಣ, ಎನ್‌. ಆರ್‌. ವಿಶುಕುಮಾರ್, ಇ.ಕೆ. ಮೆನನ್, ಕೊಂಡಜ್ಜಿ ಮೋಹನ್ ಮತ್ತು ವಿಜಯ್ ಹನಕೆರೆ ಉಪಸ್ಥಿತರಿದ್ದರು ಪ್ರಜಾವಾಣಿ ಚಿತ್ರ

'ಗಾಂಧೀಜಿ ಅವರ ಜೀವನ ಚರಿತ್ರೆ ಹಾಗೂ ತತ್ವಗಳ ಮೇಲೆ ಅನೇಕ ಚಲನಚಿತ್ರಗಳು ಬಂದಿವೆ. ಅವರ ಹೆಸರನ್ನು ಬಳಸಿಕೊಂಡು ಕಮರ್ಷಿಯಲ್ ಚಿತ್ರಗಳನ್ನೂ ನಿರ್ಮಿಸಲಾಗಿದೆ. ಇವುಗಳ ನಡುವಿನ ವ್ಯತ್ಯಾಸವನ್ನು ಗುರುತಿಸಬೇಕು. ಗಾಂಧೀಜಿ ಅವರು ಭಿನ್ನಾಭಿಪ್ರಾಯ ಇರುವ ವ್ಯಕ್ತಿಗಳ ಜತೆಗೂ ಆರೋಗ್ಯಕರ ಸಂವಾದ ನಡೆಸಿ, ವಿಶ್ವಾಸಕ್ಕೆ ಪಡೆಯುತ್ತಿದ್ದರು. ಇಂದಿನ ಪರಿಸ್ಥಿತಿಗೆ ಈ ರೀತಿಯ ಸಂವಾದಗಳು ಅಗತ್ಯ' ಎಂದು ಹೇಳಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, 'ನಿಧನದ ನಂತರವೂ ತತ್ವಾದರ್ಶಗಳು ಶಾಶ್ವತವಾಗಿ ಉಳಿಯುತ್ತವೆ. ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರು ಮರೆಯಬಾರದು. ಅವರ ತತ್ವ, ಸಿದ್ಧಾಂತ, ವಿಚಾರಗಳು ಸರ್ವಕಾಲಕ್ಕೂ ಪ್ರಸ್ತುತ' ಎಂದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಕಾರ್ಯಾಧ್ಯಕ್ಷ ಎನ್‌.ಆರ್‌. ವಿಶುಕುಮಾರ್, 'ಗಾಂಧಿ ಮತ್ತು ಅಂಬೇಡ್ಕರ್ ಜಗತ್ತಿನ ಎರಡು ಕಣ್ಣುಗಳು. ಇಂತಹ ವ್ಯಕ್ತಿಗಳ ಮೇಲೆ ಅನಗತ್ಯ ದ್ವೇಷ ಸಾಧಿಸಬಾರದು' ಎಂದು ಹೇಳಿದರು.

ವಿಜಯನಗರ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಶರಣ ಬಸವ ಅವರು 'ಗಾಂಧೀಜಿ ಅವರ ತತ್ವಾದರ್ಶಗಳ ಪ್ರಸ್ತುತತೆ' ಬಗ್ಗೆ ಮಾತನಾಡಿದರು.

ಬಳಿಕ 'ಗಾಂಧಿ' ಸಿನಿಮಾ ಪ್ರದರ್ಶಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಚಲನಚಿತ್ರ ವೀಕ್ಷಿಸಿದರು.

ಸಂಯುಕ್ತ ಕರ್ನಾಟಕ
ಶುಕ್ರವಾರ 28 ಫೆಬ್ರವರಿ 2025
ಬೆಂಗಳೂರು | BENGALURU

ಗಾಂಧೀಜಿ ತತ್ವಾದರ್ಶಗಳ ಭಂಡಾರ

ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಮತ

ಬೆಂಗಳೂರು: ಗಾಂಧೀಜಿ ಕೇವಲ ವ್ಯಕ್ತಿ ಮಾತ್ರವಲ್ಲ ಆದರ್ಶ, ದುಕಿನ ಶಿಲ್ಪಿ, ತತ್ವಾದರ್ಶಗಳ ಭಂಡಾರ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ 'ಗಾಂಧಿ ಸಿನಿಮಾ ಕ್ಲಬ್ ಉದ್ಘಾಟನೆ ಮತ್ತು ಸಿನಿಮಾ ಪ್ರದರ್ಶನ ಮತ್ತು ಸಂವಾದ ಸರಣಿಗೆ' ಚಾಲನೆ ನೀಡಿ ಬಳಿಕ ಮಾತನಾಡಿ ಅವರು, ಗಾಂಧಿ ಮೌಲ್ಯಗಳು ಕುರಿತು ಇನ್ನಷ್ಟು ಚಿತ್ರಗಳು ಬರಲಿ ಸಾಮಾಜಿಕ ಜಾಲತಾಣಗಳ ಮೂಲಕ ಗಾಂಧಿಯ ಅಪಪ್ರಚಾರ ಮಾಡಲಾಗುತ್ತಿದ್ದು ಗಾಂಧಿಯನ್ನು ಒಬ್ಬ ವ್ಯಕ್ತಿಯನ್ನಾಗಿ ನೋಡದೆ ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ ಮಾತನಾಡಿ, ಇದೀಗ ಗಾಂಧೀಜಿಯವರು ನಮ್ಮೊಂದಿಗೆ ಇಲ್ಲದಿರಬಹುದು, ಆದರೆ ಅವರ ವಿಚಾರಧಾರೆಗಳು, ಮೌಲ್ಯಗಳು ಯಾವಾಗಲೂ ನಮ್ಮಲ್ಲಿರುತ್ತವೆ ಎಂದರು. ಕಾರ್ಯಾಧ್ಯಕ್ಷ ಎನ್.ಆರ್ ವಿಶುಕುಮಾರ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆಶಯ ನುಡಿದರು. ಗಾಂಧಿ ಬಳಗದ ಸದಸ್ಯರಾದ ಕೊಂಡಜ್ಜಿ ಮೋಹನ್, ಪಿ.ಕೆ ಮೆನನ್, ವಿಜಯ್ ಹಣ್ಣಿಕೇರಿ ಮತ್ತಿತರರಿದ್ದರು.



ಗಾಂಧಿಭವನದಲ್ಲಿ ನಡೆದ ಗಾಂಧಿ ಸಿನಿಮಾ ಕ್ಲಬ್ ಉದ್ಘಾಟನೆ, ಸಿನಿಮಾ ಪ್ರದರ್ಶನ ಮತ್ತು ಸಂವಾದ ಸರಣಿಗೆ ನಿರ್ದೇಶಕ ಗಿರೀಶ್ ಕಾಸರವಳ್ಳಿ ಚಾಲನೆ ನೀಡಿದರು

> ಶತ್ರುಗಳನ್ನು ಕೇವಲ ಶೌರ್ಯ ಹಾಗೂ ವೀರ ತನದಿಂದ ಗೆಲ್ಲದೆ ಮಾತೃ ಹೃದಯದಿಂದ ಗೆಲ್ಲುವ ಶಕ್ತಿಯನ್ನು ಗಾಂಧೀಜಿಯವರಿಂದ ನಾವು ಕಲಿತುಕೊಳ್ಳಬೇಕಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಕುರಿತು ಅಪಪ್ರಚಾರ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ನಿಜವಾಗಿಯೂ ಗಾಂಧೀಜಿಯವರ ಬಗ್ಗೆ ಅರಿತುಕೊಳ್ಳಬೇಕೆಂದರೆ ಸಿನಿಮಾಗಳ ಮೂಲಕ ಮಾತ್ರ ಸಾಧ್ಯ.
>
> ● ಗಿರೀಶ್ ಕಾಸರವಳ್ಳಿ, ಚಿತ್ರ ನಿರ್ದೇಶಕ

ಪ್ರಜಾವಾಣಿ

ಭಾನುವಾರ • ಫೆಬ್ರುವರಿ 23, 2025

‘ಬೇರು ಕತ್ತರಿಸುವ ರಾಕ್ಷಸಿ ಬ್ರಾಹ್ಮಣ್ಯ’

ಎಚ್.ಟಿ. ಪೋತೆ ಅಭಿನಂದನಾ ಕಾರ್ಯಕ್ರಮದಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಬ್ರಾಹ್ಮಣ್ಯ ಎಂಬ ಒಳರಾಕ್ಷಸ ತಳ ಸಮುದಾಯಗಳ ಬೇರುಗಳನ್ನು ತುಂಡರಿಸುತ್ತಿದೆ’ ಎಂದು ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಬೇಸರ ವ್ಯಕ್ತಪಡಿಸಿದರು.

ನೂರಕ್ಕೂ ಅಧಿಕ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿರುವ ಎಚ್. ಟಿ. ಪೋತೆ ಅವರಿಗೆ ಶನಿವಾರ ನಡೆದ ಅಭಿನಂದನಾ ಸಮಾರಂಭ, ವಿಚಾರ ಸಂಕಿರಣ, ಸಾಕ್ಷ್ಯಚಿತ್ರ ಪ್ರದರ್ಶನ, ಕಥಾ ಆಲಾಪ, ಐದು ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾವಿರಾರು ವರ್ಷಗಳಿಂದ ಬ್ರಾಹ್ಮಣ್ಯ ಈ ಕೆಲಸ ಮಾಡಿಕೊಂಡು ಬಂದಿದ್ದು, ಇತ್ತೀಚೆಗೆ ಜಾಸ್ತಿಯಾಗಿದೆ. ಇದರ ವಿರುದ್ಧ ಬಹಿರಂಗವಾಗಿ ಮಾತನಾಡಿ ವಿರೋಧಿಸಬೇಕು. ಆದರೆ, ಆಳುವ ವರ್ಗವೇ ಬ್ರಾಹ್ಮಣ್ಯಕ್ಕೆ ಹೆದರಿ ಕೂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.



ನಗರದಲ್ಲಿ ಶನಿವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಎಚ್.ಟಿ.ಪೋತೆ ಹಾಗೂ ಲಲಿತಾ ಎಚ್.ಪೋತೆ ದಂಪತಿ ಪರಸ್ಪರ ಹಾರ ಬದಲಾಯಿಸಿಕೊಂಡರು. ಸಂಸದ ರಾಧಾಕೃಷ್ಣ ದೊಡಮನಿ, ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ, ಸಪ್ನ ಬುಕ್ ಹೌಸ್ ಮಾಲೀಕ ನಿತಿನ್ ಷಾ, ಸಾಹಿತಿ ಹಂ.ಪ.ನಾಗರಾಜಯ್ಯ ಭಾಗವಹಿಸಿದ್ದರು
—ಪ್ರಜಾವಾಣಿ ಚಿತ್ರ

ದೇಶವನ್ನು ವೈಜ್ಞಾನಿಕವಾಗಿ ಮುನ್ನಡೆಸಬೇಕು ಎಂದು ಸಂವಿಧಾನದಲ್ಲಿದ್ದರೂ ಮೌಢ್ಯಗಳೇ ಆಳುತ್ತಿವೆ. ದೇಶ ಹಿಂದುಳಿಯಲು ಜಾತಿ ವ್ಯವಸ್ಥೆ, ಮೌಢ್ಯವೇ ಕಾರಣ ಎಂದರು.

ದಲಿತ ಸಾಹಿತ್ಯವನ್ನು ಪ್ರಬಲ ವರ್ಗದವರು ಓದುವುದಿಲ್ಲ. ಶಾಲೆಗಳಲ್ಲಿ ಪಠ್ಯವಾಗಿಲ್ಲ. ತುಳಿತಕ್ಕೆ ಒಳಗಾದವರ ನೋವು ಜಗತ್ತಿಗೆ ಗೊತ್ತಾಗುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಹಿಂದೆ ಅಸಮಾನತೆ, ಅಸ್ಪೃಶ್ಯತೆ ಬಗ್ಗೆ ಆಕ್ರೋಶದಿಂದ ಬರೆಯುತ್ತಿದ್ದರು. ನಂತರದ ತಲೆಮಾರು ಆಕ್ರೋಶ ಬಿಟ್ಟು ಈ ವರ್ಗದವರ ತಲ್ಲಣವನ್ನು ಕಟ್ಟಿಕೊಡಲು ಒತ್ತು ನೀಡಿತು. ಪೋತೆ ಅವರು ಈ ಸಾಲಿಗೆ ಸೇರಿದ ಬರಹಗಾರ ಎಂದು ಬಣ್ಣಿಸಿದರು.


ಶೇಷಾದ್ರಿಪುರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಗೂರು ಶ್ರೀರಾಮುಲು, ಸಪ್ನ ಬುಕ್ ಹೌಸ್ ಮಾಲೀಕ ನಿತಿನ್ ಷಾ, ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರ್ಜುನ ಗೊಳಸಂಗಿ ಉಪಸ್ಥಿತರಿದ್ದರು.

ಕನ್ನಡಪ್ರಭ

Feb 21, 2025

ವಿಭೂತಿ ಪುರುಷರು ಭಗವಂತನ ಸನ್ನಿಧಾನ

ಸದ್ಗುರು ಸಿದ್ಧಾರೂಢರ 190ನೇ ಜಯಂತ್ಯುತ್ಸವದಲ್ಲಿ ಪೇಜಾವರ ಸ್ವಾಮೀಜಿ



ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವವೇದಾಂತ ಪರಿಷತ್ ಕಾರ್ಯಕ್ರಮವನ್ನು ಪೇಜಾವರ ಸ್ವಾಮೀಜಿ ಉದ್ಘಾಟಿಸಿದರು.

• ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಸಂಭವಾಮಿ ಯುಗೇ ಯುಗೇ ಎಂದು ಭಗವದ್ಗೀತೆಯಲ್ಲಿ ಮಾನವರಿಗೆ ವಚನ ನೀಡಿದ್ದ ಭಗವಂತನು ಕಲಿಗಾಲದಲ್ಲಿ ಸಾಧು, ಸಂತರು ಮತ್ತು ವಿಭೂತಿ ಪುರುಷರಲ್ಲಿ ಪ್ರಕಟವಾಗಿದ್ದಾನೆ ಎಂದು ಉಡುಪಿ ಪೇಜಾವರ ಮಠದ ಪ್ರಸನ್ನತೀರ್ಥ ಶ್ರೀಪಾದಂಗಳವರು ಹೇಳಿದರು.

ಇಲ್ಲಿನ ಸಿದ್ಧಾರೂಢ ಮಠದಲ್ಲಿ ಸದ್ಗುರು ಸಿದ್ಧಾರೂಢರ 190ನೇ ಜಯಂತ್ಯುತ್ಸವ ಹಾಗೂ ಜ. ಗುರುನಾಥಾರೂಢರ 115ನೇ ಶತಮಾನೋತ್ಸವ, ಶಿವರಾತ್ರಿ ಮಹೋತ್ಸವ, ಜಾತ್ರೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವವೇದಾಂತ ಪರಿಷತ್ ಉದ್ಘಾಟಿಸಿ, ಸಂಭವಾಮಿ ಯುಗೇ ಯುಗೇ ಎಂಬ ವಿಷಯ ಕುರಿತು ಮಾತನಾಡಿದರು.

ಹಿಂದಿನ ಯುಗಗಳಲ್ಲಿ ಭಗವಂತನು ಅವತಾರ ಎತ್ತಿದ್ದನು. ಕಲಿಯುಗದಲ್ಲಿ ಅಂಥ ಅವಕಾಶ ಇಲ್ಲ. ಹಾಗಾಗಿ ಆತ ಕಲಿಯುಗದಲ್ಲಿ ವಿಭೂತಿಪುರುಷರ ರೂಪದಲ್ಲಿ ಕಾಣಿಸಿಕೊಂಡಿದ್ದಾನೆ. ಅಂಥ ವಿಭೂತಿ ಪುರುಷರಾಗಿದ್ದ ಶ್ರೀ ಸಿದ್ಧಾರೂಢ ಸ್ವಾಮಿಗಳ ಮಾರ್ಗದರ್ಶನದಲ್ಲಿ ಅಸಂಖ್ಯ ಭಕ್ತರು ಪ್ರೇಮ, ವಿಶ್ವಾಸಗಳ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದರು.

ಸಾನಿಧ್ಯ ವಹಿಸಿದ್ದ ಇಂಚಲ ಸಾಧು ಸಂಸ್ಥಾನಮಠದ ಡಾ. ಶಿವಾನಂದ ಭಾರತಿ ಶ್ರೀಗಳು ಮಾತನಾಡಿ, ಭಕ್ತರು ನದಿಯಾದರೆ ಭಗವಂತ ಸಮುದ್ರ. ನದಿಯು ಸಮುದ್ರವನ್ನು ಸೇರಿ ಸಮುದ್ರವೇ ಆಗುವ ಹಾಗೆ ಭಕ್ತರು ಭಗವಂತನನ್ನು ಅನನ್ಯ ಶ್ರದ್ಧೆಯಿಂದ ಆರಾಧಿಸಿದರೆ ಅವರೂ ಸಮುದ್ರವೇ ಅಂದರೆ ಭಗವಂತನೇ ಆಗುವರು ಎಂದರು.

ಪೂಜಾರ ಮುದ್ದೇನಹಳ್ಳಿಯ ಸಚ್ಚಿದಾನಂದ ಸ್ವಾಮೀಜಿ, ಮಂದ್ರೂಪದ ರಾಮಚಂದ್ರ ಮೈತ್ರಿ. ಕಲಬುರಗಿಯ ಲಕ್ಷ್ಮೀತಾಯಿ, ದೇವರ ಹುಬ್ಬಳ್ಳಿಯ ಸಿದ್ಧ ಶಿವಯೋಗಿ ದೇವರು, ರಾಮಕೃಷ್ಣ ಆಶ್ರಮದ ನಿತ್ಯಸ್ವಾತ್ಮಾನಂದ ಸ್ವಾಮೀಜಿ, ವ್ಯಾಸಾಶ್ರಮದ ಮಹಾಮಂಡಲೇಶ್ವರ ಅಸಂಗಾನಂದ ಸ್ವಾಮೀಜಿ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಬೆಂಗಳೂರು ಗಾಂಧಿ ಭವನದ ಅಧ್ಯಕ್ಷ ಡಾ. ವೊಡೆಪಿ ಕೃಷ್ಣ, ವಿಶ್ವವೇದಾಂತ ಪರಿಷತ್ ಸ್ವಾಗತ ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಶಾಸಕ ಬಿ.ಆರ್. ಯಾವಗಲ್, ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ, ಮಹೇಂದ್ರ ಸಿಂಘಿ, ರಂಗಾ ಬದ್ದಿ ಮಾತನಾಡಿದರು.

ಹುಬ್ಬಳ್ಳಿ ಅಭಿನವ ಸಿದ್ಧಾರೂಢ ಸ್ವಾಮೀಜಿ, ಕಾಡರಕೊಪ್ಪದ ದಯಾನಂದ ಸರಸ್ವತಿ ಸ್ವಾಮೀಜಿ, ಮಹಾಲಿಂಗಪುರದ ಸಹಜಾನಂದ ಸ್ವಾಮೀಜಿ, ಅಣ್ಣಿಗೇರಿಯ ಶಿವಕುಮಾರ ಸ್ವಾಮೀಜಿ, ಮಿಟ್ನಮಲಕಾಪುರ ಶಾಂತಾಶ್ರಮದ ನಿಜಾನಂದ ಸ್ವಾಮೀಜಿ, ಬೀದರಿನ ಲಕ್ಷ್ಮೀತಾಯಿ, ಉಪ್ಪಾರಟ್ಟಿಯ ನಾಗೇಶ್ವರ ಸ್ವಾಮೀಜಿ, ಪಂಡರಪುರದ ಶಾಂತಾದೇವಿ ಅಮ್ಮನವರು, ಬುರಣಾಪುರದ ಯೋಗೀಶ್ವರಿ ಮಾತಾ, ಹಳಕಟ್ಟಿಯ ನಿಜಗುಣ ಸ್ವಾಮೀಜಿ, ಟ್ರಸ್ಟ್ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟರ್, ಉಪಾಧ್ಯಕ್ಷ ಮಂಜುನಾಥ ಮುನವಳ್ಳಿ, ಗೌರವ ಕಾರ್ಯದರ್ಶಿ ಸರ್ವಮಂಗಳಾ ಪಾಠಕ. ಧರ್ಮದರ್ಶಿಗಳಾದ, ಬಾಳು ಮಗಜಿಕೊಂಡಿ, ಡಾ. ಗೋವಿಂದ ಮಣ್ಣೂರ, ಉದಯಕುಮಾರ ನಾಯ್ಕ, ವಿನಾಯಕ ಘೋಡಕೆ, ಚನ್ನವೀರ ಮುಂಗುರವಾಡಿ, ವಿ.ಡಿ. ಕಾಮರೆಡ್ಡಿ, ರಮೇಶ ಬೆಳಗಾವಿ, ವಸಂತ ಸಾಲಗಟ್ಟಿ, ಗೀತಾ ಕಲಬುರ್ಗಿ, ಮ್ಯಾನೇಜರ್ ಈರಣ್ಣ ತುಪ್ಪದ, ಶಾಂತರಾಜ ಪೋಳ ಸೇರಿ ಹಲವರಿದ್ದರು.

ಧರ್ಮದರ್ಶಿ, ವಿಶ್ವವೇದಾಂತ ಪರಿಷತ್ ಅಧ್ಯಕ್ಷ ಶ್ಯಾಮಾನಂದ ಪೂಜೇರಿ ಸ್ವಾಗತಿಸಿದರು. ಬೀದರಿನ ಗಣೇಶಾನಂದ ಮಹಾರಾಜರು ನಿರೂಪಿಸಿದರು.


ಸಾಧಕರಿಗೆ ಸಾವು ಅಂತ್ಯವಲ್ಲ

ಸಾಧಕರಿಗೆ ಸಾವು ಅಂತ್ಯವಲ್ಲ, ಮರಣದ ನಂತರವೂ ಜೀವಿಸುವುದೇ ಸಾಧನೆ. ಶ್ರೀ ಸಿದ್ಧಾರೂಢರು ಅಂಥ ಸಾಧಕರು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ವಿಶ್ವವೇದಾಂತ ಪರಿಷತ್ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಶ್ರೀ ಸಿದ್ಧಾರೂಢ ಕಥಾಮೃತ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಶ್ರೀ ಸಿದ್ಧಾರೂಢರು ಮತ್ತು ಇತರ ಸಾಧಕರು ಆಧ್ಯಾತ್ಮ ಸಂಪತ್ತಿನ ಬದುಕು ನಡೆಸಿದರು. ಸ್ಥಾನಮಾನದ ಆಧಾರದ ಮೇಲೆ ಯಶಸ್ಸು ಸಿಗುವುದು ಬೇರೆ. ಸಿದ್ಧಾರೂಢರಂಥವರಿಗೆ ಅದರ ಅಗತ್ಯವಿಲ್ಲ. ಅದ್ವೈತ ತತ್ವದಡಿ ಬದುಕು ನಡೆಸುವುದು ಸರಳ ಎಂದು ನಮ್ಮನ್ನು ನಾವೇ ಅರ್ಥ ಮಾಡಿಕೊಳ್ಳುವುದೇ ಸಿದ್ಧಾರೂಢರು ಬೋಧಿಸಿದ ತತ್ವ, ದ್ವೈತ ಹಾಗೂ ಅದ್ವೈತಗಳೆಲ್ಲ ಬೇರೆ ಅಲ್ಲ. ಒಬ್ಬ ಮಾನವ ಇನ್ನೊಬ್ಬ ಮಾನವನನ್ನು ಗೌರವಿಸುವುದು ಹಾಗೂ ಅವರ ಅಸ್ತಿತ್ವವನ್ನು ಗೌರವಿಸುವುದು ಮನುಷ್ಯ ಧರ್ಮವಾಗಬೇಕು ಎಂದರು.

ಸಂಯುಕ್ತ ಕರ್ನಾಟಕ
Feb 21, 2025

ಹುಬ್ಬಳ್ಳಿಯಲ್ಲಿ ಸಿದ್ಧಾರೂಢರ ಜಯಂತಿ, ವಿಶ್ವ ವೇದಾಂತ ಸಮ್ಮೇಳನ ಆರಂಭ

ವೃತ್ತಿಗಳೆಲ್ಲ ದೇವರ ಪೂಜೆ: ಪೇಜಾವರ ಶ್ರೀ



ಹುಬ್ಬಳ್ಳಿ: ಸರ್ಕಾರಿ ನೌಕರಿ ಸೇರಿದಂತೆ ಪ್ರತಿಯೊಂದು ವೃತ್ತಿಯೂ ದೇವರಿಗೆ ಸಲ್ಲಿಸುವ ಪೂಜೆ ಇದ್ದಂತೆ. ವೃತ್ತಿಯನ್ನು ನಿಷ್ಕಲ್ಮಷವಾಗಿ, ಪರೋಪಕಾರ, ಸೇವಾ ಮನೋಭಾವನೆ ಹಾಗೂ ಭಕ್ತಿಯಿಂದ ನಿರ್ವಹಿಸಿದರೆ ಸಾಮಾಜಿಕ ಅನಾಚಾರಗಳು ಕೊನೆಗೊಳ್ಳುತ್ತವೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗುರುವಾರ ಇಲ್ಲಿ ಹೇಳಿದರು.

ಸಿದ್ಧಾರೂಢ ಮಠದಲ್ಲಿ ಏರ್ಪಡಿಸಲಾಗಿರುವ ವಿಶ್ವ ವೇದಾಂತ ಸಮ್ಮೇಳನ (ಪರಿಷತ್) ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿ, 'ವಿಶ್ವವೆಂಬುದು ನಮ್ಮ ದೇಹವಿದ್ದಂತೆ. ದೇಹದ ಯಾವುದೇ ಒಂದು ಭಾಗಕ್ಕೆ ನೋವಾದರೂ ಇಡೀ ದೇಹಕ್ಕೆ ಅಸೌಖ್ಯ ಉಂಟಾಗುತ್ತದೆ. ಹಾಗೆಯೇ ವಿಶ್ವದ ಎಲ್ಲಿಯೇ ಅಶಾಂತಿ ತಲೆದೋರಿದರೂ ಅದನ್ನು ನಿವಾರಿಸಿ ಮಾನವೀಯ ಮೌಲ್ಯಗಳ ಸ್ಥಾಪನೆಗೆ ಮುಂದಾಗಬೇಕಿದೆ' ಎಂದು ಅರ್ಥಗರ್ಭಿತವಾಗಿ ನುಡಿದರು.

ಮಾನವ ಧರ್ಮ ಮತ್ತು ಸಮಾಜದ ಶಾಂತಿಗಾಗಿ ತಮ್ಮ ಜೀವನವನ್ನು ಮುಡಿಪಿಟ್ಟ ಶ್ರೀ ಸಿದ್ಧಾರೂಢರು ಪಸರಿಸಿದ ಚಿಂತನೆ-ತತ್ವಗಳು ಸಮಾಜಕ್ಕೆ ದಾರಿದೀಪವಾಗಿವೆ. ಇವನ್ನು ಎಲ್ಲರೂ ಪಾಲಿಸೋಣ ಎಂದು ವಿಶ್ವಪ್ರಸನ್ನ ತೀರ್ಥರು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಸವರಾಜ ಬೊಮ್ಮಾಯಿ, 'ಜೀವನ-ಮರಣ-ಅರಿವು ಹಾಗೂ ಮರೆವು ಈ ನಾಲ್ಕು ಅಂಶಗಳು ಆ ದೇವರು ಮನುಷ್ಯನಿಗೆ ಕೊಟ್ಟಿರುವ ವರ; ಸಿದ್ಧಾರೂಢ ಸ್ವಾಮೀಜಿ ಅವರು ಇವುಗಳ ಮರ್ಮವನ್ನು ಮಾನವ ಕುಲಕ್ಕೆ ಸಾರಿ ಅಜರಾಮರಾಗಿರುವ ಸಂತ' ಎಂದು ನುಡಿದರು. 'ಶ್ರೀ ಸಿದ್ಧಾರೂಢರ ಕಥಾಮೃತ' ಕೃತಿಯ ನೂತನ ಮುದ್ರಣವನ್ನು ಬೊಮ್ಮಾಯಿ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಇದೇ ಕೃತಿಯ ಮರಾಠಿ ಅನುವಾದನ್ನು ಬೆಂಗಳೂರು ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ.ಕೃಷ್ಣ ಬಿಡುಗಡೆಗೊಳಿಸಿದರು.

ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮಠದ ಮೇಲ್ಮನೆ (ಚಿಂತನಾ ಪರಿಷತ್ತು) ಅಧ್ಯಕ್ಷರಾದ ಮಾಜಿ ಶಾಸಕ ಡಿ.ಆರ್.ಪಾಟೀಲ, ಮಠ ಟ್ರಸ್ಟ್ ಸಮಿತಿಯ ಮಾಜಿ ಅಧ್ಯಕ್ಷರಾದ ಮಹೇಂದ್ರ ಸಿಂಘಿ ಮತ್ತು ರಂಗಾಬದ್ದಿ, ಉದ್ಯಮಿ ಡಾ.ವಿ.ಎಸ್.ವಿ.ಪ್ರಸಾದ್, ಮಾಜಿ ಶಾಸಕ ಬಿ.ಆರ್.ಯಾವಗಲ್ ಮೊದಲಾದ ಗಣ್ಯರು ಅತಿಥಿಗಳಾಗಿದ್ದರು. ಇಂಚಲ ಸಾಧು ಸಂಸ್ಥಾನಮಠದ ಡಾ.ಶಿವಾನಂದ ಭಾರತೀ ಸ್ವಾಮೀಜಿ, ಅಭಿನವ ಸಿದ್ಧಾರೂಢ ಸ್ವಾಮೀಜಿ ಸೇರಿದಂತೆ ನೂರಾರು ಶ್ರೀಗಳು ಮತ್ತು ಸಾಧು ಸಂತರು ಭಾಗಿಯಾಗಿದ್ದರು.

ವೇದಾಂತ ಸಮ್ಮೇಳನ

ಶ್ರೀ ಸಿದ್ಧಾರೂಢ ಸ್ವಾಮಿಯವರ 190ನೇ ಜಯಂತಿ ಹಾಗೂ ಶ್ರೀ ಗುರುನಾಥಾರೂಢರ 115ನೇ ಜನ್ಮೋತ್ಸವದ ಅಂಗವಾಗಿ ಮಠದ ಟ್ರಸ್ಟ್ ಸಮಿತಿ ವಿಶ್ವ ವೇದಾಂತ ಸಮ್ಮೇಳನವನ್ನು ಹಮ್ಮಿಕೊಂಡಿದೆ. ಮಠದ ಆವರಣದಲ್ಲಿ ಫೆ. 20ರಿಂದ 26ರವರೆಗೆ ನಡೆಯುವ ಈ ಸಮ್ಮೇಳನದಲ್ಲಿ ದೇಶದ ಎಲ್ಲೆಡೆಯಿಂದ ಸಂತರು, ವಿವಿಧ ಮಹಾಮಂಡಲೇಶ್ವರರು, ಸಾಧು-ಸನ್ಯಾಸಿಗಳು, ಅಧ್ಯಾತ್ಮ ಚಿಂತಕರು, ಮಠಾಧೀಶರು ಮತ್ತು ಆರೂಢ ಪರಂಪರೆಯ ಪರಿಚಾರಕರು ಭಾಗವಹಿಸಿ ವೇದಾಂತ ಚಿಂತನೆ ನಡೆಸಲಿದ್ದಾರೆ.

ಮಠದ ಮುಖ್ಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾ ಪ್ರಧಾನ ನ್ಯಾಯಾಧೀಶೆ ಬಿ.ಜಿ.ರಮಾ, ಟ್ರಸ್ಟ್ ಅಧ್ಯಕ್ಷ ಬಸವರಾಜ ಸಿ.ಕಲ್ಯಾಣಶೆಟ್ಟರ ಹಾಗೂ ಧರ್ಮದರ್ಶಿಗಳು ಉಪಸ್ಥಿತರಿದ್ದರು. ಟ್ರಸ್ಟಿ ಶ್ಯಾಮಾನಂದ ಪೂಜೇರಿ ಸ್ವಾಗತಿಸಿದರು.

ವಿಜಯ ಕರ್ನಾಟಕ VK 12 | ಶುಕ್ರವಾರ, 21 ಫೆಬ್ರವರಿ 2025, ಬೆಂಗಳೂರು

ವಿಭೂತಿ ಪುರುಷರೇ ಭಗವಂತನ ರೂಪ: ಪೇಜಾವರ ಶ್ರೀ



ವಿಕ ಸುದ್ದಿಲೋಕ ಹುಬ್ಬಳ್ಳಿ

ಸಂಭವಾಮಿ ಯುಗೇಯುಗೇ ಎಂದು ಭಗವದ್ಗೀತೆಯಲ್ಲಿ ಮನುಷ್ಯರಿಗೆ ವಚನ ನೀಡಿದ್ದ ಭಗವಂತನು, ಕಲಿಗಾಲದಲ್ಲಿ ಸಾಧು ಸಂತರು ಮತ್ತು ವಿಭೂತಿ ಪುರುಷರಲ್ಲಿ ಪ್ರಕಟವಾಗಿದ್ದಾನೆ ಎಂದು ಉಡುಪಿ ಪೇಜಾವರಶ್ರೀ ಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಸಿದ್ಧಾರೂಢ ಮಠದಲ್ಲಿ ಸಿದ್ಧಾರೂಢರ ಹಾಗೂ ಗುರುನಾಥರೂಢರ ಜಯಂತ್ಯುತ್ಸವ, ಶಿವರಾತ್ರಿ ಮಹೋತ್ಸವ, ಜಾತ್ರೆ ಅಂಗವಾಗಿ ಗುರುವಾರ ನಡೆದ ವಿಶ್ವವೇದಾಂತ ಪರಿಷತ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು.

''ಹಿಂದಿನ ಯುಗಗಳಲ್ಲಿ ಭಗವಂತನು ಅವತಾರ ಎತ್ತಿದ್ದನು. ಕಲಿಯುಗದಲ್ಲಿ ವಿಭೂತಿ ಪುರುಷರ ರೂಪದಲ್ಲಿ ಕಾಣಿಸಿಕೊಂಡಿದ್ದಾನೆ. ಅಂಥ ವಿಭೂತಿ ಪುರುಷರಾಗಿದ್ದ ಸಿದ್ಧಾರೂಢ ಸ್ವಾಮಿಗಳ ಮಾರ್ಗದರ್ಶನದಲ್ಲಿ ಅಸಂಖ್ಯ ಭಕ್ತರು ಪ್ರೇಮ ವಿಶ್ವಾಸಗಳ ಬದುಕನ್ನು ಕಟ್ಟಿಕೊಂಡಿದ್ದಾರೆ,'' ಎಂದರು.

ಸಿದ್ಧಾರೂಢರು ಸಾವಿಲ್ಲದ ಸಾಧಕ: ''ಸಾಧಕರು ಮರಣದ ನಂತರವೂ ಜೀವಂತ ಇರುತ್ತಾರೆ. ಸಿದ್ಧಾರೂಢರು ಸಾವಿಲ್ಲದ ಸಾಧಕರಾಗಿದ್ದರು,'' ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಸಿದ್ಧಾರೂಢ ಕಥಾಮೃತ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಸಿಎಂ, ''ಸಿದ್ಧಾರೂಢರು ಮತ್ತು ಇತರ ಸಾಧಕರು ಅಧ್ಯಾತ್ಮ ಸಂಪತ್ತಿನ ಬದುಕು ನಡೆಸಿದ್ದರು,'' ಎಂದರು.

ನಂ. 1 ಕನ್ನಡ ದಿನಪತ್ರಿಕೆ
ವಿಜಯವಾಣಿ
● VIJAYAVANI » BENGALURU
ಬುಧವಾರ 19 ಫೆಬ್ರವರಿ 2025
19 FEBRUARY 2025

ಮಲ್ಲೇಪುರಂ ವೆಂಕಟೇಶ್ ಬಣ್ಣನೆ ಶೇಷಗಿರಿರಾವ್ ಜನ್ಮಶತಮಾನೋತ್ಸವ ಸಮಾರೋಪ

ಸಂಗೀತದ ಮಧ್ಯಮ ಶ್ರುತಿಯಂತೆ ಎಲ್‌ಎಸ್‌ಎಸ್ ವ್ಯಕ್ತಿತ್ವ


■ ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಸರಳತೆಯ ಸಾಕಾರಮೂರ್ತಿಯಂತಿದ್ದ ಪ್ರೊ. ಎಲ್.ಎಸ್. ಶೇಷಗಿರಿರಾವ್ ಬದುಕು, ಬರಹ ಸಂಗೀತದಲ್ಲಿನ ಮಧ್ಯಮ ಶ್ರುತಿಯಂತೆ ಎಂದು ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಬಣ್ಣಿಸಿದ್ದಾರೆ.

ಕನ್ನಡ ಗೆಳೆಯರ ಬಳಗ ಕನ್ನಡ ಭವನದದಲ್ಲಿ ಆಯೋಜಿಸಿದ್ದ ಎಲ್‌ಎಸ್‌ಎಸ್ ಜನ್ಮಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಿ ಮಾತನಾಡಿದರು.

ಮಗುವಿನ ಮುಗ್ಧತೆಯನ್ನು ಹೊಂದಿದ್ದ ಎಲ್‌ಎಸ್‌ಎಸ್, ಯಾವುದೇ ಕ್ಷೇತ್ರದಲ್ಲಿ ಹೆಜ್ಜೆ ಇಟ್ಟರೂ ಅಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದರು. ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದರು. ಲೇಖಕರಾಗಿ ಅವರ ವ್ಯಾಪ್ತಿ ಬಹು ವಿಸ್ತಾರವಾಗಿತ್ತು. ರಾಷ್ಟ್ರ ಚಿಂತಕರೂ ಆಗಿದ್ದ ಎಲ್‌ಎಸ್‌ಎಸ್, ಸರ್ಕಾರಕ್ಕೆ ಮಾರ್ಗದರ್ಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ ಎಂದು ಸ್ಮರಿಸಿದರು.

ಇಂಗ್ಲಿಷ್‌ನಲ್ಲಿ ಸ್ವತಂತ್ರವಾಗಿ ಅತಿಹೆಚ್ಚು ಸ್ವಂತ ಕೃತಿಗಳನ್ನು ರಚಿಸಿದ, ಸಂಪಾದನೆ ಮಾಡಿದ ವಿದ್ವಾಂಸರಲ್ಲಿ ಎಲ್‌ಎಸ್‌ಎಸ್ ಅಗ್ರಗಣ್ಯರು. ಅನುವಾದ, ವಿಶ್ವಕೋಶ, ಭಾರತ ಭಾರತಿ ಪುಸ್ತಕ- ಹೀಗೆ ಒಬ್ಬ ವ್ಯಕ್ತಿ ಹಲವು ಕ್ಷೇತ್ರದಲ್ಲಿ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಿದ್ದಾರೆ. ಈ ಸಾಧನೆಗಾಗಿ ಅವರಿಗೆ ಪದ್ಮಶ್ರೀ, ಪದ್ಮಭೂಷಣ ಗೌರವ ಅರಸಿ ಬರಬೇಕಿತ್ತು. ಆದರೆ ಅವರು ಎಂದೂ ಪ್ರಶಸ್ತಿಯ ಬೆಂಬತ್ತಿದವರಾಗಿರಲಿಲ್ಲ ಎಂದು ತಿಳಿಸಿದರು.



ಕನ್ನಡ ಗೆಳೆಯರ ಬಳಗವು ಕನ್ನಡ ಭವನದಲ್ಲಿ ಆಯೋಜಿಸಿದ್ದ ಪ್ರೊ. ಎಲ್.ಎಸ್. ಶೇಷಗಿರಿರಾವ್ ಜನ್ಮ ಶತಮಾನೋತ್ಸವ ಸಮಾರೋಪದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು. ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಗೊ.ರು. ಚನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.

ಗ್ರಂಥ ಲೋಕಾರ್ಪಣೆ: ಇದೇ ವೇಳೆ ಎಲ್‌ಎಸ್‌ಎಸ್. ಜಾಲತಾಣ ಹಾಗೂ 'ಕನ್ನಡ ವಿಶೇಷ ಸಾಹಿತ್ಯ ಸಿರಿ ಗ್ರಂಥ' ಲೋಕರ್ಪಣೆ ಮಾಡಲಾಯಿತು. ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಡಾ. ಬಾಬು ಕೃಷ್ಣಮೂರ್ತಿ, ಡಾ. ಪ್ರಧಾನ್ ಗುರುದತ್ತ, ನಾಗಮಣಿ ಎಸ್. ರಾವ್, ವಿಮರ್ಶಕ ಡಾ. ಸಿ.ಎನ್.ರಾಮಚಂದ್ರನ್, ಶಿಕ್ಷಣತಜ್ಞ ಡಾ. ವೂಡೇ ಪಿ. ಕೃಷ್ಣ, ಕನ್ನಡಪರ ಹೋರಾಟಗಾರ ವ.ಚ. ಚನ್ನೇಗೌಡ, ಆರ್.ರಾಮಕೃಷ್ಣ ಅವರನ್ನು ಗೌರವಿಸಲಾಯಿತು.


ಗೊ.ರು. ಚನ್ನಬಸಪ್ಪ, ಭಾರತಿ ಶೇಷಗಿರಿರಾವ್, ರಾ.ನಂ. ಚಂದ್ರಶೇಖರ್, ಡಾ. ಆರ್.ಶೇಷಶಾಸ್ತ್ರಿ, ಡಾ. ಟಿ.ಎನ್.ವಾಸುದೇವಮೂರ್ತಿ ಇದ್ದರು.

ಪ್ರಜಾವಾಣಿ
ಮಂಗಳವಾರ - ಫೆಬ್ರುವರಿ 18, 2025

ಸರ್ಕಾರವೇ ಶತಮಾನೋತ್ಸವ ಆಚರಿಸಬೇಕಿತ್ತು: ಮೊಯಿಲಿ

‘ಬಹುಮುಖಿ ವ್ಯಕ್ತಿತ್ವದ ಎಲ್‌ಎಸ್‌ಎಸ್’

ಪ್ರಜಾವಾಣಿ ವಾರ್ತೆ



ಕಾರ್ಯಕ್ರಮದಲ್ಲಿ (ಕುಳಿತವರು ಎಡದಿಂದ) ವ.ಚ.ಚನ್ನೇಗೌಡ, ಪ್ರಧಾನ್ ಗುರುದತ್ತ, ಬಾಬು ಕೃಷ್ಣಮೂರ್ತಿ, ದೊಡ್ಡರಂಗೇಗೌಡ, ವೀರಪ್ಪ ಮೊಯಿಲಿ, ಸಿ.ಎನ್ ರಾಮಚಂದ್ರನ್, ನಾಗಮಣಿ ಎಸ್.ರಾವ್, ವೂಡೇ ಪಿ. ಕೃಷ್ಣ ಮತ್ತು ಆರ್. ರಾಮಕೃಷ್ಣ ಅವರಿಗೆ ‘ಪ್ರೊ.ಎಲ್.ಎಸ್.ಶೇಷಗಿರಿರಾವ್ ಜನ್ಮ ಶತಮಾನೋತ್ಸವ’ ಗೌರವಾರ್ಪಣೆ ಮಾಡಲಾಯಿತು

ಬೆಂಗಳೂರು: ‘ಬಹುಮುಖಿ ವ್ಯಕ್ತಿತ್ವದ ಸಾಹಿತಿ ಪ್ರೊ.ಎಲ್.ಎಸ್. ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವವನ್ನು ಸರ್ಕಾರವೇ ಆಚರಿಸಬೇಕಿತ್ತು. ಅದಾಗದಿರುವುದು ವಿಷಾದನೀಯ’ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಕನ್ನಡ ಗೆಳೆಯರ ಬಳಗ ಆಯೋಜಿಸಿದ್ದ ‘ಪ್ರೊ.ಎಲ್.ಎಸ್. ಶೇಷಗಿರಿರಾವ್ ಜನ್ಮ ಶತಮಾನೋತ್ಸವ ಸಮಾರೋಪ’ ಉದ್ಘಾಟಿಸಿ, ಪ್ರೊ ಎಲ್‌ಎಸ್‌ಎಸ್ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

‘ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವವನ್ನು ಸರ್ಕಾರದಿಂದ ಆಚರಿಸಲಿ ಎಂದು ಕನ್ನಡ ಗೆಳೆಯರ ಬಳಗದವರು ಪ್ರಯತ್ನಿಸಿದ್ದಾರೆ. ಅದು ಸಾಧ್ಯವಾಗಿಲ್ಲ. ಇದು ದುರದೃಷ್ಟಕರ. ಸರ್ಕಾರ ಈಗಲಾದರೂ ಎಲ್.ಎಸ್. ಹೆಸರಿನಲ್ಲಿ ಅಧಿಕೃತ ಕಾರ್ಯಕ್ರಮವೊಂದನ್ನು ಮಾಡಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇನೆ’ ಎಂದು ಅವರು ಭರವಸೆ ನೀಡಿದರು.

‘ನನ್ನನ್ನು ಕಾವ್ಯ ಲೋಕದಲ್ಲಿ ಮುನ್ನಡೆಸಿದವರು ಶೇಷಗಿರಿರಾವ್. ಅವರೊಂದಿಗೆ ಅತಿ ಹೆಚ್ಚು ಸಮಯ ಕಳೆದಿರುವ ಕಾರಣದಿಂದಲೇ ನನಗೆ ಮಹಾಕಾವ್ಯಗಳನ್ನು ರಚಿಸಲು ಪ್ರೇರಣೆಯಾಯಿತು. ನನ್ನ ಬದುಕಿನ ಉದ್ದಕ್ಕೂ ಯಶಸ್ವಿಯಾಗಲು ಅವರೊಂದಿಗಿನ ನಿಕಟ ಸಂಪರ್ಕವೇ ಕಾರಣ’ ಎಂದರು.

‘ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದಾಗ ಶೇಷಗಿರಿರಾವ್ ಅವರು ಮಾಧ್ಯಮ ಕಾರ್ಯದರ್ಶಿಯಾಗಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಆ ಸಮಯದಲ್ಲಿ ಆರಂಭಿಸಿದ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಶೇಷಗಿರಿರಾವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದೆ’ ಎಂದು ನೆನಪಿಸಿಕೊಂಡರು.

ಜನ್ಮಶತಮಾನೋತ್ಸವದ ನೆನಪಿಗಾಗಿ ಶೇಷಗಿರಿರಾವ್ ಅವರ ಕುರಿತು ಕನ್ನಡ ಗೆಳೆಯರ ಬಳಗ ಪ್ರಕಟಿಸಿರುವ ‘ಕನ್ನಡ ವಿಶೇಷ ಸಾಹಿತ್ಯ ಗಿರಿ’ ಗ್ರಂಥವನ್ನು ವಿಮರ್ಶಕ ಪ್ರೊ.ಸಿ.ಎನ್.ರಾಮಚಂದ್ರನ್ ಬಿಡುಗಡೆ ಮಾಡಿ ಮಾತನಾಡಿ, ಎಲ್‌ಎಸ್ ಅವರೊಂದಿಗಿನ ಒಡನಾಟ ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ‘ಪ್ರೊ.ಎಲ್.ಎಸ್.ಶೇಷಗಿರಿ ಜನ್ಮಶತಮಾನೋತ್ಸವ’ ಗೌರವಾರ್ಪಣೆ ಮಾಡಲಾಯಿತು. ಕನ್ನಡ ಗಣಕ ಪರಿಷತ್ ಅಭಿವೃದ್ಧಿಪಡಿಸಿರುವ ಶೇಷಗಿರಿರಾವ್ ಕುರಿತ ಜಾಲತಾಣವನ್ನು ವೀರಪ್ಪ ಮೊಯಿಲಿ ಉದ್ಘಾಟಿಸಿದರು.

ಸಾಹಿತಿ ಗೊ.ರೂ.ಚನ್ನಬಸಪ್ಪ, ವಿಮರ್ಶಕ ಮಲ್ಲೇಪುರಂ ಜಿ. ವೆಂಕಟೇಶ್, ಎಲ್.ಎಸ್.ಶೇಷಗಿರಿರಾವ್ ಅವರ ಪತ್ನಿ ಭಾರತಿ ಶೇಷಗಿರಿರಾವ್, ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ್; ಆರ್.ಶೇಷಶಾಸ್ತ್ರಿ, ಟಿ.ಎನ್. ವಾಸುದೇವಮೂರ್ತಿ, ಗೌತಮಿ, ಬಾ.ಹ ಉಪೇಂದ್ರ, ರಮೇಶ್ ಬಾಬು, ಮಾ.ಚಂದ್ರಶೇಖರ್, ಆರ್. ಶೇಷಶಾಸ್ತ್ರಿ, ರಾಮಸ್ವಾಮಿ, ರಘುವೀರ ಸಮರ್ಥ, ರವಿಕುಮಾರ್, ವೆಂಕಟೇಶ್ ಇದ್ದರು.

ಸಂಯುಕ್ತ ಕರ್ನಾಟಕ | ಮಂಗಳವಾರ, 18 ಫೆಬ್ರವರಿ 2025
ಬೆಂಗಳೂರು | BENGALURU

ತಾರ್ಕಿಕ ಅಂತ್ಯ ಕಾಣದೇ ಚಳವಳಿಗಳು ನಿಷ್ಫಲ: ಮೊಯ್ಲಿ

ಬೆಂಗಳೂರು: ಕನ್ನಡಪರ ಚಳವಳಿಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದೇ ನಿಷ್ಫಲವಾಗುತ್ತಿವೆ ಎಂದು ಕೇಂದ್ರದ ಮಾಜಿ ಸಚಿವ, ಲೇಖಕ ಡಾ.ಎಂ.ವೀರಪ್ಪ ಮೊಯ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.


ನಗರದ ನಯನ ಸಭಾಂಗಣದಲ್ಲಿ ಕನ್ನಡ ಗೆಳೆಯರ ಬಳಗ ಸೋಮವಾರ ಹಮ್ಮಿಕೊಂಡಿದ್ದ ಪ್ರೊ. ಎಲ್.ಎಸ್. ಶೇಷಗಿರಿರಾವ್ ಜನ್ಮಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕೆಂದು ವರ್ಷಗಟ್ಟಲೆ ಹೋರಾಟ ಮಾಡಲಾಯಿತು. ಆ ಸ್ಥಾನಮಾನ ದೊರೆತ ಬಳಿಕ ಚಳವಳಿ ನಿಂತುಹೋಯಿತು. ಅಂತೆಯೇ ಹಂಪಿ ಕನ್ನಡ ವಿವಿ ಸ್ಥಾಪನೆಯ ಉದ್ದೇಶ ಈಡೇರಿದೆಯೇ ಎಂಬುದನ್ನು ಯಾವ ಚಳವಳಿಗಾರರು ಅವಲೋಕಿಸುತ್ತಿಲ್ಲ. ಯಾವುದೇ ವಿಷಯವಿರಲಿ ಚಳವಳಿಗಳನ್ನು ತಾರ್ಕಿಕ ಅಂತ್ಯದವರೆಗೆ ಕೊಂಡೊಯ್ಯುವುದು ಮುಖ್ಯ ಎಂದರು.

ನಾನು ಕನ್ನಡ ಪುಸ್ತಕ ಪ್ರಾಧಿಕಾರ ರಚಿಸಿ ಶೇಷಗಿರಿರಾವ್ ಅವರನ್ನು ಪ್ರಥಮ ಅಧ್ಯಕ್ಷರನ್ನಾಗಿ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿದೆ. ಎಲ್.ಎಸ್.ಶೇಷಗಿರಿರಾಯರು ನಾಡಿನ ಸಾಹಿತ್ಯ-ಸಾಂಸ್ಕೃತಿಕ ಚಕ್ರವರ್ತಿ, ಅಂತಹ ಜ್ಞಾನಿಗಳ ಅವಶ್ಯಕತೆ ಈಗ ಇದೆ ಎಂದರು. ಗ್ರಂಥಾಲಯಗಳಿಗೆ ಇರುವ ಈ ಸೆಸ್ ಹಣವನ್ನು ಕಡ್ಡಾಯವಾಗಿ ಪುಸ್ತಕಗಳ ಖರೀದಿಗೇ ಬಳಸಬೇಕು. ಗ್ರಂಥಗಳನ್ನು ಓದುವಂತಹ ಚಳವಳಿ ಆಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

ನಾಡೋಜ ಡಾ.ಗೊ.ರು.ಚನ್ನಬಸಪ್ಪ ಮಾತನಾಡಿ, ಶೇಷಗಿರಿರಾಯರು ಹಾಗೂ ನನ್ನ ನಡುವೆ ಆತ್ಮೀಯ ಉತ್ತಮ ಒಡನಾಟವಿತ್ತು. ಅಂತಹ ಶ್ರೇಷ್ಠ ವ್ಯಕ್ತಿಗಳನ್ನು ಸ್ಮರಣೆ ಮಾಡುವುದು ಪುಣ್ಯದ ಕೆಲಸ ಎಂದರು.

ಕನ್ನಡ ವಿಶೇಷ ಸಾಹಿತ್ಯಗಿರಿ ಕೃತಿ ಬಿಡುಗಡೆ ಮಾಡಿದ ವಿಮರ್ಶಕ ಡಾ.ಸಿ.ಎನ್.ರಾಮಚಂದ್ರನ್ ಮಾತನಾಡಿ, 1950ರಲ್ಲಿ ಸಾರ್ವಜನಿಕ ಗ್ರಂಥಾಲಯದಲ್ಲಿ ಕಾತಂಜಲಿ ಎಂಬ ಪುಸ್ತಕದಲ್ಲಿ ಎಲ್.ಎಸ್.ಶೇಷಗಿರಿರಾವ್ ಅವರ ಸಾಹಿತ್ಯ ಲೇಖನ ಬರುತ್ತಿತ್ತು. ಆಂಗ್ಲ ಮತ್ತು ಕನ್ನಡ ಸಾಹಿತ್ಯ ಬರೆಯಲು ಎಲ್.ಎಸ್.ಎಸ್. ನನಗೆ ಪ್ರೋತ್ಸಾಹ ನೀಡಿದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಲ್.ಎಸ್.ಎಸ್. ಜನ್ಮ ಶತಮಾನೋತ್ಸವ ಗೌರವವನ್ನು ಡಾ. ವೀರಪ್ಪ ಮೊಯ್ಲಿ, ಡಾ. ಸಿ.ಎನ್. ರಾಮಚಂದ್ರನ್, ಡಾ. ದೊಡ್ಡ ರಂಗೇಗೌಡ, ನಾಗಮಣಿ ಎಸ್. ರಾವ್, ಡಾ. ಬಾಬು ಕೃಷ್ಣಮೂರ್ತಿ, ಡಾ. ಪ್ರಧಾನ ಗುರುದತ್ತ, ಡಾ. ವೂಡೇ ಪಿ. ಕೃಷ್ಣ, ವ.ಚ. ಚನ್ನೇಗೌಡ, ಆರ್. ರಾಮಕೃಷ್ಣ ಅವರಿಗೆ ನೀಡಲಾಯಿತು. ಕೃತಿಕಾರ ಟಿ.ಎನ್. ವಾಸುದೇವಮೂರ್ತಿ, ಕನ್ನಡ ಗೆಳೆಯರ ಬಳಗದ ಅಧ್ಯಕ್ಷ ರಾ.ನಂ. ಚಂದ್ರಶೇಖರ್ ಮತ್ತಿತರರಿದ್ದರು.



ನಗರದ ನಯನ ಸಭಾಂಗಣದಲ್ಲಿ ಕನ್ನಡ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಪ್ರೊ. ಎಲ್.ಎಸ್. ಶೇಷಗಿರಿರಾವ್ ಜನ್ಮಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಸಸಿಗೆ ನೀರೆರೆಯುವ ಮೂಲಕ ಮಾಜಿ ಸಿಎಂ ವೀರಪ್ಪ ಮೊಯ್ಲಿ ಉದ್ಘಾಟಿಸಿದರು.

ಸರ್ಕಾರದ ನಿರ್ಲಕ್ಷ್ಯ ದುರಂತ

ಪ್ರೊ.ಎಲ್.ಎಸ್.ಶೇಷಗಿರಿರಾಯರ ಜನ್ಮಶತಮಾನೋತ್ಸವವನ್ನು ಸರ್ಕಾರ ಆಚರಣೆ ಮಾಡದಿರುವುದು ದುರಂತ. ನಾಡಿನ ದೊಡ್ಡ ವಿದ್ವಾಂಸರನ್ನು ಗುರುತಿಸದೇ ಇರುವುದು ಸರಿಯಲ್ಲ. ನನಗೆ ಮೊದಲೇ ಗೊತ್ತಿದ್ದರೆ ನಾನೇ ಸರ್ಕಾರದೊಂದಿಗೆ ಮಾತನಾಡುತ್ತಿದ್ದೆ. ಈಗ ಪಶ್ಚಾತಾಪವಾಗುತ್ತಿದೆ. ತಡವಾದರೂ ಸರಿಯೇ ಎಲ್ಎಸ್ಎಸ್ ಕಾರ್ಯಕ್ರಮ ಮಾಡುವಂತೆ ಸರ್ಕಾರಕ್ಕೆ ತಿಳಿಸುತ್ತೇನೆ.

■ ಡಾ. ವೀರಪ್ಪ ಮೊಯ್ಲಿ | ಮಾಜಿ ಮುಖ್ಯಮಂತ್ರಿ

ವಿಜಯ ಕರ್ನಾಟಕ ನಮ್ಮ ಬೆಂಗಳೂರು ಮಂಗಳವಾರ, 18 ಫೆಬ್ರವರಿ 2025

'ಗಾಂಧಿ ವಿಚಾರಧಾರೆ ಎಂದೆಂದಿಗೂ ಪ್ರಸ್ತುತ'

■ **ವಿಕ ಸುದ್ದಿಲೋಕ** ಬೆಂಗಳೂರು

ಮಹಾತ್ಮ ಗಾಂಧಿಯವರ ಸಿದ್ಧಾಂತ, ವಿಚಾರಧಾರೆ ಮತ್ತು ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಕೆಲಸ ನಿರಂತರವಾಗಿ ನಡೆಯಲಿ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಡಾ. ಎಚ್. ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್ ಗಾಂಧಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಾ. ಎಚ್. ಶ್ರೀನಿವಾಸಯ್ಯನವರ ಜನ್ಮ ಶತಮಾನೋತ್ಸವ, ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

''ಗಾಂಧಿಯವರ ತತ್ವಾದರ್ಶಗಳನ್ನು ಅಳವಡಿಸಿಕೊಂಡಿದ್ದ ಎಚ್. ಶ್ರೀನಿವಾಸಯ್ಯ ಸರಳ ಜೀವಿಯಾಗಿ ಬದುಕು ಸಾಗಿಸಿದವರು. ಪ್ರತಿಯೊಬ್ಬರೂ ಸಾರ್ಥಕ ಬದುಕು ಸಾಗಿಸಬೇಕೆಂದು ಸಮಾನತೆಗಾಗಿ ಹೋರಾಟ ಮಾಡಿದರು,'' ಎಂದು ಸ್ಮರಿಸಿದರು.



ಗಾಂಧಿ ಭವನದಲ್ಲಿ ಡಾ. ಎಚ್. ಶ್ರೀನಿವಾಸಯ್ಯನವರ ಜನ್ಮ ಶತಮಾನೋತ್ಸವ, ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಹೊಸದಿಲ್ಲಿ ಕೇಂದ್ರ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ ಮಾತನಾಡಿ, ''ಸೌಹಾರ್ದತಯುತ ಬದುಕು ಸಾಗಿಸುತ್ತಿದ್ದ ಜನರ ಮಧ್ಯೆ ಕೋಮು ದ್ವೇಷದ ವಿಷ ಬೀಜ ಬಿತ್ತಿ, ಸಮಾಜದ ಸಾಮರಸ್ಯ, ಸೌಹಾರ್ದ ಭಾವನೆ ಕದಡಲಾಗುತ್ತಿದೆ. ಇಂದು ಗಾಂಧಿ ಹಂತಕನನ್ನೇ ಪೂಜಿಸಿ, ಅವರ ವಿಚಾರಧಾರೆ, ಮಾನವೀಯ ಮೌಲ್ಯಗಳನ್ನು ಕೊಲ್ಲುವ ಪ್ರಯತ್ನ ನಿರಂತರವಾಗಿ ನಡೆದಿದೆ,'' ಎಂದು ಬೇಸರ ವ್ಯಕ್ತಪಡಿಸಿದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಉಪಾಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಎನ್.ಆರ್. ವಿಶುಕುಮಾರ್, ಕೇಂದ್ರ ಗಾಂಧಿ ಸ್ಮಾರಕ ನಿಧಿ ಕಾರ್ಯದರ್ಶಿ ಡಾ. ಸಂಜಯ್ ಸಿಂಗ್, ಎಚ್.ಕೆ. ಪಾಟೀಲ ಪ್ರತಿಷ್ಠಾನದ ಅಧ್ಯಕ್ಷ ಡಿ.ಆರ್. ಪಾಟೀಲ್ ಉಪಸ್ಥಿತರಿದ್ದರು.

ಇಂದು ಕರವೇಯಿಂದ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿರುವ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಫಲಿತಾಂಶ ತಡೆಹಿಡಿಯಬೇಕು. ಸಿಎಂ ಮಧ್ಯಪ್ರವೇಶಿಸಿ ಹೊಸದಾಗಿ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ.

ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಭಾನುವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

''ಪ್ರಶ್ನೆಪತ್ರಿಕೆಗಳಲ್ಲಿನ ಕನ್ನಡಾನುವಾದದ ತೊಡಕಿನಿಂದಾಗಿ ಡಿ.29ರಂದು ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ನಡೆಸಿದ್ದ ಕೆಪಿಎಸ್ಸಿ, ಮತ್ತೆ ಸುಮಾರು 59 ಪ್ರಶ್ನೆಗಳ ಅನುವಾದದಲ್ಲಿ ತಪ್ಪು ಮಾಡುವ ಮೂಲಕ ಪರೀಕ್ಷಾರ್ಥಿಗಳಲ್ಲಿ ಗೊಂದಲುವುಂಟು ಮಾಡಿದೆ. ಆದರೀಗ ಫಲಿತಾಂಶವನ್ನು ಪ್ರಕಟಿಸಿದೆ. ಇದರಿಂದ ಕನ್ನಡ ಮಾಧ್ಯಮದ ಸಾಕಷ್ಟು ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಲಿದೆ. ಹಾಗಾಗಿ, ಫಲಿತಾಂಶವನ್ನು ತಡೆಹಿಡಿಯಬೇಕು,'' ಎಂದು ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಕನ್ನಡಪ್ರಭ ಮಂಗಳವಾರ 18.02.2025

ಸಾಧಕರಿಗೆ ಗೌರವ | ಪ್ರೊ.ಎಲ್.ಎಸ್.ಶೇಷಗಿರಿರಾವ್ ಜನ್ಮ ಶತಮಾನೋತ್ಸವ ಸರ್ಕಾರದಿಂದ ಆಯೋಜಿಸಲು ಕ್ರಮ: ಮಾಜಿ ಮುಖ್ಯಮಂತ್ರಿ

ಶೇಷಗಿರಿ ರಾವ್ ಮರೆತ ಸರ್ಕಾರ: ಮೊಯ್ಲಿ ತೀವ್ರ ಬೇಸರ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಹಿರಿಯ ವಿಮರ್ಶಕ, ವಿದ್ವಾಂಸ ಪ್ರೊ.ಎಲ್.ಎಸ್.ಶೇಷಗಿರಿರಾವ್‌ರ ಜನ್ಮ ಶತಮಾನೋತ್ಸವವನ್ನು ಸರ್ಕಾರದಿಂದ ಆಚರಣೆ ಮಾಡಬೇಕಿತ್ತು. ಆದರೆ ಇದು ಆಗದಿರುವುದು ವಿಷಾದನೀಯ ಎಂದು ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಬೇಸರ ವ್ಯಕ್ತಪಡಿಸಿದರು.

ಕನ್ನಡ ಗೆಳೆಯರ ಬಳಗದಿಂದ ಜೆ.ಸಿ.ರಸ್ತೆಯ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ 'ಪ್ರೊ.ಎಲ್.ಎಸ್.ಶೇಷಗಿರಿರಾವ್ ಜನ್ಮ ಶತಮಾನೋತ್ಸವ ಸಮಾರೋಪ, ಎಲ್.ಎಸ್.ಎಸ್.ಜಾಲತಾಣ ಹಾಗೂ ಕನ್ನಡ ವಿಶೇಷ ಸಾಹಿತ್ಯ ಸಿರಿ ಗ್ರಂಥ ಲೋಕಾರ್ಪಣೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಜನ್ಮಶತಮಾನೋತ್ಸವ ಗೌರವ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್‌ಎಸ್‌ಎಸ್ ಅವರು ಸಾಹಿತ್ಯದ ಚಕ್ರವರ್ತಿ ಆಗಿದ್ದು, ಜ್ಞಾನದ ಮಹರ್ಷಿಯಾಗಿದ್ದರು. ಇವರು ನಮ್ಮ ಜೊತೆ ಇದ್ದದ್ದೇ ಸೌಭಾಗ್ಯವಾಗಿದೆ. ಆದರೆ ಇದನ್ನು ನಾಡಿನ ಸರ್ಕಾರ ಗುರುತಿಸದೇ ಇರುವುದು ದುರಂತವಾಗಿದೆ. ಈ ಕಾರ್ಯಕ್ರಮವನ್ನು ನೋಡಿ ನನಗೆ ಪಶ್ಚಾತ್ತಾಪ ಆಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಸಮಾಲೋಚನೆ ನಡೆಸಿ ಸರ್ಕಾರದಿಂದ ಅಧಿಕೃತವಾಗಿ ಸಮಾರಂಭ ಆಯೋಜಿಸುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಸಿ.ಎನ್.ರಾಮಚಂದ್ರನ್, ಡಾ.ದೊಡ್ಡ ರಂಗೇಗೌಡ, ನಾಗಮಣಿ ಎಸ್. ರಾವ್, ಡಾ.ವೂಡೇ ಪಿ.ಕೃಷ್ಣ, ಡಾ.ಬಾಬು ಕೃಷ್ಣಮೂರ್ತಿ, ಡಾ.ಪ್ರಧಾನ ಗುರುದತ್ತ, ವ.ಚ.ಚನ್ನೇಗೌಡ, ಆರ್.ರಾಮಕೃಷ್ಣ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.

ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕರ್ನಾಟಕ ಸಂಸ್ಕೃತ ವಿವಿ ಮಾಜಿ ಕುಲಪತಿ ಮಲ್ಲೇಪುರಂ ಜಿ.ವೆಂಕಟೇಶ, ಭಾರತಿ ಶೇಷಗಿರಿರಾವ್, ಬಳಗದ ರಾ.ನಂ.ಚಂದ್ರಶೇಖರ್ ಉಪಸ್ಥಿತರಿದ್ದರು.



ಕನ್ನಡ ಗೆಳೆಯರ ಬಳಗದಿಂದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ 'ಪ್ರೊ.ಎಲ್.ಎಸ್.ಶೇಷಗಿರಿರಾವ್ ಜನ್ಮ ಶತಮಾನೋತ್ಸವ ಸಮಾರೋಪ' ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಡಾ| ಎಂ.ವೀರಪ್ಪ ಮೊಯ್ಲಿ, ಡಾ| ಸಿ.ಎನ್.ರಾಮಚಂದ್ರನ್, ಡಾ| ದೊಡ್ಡ ರಂಗೇಗೌಡ, ನಾಗಮಣಿ ಎಸ್. ರಾವ್, ಡಾ| ವೂಡೇ ಪಿ.ಕೃಷ್ಣ ಅವರನ್ನು ಗೌರವಿಸಲಾಯಿತು. ಗೊ.ರು.ಚನ್ನಬಸಪ್ಪ, ಮಲ್ಲೇಪುರಂ ಜಿ.ವೆಂಕಟೇಶ, ಭಾರತಿ ಶೇಷಗಿರಿರಾವ್ ಇದ್ದರು.

- ಎಲ್.ಎಸ್.ಶೇಷಗಿರಿ ರಾವ್ ಸಾಹಿತ್ಯದ ಚಕ್ರವರ್ತಿ
- ಅವರು ನಮ್ಮ ಜೊತೆ ಇದ್ದದ್ದೇ ನಮ್ಮ ಸೌಭಾಗ್ಯ ಎಂದ ಮೊಯ್ಲಿ
- ಶೇಷಗಿರಿ ರಾವ್ ಜನ್ಮದಿನ ಸರ್ಕಾರದಿಂದಲೇ ಆಯೋಜಿಸಬೇಕಿತ್ತು.
- ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸುತ್ತೇನೆ
- ಸರ್ಕಾರದಿಂದಲೇ ಕಾರ್ಯಕ್ರಮ ಆಯೋಜನೆಗೆ ಕ್ರಮ: ಮೊಯ್ಲಿ

ಉದಯವಾಣಿ ಬೆಂಗಳೂರು
ಮಂಗಳವಾರ, ಫೆಬ್ರವರಿ 18, 2025

'ಶೇಷಗಿರಿರಾವ್ ಜನ್ಮಶತಮಾನೋತ್ಸವ ಸರ್ಕಾರವೇ ಆಚರಿಸಲಿ'

ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಶೀಘ್ರದಲ್ಲಿ ಚರ್ಚಿಸುವೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಉದಯವಾಣಿ ಸಮಾಚಾರ

ಬೆಂಗಳೂರು: ಹಿರಿಯ ವಿಮರ್ಶಕ ಪ್ರೊ. ಎಲ್.ಎಸ್.ಶೇಷಗಿರಿರಾವ್ ಅವರ ಜನ್ಮಶತಮಾನೋತ್ಸವವನ್ನು ಸರ್ಕಾರ ಆಚರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಒತ್ತಾಯಿಸಿದರು.

ಕನ್ನಡ ಭವನದ ನಯನಾ ಸಭಾಂಗಣದಲ್ಲಿ ಸೋಮವಾರ ಕನ್ನಡ ಗೆಳೆಯರ ಬಳಗ ಹಮ್ಮಿಕೊಂಡಿದ್ದ "ಪ್ರೊ.ಎಲ್.ಎಸ್. ಶೇಷಗಿರಿರಾವ್ ಜನ್ಮ ಶತಮಾನೋತ್ಸವ" ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಅನುವಾದ, ವಿಮರ್ಶ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಅನುಪಮ ಕೊಡುಗೆಗಾಗಿ ಸರ್ಕಾರ ಎಲ್.ಎಸ್. ಶೇಷಗಿರಿರಾವ್ ಜನ್ಮಶತಮಾನೋತ್ಸವ ಆಚರಿಸಬೇಕಾಗಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮಾತಾಡುವುದಾಗಿ ಹೇಳಿದರು.



ಕನ್ನಡ ಭವನದ ನಯನಾ ಸಭಾಂಗಣದಲ್ಲಿ ವೀರಪ್ಪ ಮೊಯ್ಲಿ ಸೇರಿ ಗಣ್ಯರಿಗೆ ಎಲ್.ಎಸ್.ಎಸ್. ಜನ್ಮ ಶತಮಾನೋತ್ಸವ ಅಂಗವಾಗಿ ಗೌರವಿಸಲಾಯಿತು.

ನನ್ನ ಸಾಹಿತ್ಯ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಶೇಷಗಿರಿರಾವ್ ಪ್ರೇರಣೆ ಆಗಿದ್ದಾರೆ. ಎಲ್.ಎಸ್.ಶೇಷಗಿರಿರಾವ್ ನನ್ನ ಸಾಹಿತ್ಯದ ಏಳ್ಗೆಯಲ್ಲಿ ಶ್ರಮಿಸಿದ್ದಾರೆ. ಕೃತಿ ಸಂಶೋಧನೆಗಳ ಹಲವು ರೀತಿಯಲ್ಲಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಸ್ಮರಿಸಿದರು.

ಗುಂಡುರಾವ್ ಅವರ ಸಚಿವ ಸಂಪುಟದಲ್ಲಿ ಸಚಿವನಾಗಿದ್ದ ವೇಳೆ ಮತ್ತು ಮುಖ್ಯಮಂತ್ರಿಯಾಗಿದ್ದ ವೇಳೆ ನನಗೆ ಹಲವು ರೀತಿಯ ನೆರವು ನೀಡಿದ್ದರು. ಸರ್ಕಾರಕ್ಕೆ ಉತ್ತಮ ಮಾರ್ಗದರ್ಶನ ಮಾಡುತ್ತಿದ್ದರು. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಪುಸ್ತಕ ಪ್ರಾಧಿಕಾರ ರಚನೆ ಮಾಡಿ ಎಲ್.ಎಸ್. ಶೇಷಗಿರಿರಾವ್ ಅವರನ್ನು ಸಂಪುಟದರ್ಜೆ ಸ್ಥಾನಮಾನ ನೀಡಿ ಅಧ್ಯಕ್ಷರಾಗಿ ನೇಮಕ ಮಾಡಿದೆ ಎಂದು ಹೇಳಿದರು.

ಎಲ್.ಎಸ್.ಎಸ್. ಜನ್ಮ ಶತಮಾನೋತ್ಸವ ಗೌರವ: ಸಮಾರಂಭದಲ್ಲಿ ವೀರಪ್ಪ ಮೊಯ್ಲಿ, ಹಿರಿಯ ವಿಮರ್ಶಕ ಡಾ. ಸಿ. ಎನ್.ರಾಮಚಂದ್ರನ್, ಹಿರಿಯ ಸಾಹಿತಿ ಡಾ. ದೊಡ್ಡ ರಂಗೇಗೌಡ, ನಾಗಮಣಿ ಎಸ್. ರಾವ್, ಹಿರಿಯ ಪತ್ರಕರ್ತ ಡಾ. ಬಾಬು ಕೃಷ್ಣಮೂರ್ತಿ, ಅನುವಾದಕ ಡಾ. ಪ್ರಧಾನ ಗುರುದತ್ತ, ಶಿಕ್ಷಣ ತಜ್ಞ ವೂಡೇ ಪಿ. ಕೃಷ್ಣ, ನಿತಿನ್ ಷಾ, ವ.ಚ.ಚನ್ನೇಗೌಡ, ಆರ್. ರಾಮಕೃಷ್ಣ ಅವರಿಗೆ ಎಲ್.ಎಸ್.ಎಸ್. ಜನ್ಮ ಶತಮಾನೋತ್ಸವ ಗೌರವ ನೀಡಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ್, ನಾಡೋಜ ಗೊ.ರು ಚನ್ನಬಸಪ್ಪ, ಪ್ರೊ. ಮಲ್ಲೇಪುರಂ ಜಿ.ವೆಂಕಟೇಶ್, ಭಾರತಿ ಶೇಷಗಿರಿರಾವ್, ಡಾ.ಆರ್.ಶೇಷಶಾಸ್ತ್ರಿ, ಡಾ. ಸಿ. ಎನ್. ವಾಸುದೇವಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.

ಜನದನಿಯ ಸಾರಥಿ
ವಾರ್ತಾ ಭಾರತಿ

Feb 18, 2025

ಪ್ರೊ.ಎಲ್.ಎಸ್.ಶೇಷಗಿರಿರಾವ್ ಜನ್ಮ ಶತಮಾನೋತ್ಸವ ಸರಕಾರವೇ ಮಾಡಲಿ

ವೀರಪ್ಪ ಮೊಯ್ಲಿ ಆಗ್ರಹ



ಬೆಂಗಳೂರು, ಫೆ.17: ಪ್ರೊ.ಎಲ್.ಎಸ್.ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವವನ್ನು ಸರಕಾರವೇ ಗುರುತಿಸಿ ಕಾರ್ಯಕ್ರಮ ಮಾಡಬೇಕಿತ್ತು. ಮುಂದಿನ ದಿನಗಳಲ್ಲಾದರೂ ಪ್ರೊ.ಎಲ್.ಎಸ್. ಶೇಷಗಿರಿರಾವ್ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಗ್ರಹಿಸಿದ್ದಾರೆ.

ಸೋಮವಾರ ನಗರದ ನಯನ ಸಭಾಂಗಣದಲ್ಲಿ ಕನ್ನಡ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಪ್ರೊ.ಎಲ್.ಎಸ್.ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವ ಸಮಾರೋಪ, ಎಲ್.ಎಸ್.ಎಸ್ ಜಾಲತಾಣ, ಕನ್ನಡ ವಿಶೇಷ ಸಾಹಿತ್ಯ ಗಿರಿ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಜ್ಞಾನದ ಉತ್ಪಾದನೆಯಾಗಬೇಕು. ಬರಿ ಪದವಿಗಳ ಉತ್ಪಾದನೆಯಾಗುವುದಲ್ಲ ಎಂದು ಅಭಿಪ್ರಾಯಪಟ್ಟರು.

ಪ್ರೊ. ಎಲ್.ಎಸ್.ಶೇಷಗಿರಿರಾವ್ ಅವರಂತಹ ಜ್ಞಾನಿಗಳು ಕಡಿಮೆಯಾಗಿದ್ದಾರೆ. ಅವರು ಕೇವಲ ಒಬ್ಬ ಕಾದಂಬರಿಕಾರರು, ಪ್ರಬಂಧಕಾರ ಮಾತ್ರವಲ್ಲ. ನಾಡಿನ ಜ್ಞಾನದ ಮಹರ್ಷಿಯಾಗಿದ್ದಾರೆ. ನನಗೆ ಅವರು ಉತ್ತಮ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ನಾಡೋಜ ಗೊ.ರು.ಚನ್ನಬಸಪ್ಪ, ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ, ಡಾ.ದೊಡ್ಡ ರಂಗೇಗೌಡ, ವ.ಚ.ಚನ್ನೇಗೌಡ, ಡಾ.ಪ್ರಧಾನಗುರುದತ್ತ, ಡಾ.ಸಿ.ಎನ್.ರಾಮಚಂದ್ರನ್, ಭಾರತಿ ಶೇಷಗಿರಿರಾವ್, ಡಾ.ಆರ್.ಶೇಷಶಾಸ್ತ್ರಿ, ಡಾ.ಟಿ.ಎನ್.ವಾಸುದೇವಮೂರ್ತಿ, ಮುಂತಾದವರು ಉಪಸ್ಥಿತರಿದ್ದರು.

> ಸಾಂಸ್ಕೃತಿಕ ಮೌಲ್ಯಗಳಿಗೆ ಹೆಚ್ಚು ಹೊತ್ತು ಕೊಡಬೇಕು. ಅದರಲ್ಲಿ ಜೀವನದ ಮೌಲ್ಯಗಳು ಒಳಗೊಂಡಿರಬೇಕು. ಈ ರೀತಿಯ ಕೆಲವು ಕೆಲಸಗಳು ಆಗುತ್ತಿವೆ. ಗ್ರಂಥಗಳನ್ನು ಅಧ್ಯಯನ ಮಾಡುವುದನ್ನು ನಮ್ಮ ಮಕ್ಕಳಿಗೆ ಕಲಿಸಿಕೊಡಬೇಕು ಆ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಬೇಕಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಗ್ರಂಥ ಓದುವ ಚಳವಳಿ ಆಗಬೇಕಿದೆ.
>
> -ವೀರಪ್ಪ ಮೊಯ್ಲಿ, ಮಾಜಿ ಮುಖ್ಯಮಂತ್ರಿ

ವಿಜಯ ಕರ್ನಾಟಕ VK

ಮಂಗಳವಾರ, 18 ಫೆಬ್ರವರಿ 2025,
ಬೆಂಗಳೂರು


ಉದ್ಯೋಗಕ್ಕೆ ಸೀಮಿತವಾದ ಶಿಕ್ಷಣ: ಮೊಯಿಲಿ ವಿಷಾದ

■ **ವಿಕ ಸುದ್ದಿಲೋಕ** ಬೆಂಗಳೂರು

''ಇಂದಿನ ಶಿಕ್ಷಣವು ಜ್ಞಾನ ವೃದ್ಧಿಯ ಬದಲು ಉದ್ಯೋಗಕ್ಕೆ ಸೀಮಿತವಾಗಿದೆ. ಇದನ್ನು ನೋಡಿದರೆ ತುಂಬಾ ನೋವಾಗುತ್ತದೆ'' ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಬೇಸರ ವ್ಯಕ್ತಪಡಿಸಿದರು.

ಕನ್ನಡ ಗೆಳೆಯರ ಬಳಗವು ಸಾಹಿತಿ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಶತಮಾನೋತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.

''ಈ ಕಾಲದ ಶಿಕ್ಷಣ ವ್ಯವಸ್ಥೆ ನೋಡಿದಾಗ ನಾನೇನಾದರೂ ಇಂತಹ ಶಿಕ್ಷಣ ಪಡೆದಿದ್ದರೆ ಒಂದೇ ಒಂದು ಪುಸ್ತಕ ಬರೆಯಲೂ ಆಗುತ್ತಿರಲಿಲ್ಲ, ಆದರೆ ನನಗೆ ಎಲ್. ಎಸ್. ಶೇಷಗಿರಿರಾವ್ ಅವರಂತಹ ಮಹನೀಯರ ಮಾರ್ಗದರ್ಶನದಿಂದ ಇಷ್ಟೆಲ್ಲ ಬರೆಯಲು ಸಾಧ್ಯವಾಯಿತು. ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶಿಕ್ಷಣ ಹಾಗೂ ಸಾಹಿತ್ಯಕ್ಕೆ ಬಹಳ ಒತ್ತು ನೀಡಿದ್ದೆ, ಉತ್ತಮ ಪುಸ್ತಕಗಳಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಸೇರಿ ಅನೇಕ ಪ್ರಾಧಿಕಾರಗಳನ್ನು ರಚಿಸಿದೆ. ಹಂಪಿಯಲ್ಲೇ ಆಗಬೇಕು ಎಂದು ಕನ್ನಡ ವಿಶ್ವ ವಿದ್ಯಾಲಯ ಮಾಡಿದೆ. 1 ರಿಂದ 4ನೇ ತರಗತಿವರೆಗೂ ಕನ್ನಡ ಕಡ್ಡಾಯಗೊಳಿಸಿದೆ. ಸೆಸ್ ಸಂಗ್ರಹ ಮಾಡಿ ರಾಜ್ಯಾದ್ಯಂತ ಗ್ರಂಥಾಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡೆ. ಶಿಕ್ಷಣ ಜೀವನದ ಮೌಲ್ಯ ಎಂದು ಪರಿಗಣಿಸಿದೆ. ಆದರೆ, ಇಂದು ಕನ್ನಡ ವಿವಿ ಹಾಗೂ ಪ್ರಾಧಿಕಾರಗಳನ್ನು ನೋಡಿದಾಗ ಏಕೆ ಇವೆಲ್ಲವನ್ನೂ ಮಾಡಿದೆ ಎಂಬ ಪಶ್ಚಾತ್ತಾಪ ಕಾಡುತ್ತಿದೆ,'' ಎಂದು ಬೇಸರ ವ್ಯಕ್ತಪಡಿಸಿದರು.



ಸಾಹಿತಿ ಪ್ರೊ. ಎಲ್. ಎಸ್. ಶೇಷಗಿರಿರಾವ್ ಅವರ ಜನ್ಮ ಶತಮಾನೋತ್ಸವ ಸಮಾ ರೋಪ ಸಮಾರಂಭವನ್ನು ಎಂ. ವೀರಪ್ಪ ಮೊಯಿಲಿ ಉದ್ಘಾಟಿಸಿದರು.

ಸರಕಾರವೇ ಜನ್ಮಶತಮಾನೋತ್ಸವ ಆಚರಿಸಲಿ: ''ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಸಾಹಿತಿ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರ ಜನ್ಮಶತಮಾನೋತ್ಸವವನ್ನು ಸರಕಾರ ಆಚರಣೆ ಮಾಡಬೇಕಾಗಿತ್ತು. ಆದರೆ, ಸರಕಾರ ಈ ವಿಚಾರವನ್ನು ಮರೆತಿರುವುದು ವಿಷಾದನೀಯ. ಎಲ್‌ಎಸ್‌ಎಸ್ ಅವರ ಸಾಹಿತ್ಯದ ಸಾಧನೆ ಪರಿಗಣಿಸಿ ಅವರ ಶತಮಾನೋತ್ಸವವನ್ನು ಸರಕಾರವೇ ಆಚರಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ,'' ಎಂದು ಮೊಯಿಲಿ ಭರವಸೆ ನೀಡಿದರು.

ಚಳವಳಿಗಾಗಿ ಚಳವಳಿ ಮಾಡಬೇಡಿ: ''ಕನ್ನಡ ನಾಡು-ನುಡಿ, ನೆಲ-ಜಲಗಳಿಗಾಗಿ ಅನೇಕ ಚಳವಳಿಗಳು ನಡೆದಿವೆ. ಆದರೆ ಅವುಗಳ ಮುಂದಿನ ಹಾದಿ ಏನು ಎಂದರೆ ಉತ್ತರವಿಲ್ಲ, ಚಳವಳಿಗಾಗಿ ಚಳವಳಿ ಮಾಡಬೇಡಿ. ಅವುಗಳನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಚಳವಳಿ ಮಾಡಬೇಕು,'' ಎಂದರು.

ಕಾರ್ಯಕ್ರಮದಲ್ಲಿ ಎಲ್.ಎಸ್.ಎಸ್. ಜಾಲತಾಣ ಹಾಗೂ 'ಕನ್ನಡ ವಿಶೇಷ ಸಾಹಿತ್ಯ ಸಿರಿ ಗ್ರಂಥ' ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವೀರಪ್ಪ ಮೊಯಿಲಿ, ಡಾ. ದೊಡ್ಡರಂಗೇಗೌಡ, ಡಾ. ಬಾಬು ಕೃಷ್ಣಮೂರ್ತಿ, ಡಾ. ಪ್ರಧಾನ ಗುರುದತ್ತ; ನಾಗಮಣಿ ಎಸ್. ರಾವ್, ಡಾ. ಸಿ. ಎನ್. ರಾಮಚಂದ್ರನ್, ಡಾ. ವೂಡೇ ಪಿ. ಕೃಷ್ಣ ವ.ಚ. ಚನ್ನೇಗೌಡ, ಆರ್. ರಾಮಕೃಷ್ಣ ಅವರನ್ನು ಗೌರವಿಸಲಾಯಿತು.

ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಗೊ.ರು. ಚನ್ನಬಸಪ್ಪ, ಭಾರತಿ ಶೇಷಗಿರಿರಾವ್, ರಾ.ನಂ. ಚಂದ್ರಶೇಖರ್, ಡಾ. ಆರ್. ಶೇಷಶಾಸ್ತ್ರಿ ಡಾ. ಟಿ.ಎನ್. ವಾಸುದೇವಮೂರ್ತಿ ಇತರರು ಇದ್ದರು.

ಸಮಸ್ತ ಕನ್ನಡಿಗರ ಏಕೈಕ ಸಂಜೆ ದಿನಪತ್ರಿಕೆ

ಈ ಸಂಜೆ

Feb 18, 2025

ನನ್ನನ್ನು ಮುನ್ನಡೆಸಿದ ಮಹಾನ್ ವ್ಯಕ್ತಿ ಎಲ್.ಎಸ್.ಶೇಷಗಿರಿರಾವ್: ವೀರಪ್ಪ ಮೊಯ್ಲಿ



ಬೆಂಗಳೂರು,ಫೆ.18- ಎಲ್.ಎಸ್.ಶೇಷಗಿರಿರಾವ್ ಹೆಸರು ಎಂದರೆ ನನಗೆ ರೋಮಾಂಚನ ಹಾಗೂ ನನ್ನನ್ನು ಮುನ್ನಡೆಸಿದ ಮಹಾನ್ ವ್ಯಕ್ತಿ ಎಂದು ಮಾಜಿ ಸಿಎಂ ಡಾ.ವೀರಪ್ಪ ಮೊಯ್ಲಿ ಹೇಳಿದರು.

ಕನ್ನಡ ಭವನದಲ್ಲಿ ಕನ್ನಡ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಪ್ರೊ. ಎಲ್.ಎಸ್.ಶೇಷಗಿರಿರಾವ್ ಜನ್ಮ ಶತಮಾನೋತ್ಸವ ಸಮಾರೋಪ ಮತ್ತು ಎಲ್.ಎಸ್.ಎಸ್ ಜಾಲತಾಣ ಹಾಗೂ ಕನ್ನಡ ವಿಶೇಷ ಸಾಹಿತ್ಯ ಸಿರಿ ಗ್ರಂಥ ಲೋಕಾರ್ಪಣೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಜನ್ಮ ಶತಮಾನೋತ್ಸವ ಗೌರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನನ್ನ ಕೃತಿಗಳನ್ನು ಸಂಶೋಧನೆ ಹಾಗೂ ಮಾರ್ಗದರ್ಶನ ನೀಡಿ ನಂತರ ಆ ಪುಸ್ತಕಗಳನ್ನು ಬಿಡುಗಡೆ ಮಾಡುತ್ತಿದ್ದ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ರವರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದ ಸಂದರ್ಭ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ನನ್ನ ಅವಧಿಯಲ್ಲಿ ಪುಸ್ತಕ ಪ್ರಾಧಿಕಾರ ಮಾಡಿ ಎಲ್.ಎಸ್.ಶೇಷಗಿರಿರಾವ್ ಅವರನ್ನು ಸಂಪುಟ ದರ್ಜೆ ಸ್ಥಾನಮಾನ ನೀಡಿ ಅಧ್ಯಕ್ಷರಾಗಿ ನೇಮಕ ಮಾಡಿದ್ದೆ ಎಂದು ಸ್ಮರಿಸಿದರು.

ಎಲ್.ಎಸ್.ಶೇಷಗಿರಿರಾವ್ ಜನ್ಮಶತಮಾನೋತ್ಸವ ಸರ್ಕಾರ ಆಚರಣೆ ಮಾಡಬೇಕಾಗಿತ್ತು. ಆದರೆ ವಿಷಾದನೀಯ ಸರ್ಕಾರ ಆಚರಣೆ ಮಾಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಮುಂದೆ ಕಾರ್ಯಕ್ರಮ ಆರಂಭಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.

ನಾಡೋಜ ಗೊ.ರು.ಚನ್ನಬಸಪ್ಪರವರು, ಡಾ.ಸಿ.ಎನ್.ರಾಮಚಂದ್ರನ್, ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್, ಭಾರತಿ ಶೇಷಗಿರಿರಾವ್, ಡಾ.ಆರ್.ಶೇಷಶಾಸ್ತ್ರಿ, ಡಾ.ಸಿ.ಎಸ್.ವಾಸುದೇವಮೂರ್ತಿ, ಕನ್ನಡ ಗೆಳೆಯರ ಬಳಗದ ಸಂಚಾಲಕರಾದ ರಾ.ನಂ.ಚಂದ್ರಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.

ಇದೇ ವೇಳೆ ಡಾ. ವೀರಪ್ಪ ಮೊಯ್ಲಿ, ಡಾ. ಸಿ.ಎನ್. ರಾಮಚಂದ್ರ, ಸಾಹಿತಿ ಡಾ.ದೊಡ್ಡ ರಂಗೇಗೌಡ, ನಾಗಮಣಿ ಎಸ್.ರಾವ್, ಡಾ. ಬಾಬು ಕೃಷ್ಣಮೂರ್ತಿ, ಡಾ. ಪ್ರಧಾನ ಗುರುದತ್ತ, ಡಾ. ಪ್ರೊ. ಪಿ. ಕೃಷ್ಣ, ವ.ಚ. ಚನ್ನೇಗೌಡ, ಆರ್.ರಾಮಕೃಷ್ಣರವರಿಗೆ ಗೌರವಾರ್ಪಣೆ ಮಾಡಲಾಯಿತು.

ಮಂಗಳವಾರ 18 ಫೆಬ್ರವರಿ 2025

ಉಮ್ಮತ್ತೂರು ಜಿ.ರವಿಶಂಕರ್‌ಗೆ ನಿಸರ್ಗ ಡಾಕ್ಟರ್ ರಾಜ್ಯ ಪ್ರಶಸ್ತಿ ಪುರಸ್ಕಾರ



ಉಮ್ಮತ್ತೂರು ಜಿ.ರವಿಶಂಕರ್‌ಗೆ ನಿಸರ್ಗ ಡಾಕ್ಟರ್ ರಾಜ್ಯ ಪ್ರಶಸ್ತಿ ನೀಡಲಾಯಿತು.

ಮೈಸೂರು, ಫೆ. 17– ಯುವಚೇತನ ಯುವಜನ ಕೇಂದ್ರ, ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅತ್ಯುತ್ತಮ ಸ್ವಯಂಸೇವಾ ಪ್ರಶಸ್ತಿ ಪುರಸ್ಕೃತ ಸೇವಾ ಸಂಸ್ಥೆ ವತಿಯಿಂದ ಸಾಮಾಜಿಕವಾಗಿ ಸಮಾಜಮುಖಿ ಹಾಗೂ ಪರಿಸರಕ್ಕೆ ಸಂಬಂಧಿಸಿದ ಸೇವಾಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಿರುವ ಸಾಧಕರಿಗೆ ನಿಸರ್ಗ ಡಾಕ್ಟರ್ ಪ್ರಶಸ್ತಿ ಪುರಸ್ಕಾರವನ್ನು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ವಿಶ್ರಾಂತ ನ್ಯಾಯಮೂರ್ತಿಗಳು ಹಾಗೂ ನಿವೃತ್ತ ಲೋಕಾಯುಕ್ತರಾದ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ, ಯುವ ಚೇತನ ಯುವಜನ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ನಂದಿದುರ್ಗದ ಬಾಲು ಗೌಡ, ನಾಡೋಜ ಡಾಕ್ಟರ್ ಹೊಡೆ ಪಿ ಕೃಷ್ಣ, ಸುಬೇದಾರ ಮೇಜರ್ ಕುಮಾರ ಸ್ವಾಮಿ, ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಎಪಿಜೆ ಅಬ್ದುಲ್ ಕಲಾಂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು, ವಟಗಡಿ ಮಠದ ಸ್ವಾಮೀಜಿ, ಉಮ್ಮತ್ತೂರು ಜಿ.ರವಿಶಂಕರ್ ಅವರಿಗೆ ನಿಸರ್ಗ ಡಾಕ್ಟರ್ ರಾಜ್ಯ ಪ್ರಶಸ್ತಿ ಪುರಸ್ಕಾರ ಮಾಡಿದರು.

ಕನ್ನಡಪ್ರಭ

ಸತ್ಯ, ಸ್ವಚ್ಛತೆ, ಅಹಿಂಸೆಯಂತಹ ಮಂತ್ರಗಳಿಂದ ಜೀವನ ಸುಂದರ

ಗಾಂಧಿ ಚಿಂತನೆ ಕಾರ್ಯಾಗಾರದಲ್ಲಿ ಪ್ರೊ.ಶಾಂತಾದೇವಿ ಅನಿಸಿಕೆ

• ಕನ್ನಡಪ್ರಭ ವಾರ್ತೆ ವಿಜಯಪುರ



ಮಹಾತ್ಮಾ ಗಾಂಧೀಜಿ ಅವರ ಸತ್ಯ, ಸ್ವಚ್ಛತೆ ಮತ್ತು ಅಹಿಂಸೆಎಂಬಮಂತ್ರಗಳಿಂದಜೀವನಸುಂದರವಾಗುತ್ತದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಶಾಂತಾದೇವಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ ಎನ್.ಎಸ್.ಎಸ್ ಕೋಶ ಮತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿಎಂಬವಿಷಯಾಧಾರಿತಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಾತ್ಮಾ ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ. ಸ್ವಯಂ ಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಹೊಣೆಗಾರಿಕೆಯನ್ನು ಬೆಳೆಸುವುದು ಮಾತ್ರವಲ್ಲದೆ, ಯುವಕರಲ್ಲಿ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವುದಕ್ಕೂ ಇದು ಸಹಾಯಕವಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡಿ ಮಾತನಾಡಿ, ಗಾಂಧೀಜಿಯವರು ರಾಜಕೀಯ ಕಾರ್ಯವನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದರು. ಸಂಸದೀಯ ಕೆಲಸ ಮತ್ತು ರಚನಾತ್ಮಕ ಕೆಲಸ. ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಯುವಪೀಳಿಗೆ ದಾರಿ ತಪ್ಪುತ್ತಿರುವುದು ಸತ್ಯ. ಇದರಿಂದ ತಪ್ಪಿಸಿಕೊಳ್ಳಲು ಗಾಂಧೀಜಿಯವರ ವಿಚಾರಗಳ ಬಗ್ಗೆ ಚಿಂತನೆ ಮಾಡುವುದು, ಅವರನ್ನು ಓದಿ, ಅರ್ಥೈಸಿಕೊಳ್ಳುವುದು ಮತ್ತು ಪ್ರಶ್ನೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳು ಉಳಿಯದೆ ಹೋದರೆ, ದೇಶ ಉಳಿಯುವುದಿಲ್ಲ ಎಂಬ ಅವರ ಮಾತು ಇಂದು ಸಹ ಪ್ರಸ್ತುತವಾಗಿದೆ ಎಂದು ತಿಳಿಸಿದರು.

ಪ್ರಥಮ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಕಾಯಕ ನಿಷ್ಠ ಎಂಬ ವಿಷಯದ ಕುರಿತು ವಿಷಯವನ್ನು ಮಂಡಿಸಿದರು. ಅಧ್ಯಕ್ಷತೆಯನ್ನು ಪ್ರೊ.ಪಿ.ಜಿ.ತಡಸದ ವಹಿಸಿದ್ದರು. ಎರಡನೆಯ ಗೋಷ್ಠಿಯನ್ನು ಡಾ.ಅಬೇದಾ ಬೇಗಂ ಗಾಂಧೀಜಿಯವರ ಪ್ರಸ್ತುತ ಸಮಸ್ಯೆಗಳು ಮತ್ತು ಎನ್.ಎಸ್.ಎಸ್ ಅಧಿಕಾರಿಯ ಜವಾಬ್ದಾರಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಓಂಕಾರ ಕಾಕಡೆ ವಹಿಸಿದ್ದರು. ಮೂರನೇ ಗೋಷ್ಠಿಯಲ್ಲಿ ಲಕ್ಷ್ಮೀದೇವಿ.ವೈ ಮಹಿಳೆಯರ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್‌ನ ಪಾತ್ರ ಎಂಬ ವಿಷಯದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ಪ್ರೊ.ಸಕ್ಪಾಲ್ ಹೂವಣ್ಣ ವಹಿಸಿದ್ದರು. ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸ್ಮಾರಕ ನಿಧಿ ಉಪಾಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ, ಎನ್ ಎಸ್.ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ಅಮರನಾಥ ಪ್ರಜಾಪತಿ, ವಿವಿಧ ಜಿಲ್ಲೆಯ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.

VIJAYAPURA Edition
Feb 17, 2025 Page No. 01
Powered by: erelego.com

ಜನದನಿಯ ಸಾರಥಿ
ವಾರ್ತಾ ಭಾರತಿ


'ಶ್ರೀನಿವಾಸಯ್ಯ' ಜೀವನ ಚರಿತ್ರೆ ಮಕ್ಕಳ ಪಠ್ಯವಾಗಲಿ

ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ಫೆ.16: ಗಾಂಧಿವಾದಿ ಡಾ.ಹೊ.ಶ್ರೀನಿವಾಸಯ್ಯ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ರಾಷ್ಟ್ರಮಟ್ಟದಲ್ಲಿ ಗೌರವಿಸುವ ವ್ಯಕ್ತಿಯಾಗಿ ರೂಪುಗೊಂಡಿದ್ದರು, ಅವರ ಜೀವನ ಚರಿತ್ರೆ ಮಕ್ಕಳ ಪಠ್ಯಗಳಾಗಬೇಕು ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದಲ್ಲಿನ ಗಾಂಧಿ ಭವನದಲ್ಲಿ ಗಾಂಧಿ ಸ್ಮಾರಕ ನಿಧಿ ಹಾಗೂ ಡಾ.ಎಚ್.ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್‌ನಿಂದ ಏರ್ಪಡಿಸಿದ್ದ ಡಾ.ಹೊ.ಶ್ರೀನಿವಾಸಯ್ಯ ಜನ್ಮಶತಮಾನೋತ್ಸವ ಸಂಸ್ಮರಣೆ, ಪುಸ್ತಕ ಬಿಡುಗಡೆ ಹಾಗೂ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಮಾತನಾಡಿ, ಜೀವನವೇ ಸಂದೇಶ ಎಂಬಂತೆ ಬದುಕಿ ಕಾರ್ಯರೂಪಕ್ಕೆ ತಂದವರು ಡಾ.ಹೊ.ಶ್ರೀನಿವಾಸಯ್ಯ. ಗಾಂಧಿಭವನದಲ್ಲಿ ಹಲವು ಸ್ಥಾನಮಾನ ಹೊಂದಿ ಸಮಾಜ ಮುಖಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಮಲ್ಲೇಶ್ವರದ 6ನೆ ಕ್ರಾಸ್ ರಸ್ತೆಗೆ ಅವರ ಹೆಸರಿಡಲಾಗಿದೆ ಎಂದು ಸ್ಮರಿಸಿದರು.



"ಗ್ರಾಮ ಸ್ವರಾಜ್ಯ ಅನುಷ್ಠಾನ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಸರಕಾರ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ಸರ್ವೋದಯ ಮತ್ತು ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧಿ ಕಂಡ ಮಹತ್ತರ ಕನಸು. ಸ್ಥಳೀಯ ಸರಕಾರವನ್ನು ಬಲಪಡಿಸಲು ರಾಜ್ಯದಲ್ಲಿ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆ ಜಾರಿಯಲ್ಲಿದ್ದರೂ ಪರಿಣಾಮಕಾರಿಯಾಗಿ ಜಾರಿಗೊಂಡಿಲ್ಲ.

-ಎಚ್.ಕೆ.ಪಾಟೀಲ್, ಕಾನೂನು ಸಚಿವ

ಕಾರ್ಯಕ್ರಮದಲ್ಲಿ ಹೊಸದಿಲ್ಲಿ ಕೇಂದ್ರ ಸ್ಮಾರಕ ನಿಧಿ ಕಾರ್ಯದರ್ಶಿ ಡಾ.ಸಂಜಯ್ ಸಿಂಗ್, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವುಡೇ ಪಿ.ಕೃಷ್ಣ, ಡಾ.ಹೊ.ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷೆ ಪುಕೃಷ್ಣ, ಕಾರ್ಯಾಧ್ಯಕ್ಷ ವಿಶುಕುಮಾರ್, ಎಂ.ಸಿ.ನರೇಂದ್ರ, ಮತ್ತಿತರರು ಭಾಗವಹಿಸಿದ್ದರು.

Bengaluru Edition
Feb 17, 2025 Page No. 3
Powered by: erelego.com

17/02/2025

ಎನ್.ಎಸ್.ಎಸ್ ಅಭಿವೃದ್ಧಿಗೆ ಮಹತ್ವದ ಪಾತ್ರವಹಿಸುತ್ತದೆ: ಪ್ರೊ. ಶಾಂತಾದೇವಿ

ಕರುನಾಡು ಪ್ರಭ ಸುದ್ದಿ

ವಿಜಯಪುರ: ಎನ್.ಎಸ್.ಎಸ್ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಮತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆಯುವ ಸಬಲೀಕರಣ ಮತ್ತು ಕ್ರೀಡೆ. ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ "ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿ" ಈ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ. ಸ್ವಚ್ಛತಾ ಕಾರ್ಯಗಳು. ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು. ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಅಧ್ಯಕ್ಷ



ಡಾ. ವೂಡಿ. ಪಿ. ಕೃಷ್ಣ ಮಾತನಾಡಿ. ಗಾಂಧೀಜಿಯವರು ರಾಜಕೀಯ ಕಾರ್ಯವನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದರು. ಸಂಸದೀಯ ಕೆಲಸ ಮತ್ತು ರಚನಾತ್ಮಕ ಕೆಲಸ ಎಂದರು.


ಸಮಾರಂಭದಲ್ಲಿ ಅಮರನಾಥ ಪ್ರಜಾಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

'ಆಡು ಮುಟ್ಟದ ಸೊಪ್ಪಿಲ'–ನಾಡೋಜ ಡಾ. ವೂಡೆ.ಪಿ. ಕೃಷ್ಣ ರವರ ಅಭಿನಂದನ ಗ್ರಂಥ ಲೋಕಾರ್ಪಣೆ ಸಮಾರಂಭದ ವರದಿ









ವಿಶ್ವವಾಣಿ
ವಿಶ್ವಾಸವೇ ವಿಶ್ವ

17/02/2025

ಕಾರ್ಯಾಗಾರ ಉದ್ಘಾಟನೆ | ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ

ಜಾಗೃತಿ ಬಿತ್ತುವ ಎನ್‌ಎಸ್‌ಎಸ್



ಕಾರ್ಯಾಗಾರವನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಉದ್ಘಾಟಿಸಿದರು.

ವಿಜಯಪುರ: ಎನ್.ಎಸ್.ಎಸ್ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಟಿ.ಶಾಂತಾದೇವಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಮತ್ತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ 'ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿ'' ಈ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡಿ ಪಿ. ಕೃಷ್ಣ ಮಾತನಾಡಿ, ಗಾಂಧೀಜಿಯವರು ರಾಜಕೀಯ ಕಾರ್ಯವನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದರು. ಸಂಸದೀಯ ಕೆಲಸ ಮತ್ತು ರಚನಾತ್ಮಕ ಕೆಲಸ. ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಯುವಪೀಳಿಗೆ ದಾರಿ ತಪ್ಪುತ್ತಿರುವುದು ಸತ್ಯ. ಇದರಿಂದ ತಪ್ಪಿಸಿಕೊಳ್ಳಲು ಗಾಂಧೀಜಿಯವರ ವಿಚಾರಗಳ ಬಗ್ಗೆ ಚಿಂತನೆ ಮಾಡುವುದು, ಅವರನ್ನು ಓದಿ, ಅರ್ಥೈಸಿಕೊಳ್ಳುವುದು ಮತ್ತು ಪ್ರಶ್ನೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ''ಗಾಂಧೀಜಿಯವರ ಮೌಲ್ಯಗಳು ಉಳಿಯದೆ ಹೋದರೆ, ದೇಶ ಉಳಿಯುವುದಿಲ್ಲ'' ಎಂಬ ಅವರ ಮಾತು ಇಂದು ಸಹ ಪ್ರಸ್ತುತವಾಗಿದೆ ಎಂದರು.


ಈ ಕಾರ್ಯಾಗಾರದಲ್ಲಿ ಮೂರು ಗೋಷ್ಠಿಗಳನ್ನು ನಡೆಸಲಾಯಿತು. ಮೊದಲನೆ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಕಾಯಕ ನಿಷ್ಠೆ ಎಂಬ ವಿಷಯದ ಕುರಿತು ವಿಷಯವನ್ನು ಮಂಡಿಸಿದರು. ಪ್ರೊ.ಪಿ.ಜಿ.ತಡಸದ ಅಧ್ಯಕ್ಷತೆ ವಹಿಸಿದ್ದರು. ಎರಡನೆಯ ಗೋಷ್ಠಿಯನ್ನು ಡಾ.ಅಬೀದಾ ಬೇಗಂ ಗಾಂಧೀಜಿಯವರ ಪ್ರಸ್ತುತ ಸಮಸ್ಯೆಗಳು ಮತ್ತು ಎನ್.ಎಸ್.ಎಸ್ ಅಧಿಕಾರಿಯ ಜವಾಬ್ದಾರಿ ಎಂಬ ವಿಷಯದ ಕುರಿತು ಮಾತನಾಡಿದರು. ಪ್ರೊ.ಓಂಕಾರ ಕಾಕಡೆ ಅಧ್ಯಕ್ಷತೆ ವಹಿಸಿದ್ದರು. ಮೂರನೇ ಗೋಷ್ಠಿಯಲ್ಲಿ ಲಕ್ಷ್ಮೀದೇವಿ ವೈ ಮಹಿಳೆಯರ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್‌ನ ಪಾತ್ರ ಎಂಬ ವಿಷಯದ ಕುರಿತು ಮಾತನಾಡಿದರು. ಪ್ರೊ. ಸಕ್ಪಾಲ್ ಹೂವಣ್ಣ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಖರ ವಹಿಸಿ ಮಾತನಾಡಿದರು. ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಉಪಾಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ, ಡಾ. ಅಬಿದಾ ಬೇಗಂ, ಎನ್ ಎಸ್.ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ವಿವಿಧ ಜಿಲ್ಲೆಯ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಅಮರನಾಥ ಪ್ರಜಾಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

> ಸ್ವಯಂಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಹೊಣೆಗಾರಿಕೆಯನ್ನು ಬೆಳೆಸುವುದು ಮಾತ್ರವಲ್ಲದೆ, ಯುವಕರಲ್ಲಿ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವುದಕ್ಕೂ ಸಹಾಯಕವಾಗುತ್ತದೆ.
>
> ಪ್ರೊ.ಟಿ.ಶಾಂತಾದೇವಿ,
> ಮಹಿಳಾ ವಿವಿಯ ಹಂಗಾಮಿ ಕುಲಪತಿ

17/02/2025

ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಪಾತ್ರ ಹಿರಿದು-ಪ್ರೊ ಶಾಂತಾದೇವಿ ಅಭಿಮತ



ವಿಜಯಪುರ,೧೫- ಎನ್.ಎಸ್.ಎಸ್ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು. ಅವರು ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಮತ್ತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆಯುವ ಸಬಲೀಕರಣ ತ್ತು ಕ್ರೀಡೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ "ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿ" ಈ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ. ಸ್ವಯಂಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಹೊಣೆಗಾರಿಕೆಯನ್ನು ಬೆಳೆಸುವುದು ಮಾತ್ರವಲ್ಲದೆ, ಯುವಕರಲ್ಲಿ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವುದಕ್ಕೂ ಸಹಾಯಕವಾಗುತ್ತದೆ ಎಂದರು.


ಇದೇ ಸಂದರ್ಭದಲ್ಲಿ ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡಿ. ಪಿ. ಕೃಷ್ಣ ಮಾತನಾಡಿ, ಗಾಂಧೀಜಿಯವರು ರಾಜಕೀಯ ಕಾರ್ಯವನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದರು. ಸಂಸದೀಯ ಕೆಲಸ ಮತ್ತು ರಚನಾತ್ಮಕ ಕೆಲಸ. ಸಾಮಾಜಿಕ ಜಾಲ ತಾಣಗಳ ದುರ್ಬಳಕೆಯಿಂದ ಯುವಪೀಳಿಗೆ ದಾರಿ ತಪ್ಪುತ್ತಿರುವುದು ಸತ್ಯ. ಇದರಿಂದ ತಪ್ಪಿಸಿಕೊಳ್ಳಲು ಗಾಂಧೀಜಿಯವರ ವಿಚಾರಗಳ ಬಗ್ಗೆ ಚಿಂತನೆ ಮಾಡುವುದು, ಅವರನ್ನು ಓದಿ, ಅರ್ಥೈಸಿಕೊಳ್ಳುವುದು ಮತ್ತು ಪ್ರಶ್ನೆ ಮಾಡಿಕೊಳ್ಳುವುದು ಅಗತ್ಯವಾಗಿದೆ. "ಗಾಂಧೀಜಿಯವರ ಮೌಲ್ಯಗಳು ಉಳಿಯದೆ ಹೋದರೆ, ದೇಶ ಉಳಿಯುವುದಿಲ್ಲ" ಎಂಬ ಅವರ ಮಾತು ಇಂದು ಸಹ ಪ್ರಸ್ತುತವಾಗಿದೆ ಎಂದರು.

ಈ ಕಾರ್ಯಾಗಾರದಲ್ಲಿ ಮೂರು ಗೋಷ್ಠಿಗಳನ್ನು ನಡೆಸಲಾಯಿತು. ಮೊದಲನೆ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ಎಸ್.ಜಿ.ಸಿದ್ದರಾಮಯ್ಯ 'ಕಾಯಕ ನಿಷ್ಠೆ' ಎಂಬ ವಿಷಯದ ಕುರಿತು ವಿಷಯವನ್ನು ಮಂಡಿಸಿದರು.

ಅಧ್ಯಕ್ಷತೆಯನ್ನು ಪ್ರೊ.ಪಿ.ಜಿ.ತಡಸದ ವಹಿಸಿದ್ದರು. ಎರಡನೆಯ ಗೋಷ್ಠಿಯನ್ನು ಡಾ.ಅಬೀದಾ ಬೇಗಂ 'ಗಾಂಧೀಜಿಯವರ ಪ್ರಸ್ತುತ ಸಮಸ್ಯೆಗಳು ಮತ್ತು ಎನ್.ಎಸ್.ಎಸ್ ಅಧಿಕಾರಿಯ ಜವಾಬ್ದಾರಿ' ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೊ. ಓಂಕಾರ ಕಾಕಡೆ ವಹಿಸಿದ್ದರು. ಮೂರನೇ ಗೋಷ್ಠಿಯಲ್ಲಿ ಲಕ್ಷ್ಮೀದೇವಿ ವೈ 'ಮಹಿಳೆಯರ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್‌ನ ಪಾತ್ರ' ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೊ.ಸಕ್ಪಾಲ್ ಹೂವಣ್ಣ ವಹಿಸಿದ್ದರು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ.ಚಂದ್ರಶೇಖರ ವಹಿಸಿ ಮಾತನಾಡಿದರು. ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಉಪಾಧ್ಯಕ್ಷರು ಪ್ರೊ. ಎಸ್.ಜಿ.ಸಿದ್ದರಾಮಯ್ಯ, ಡಾ. ಅಬಿದಾ ಬೇಗಂ, ಎನ್-ಎಸ್.ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ವಿವಿಧ ಜಿಲ್ಲೆಯ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಅಮರನಾಥ ಪ್ರಜಾಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

17/02/25

ಗ್ರಾಮೀಣ ಅಭಿವೃದ್ಧಿಗೆ ಎನ್ಎಸ್ಎಸ್ ಮಹತ್ವದ ಪಾತ್ರ: ಪ್ರೊ. ಶಾಂತಾದೇವಿ



▫ ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎನ್.ಎಸ್.ಎಸ್ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಮತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆಯುವ ಸಬಲೀಕರಣ ಮತ್ತು ಕ್ರೀಡೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ "ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿ" ಈ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ. ಸ್ವಯಂಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಹೊಣೆಗಾರಿಕೆಯನ್ನು ಬೆಳೆಸುವುದು ಮಾತ್ರವಲ್ಲದೆ, ಯುವಕರಲ್ಲಿ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವುದಕ್ಕೂ ಸಹಾಯಕವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡಿ. ಪಿ. ಕೃಷ್ಣ ಮಾತನಾಡಿ, ಗಾಂಧೀಜಿಯವರು ರಾಜಕೀಯ ಕಾರ್ಯವನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದರು ಸಂಸದೀಯ ಕೆಲಸ ಮತ್ತು ರಚನಾತ್ಮಕ ಕೆಲಸ. ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಯುವಪೀಳಿಗೆ ದಾರಿ ತಪ್ಪುತ್ತಿರುವುದು ಸತ್ಯ. ಇದರಿಂದ ತಪ್ಪಿಸಿಕೊಳ್ಳಲು ಗಾಂಧೀಜಿಯವರ ವಿಚಾರಗಳ ಬಗ್ಗೆ ಚಿಂತನೆ ಮಾಡುವುದು, ಅವರನ್ನು ಓದಿ, ಅರ್ಥೈಸಿಕೊಳ್ಳುವುದು ಮತ್ತು ಪ್ರಶ್ನೆ ಮಾಡಿಕೊಳ್ಳುವುದು ಅಗತ್ಯವಾಗಿದೆ. "ಗಾಂಧೀಜಿಯವರ ಮೌಲ್ಯಗಳು ಉಳಿಯದೆ ಹೋದರೆ, ದೇಶ ಉಳಿಯುವುದಿಲ್ಲ" ಎಂಬ ಅವರ ಮಾತು ಇಂದು ಸಹ ಪ್ರಸ್ತುತವಾಗಿದೆ ಎಂದರು.

ಈ ಕಾರ್ಯಾಗಾರದಲ್ಲಿ ಮೂರು ಗೋಷ್ಠಿಗಳನ್ನು ನಡೆಸಲಾಯಿತು. ಮೊದಲನೆ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ 'ಕಾಯಕ ನಿಷ್ಠೆ' ಎಂಬ ವಿಷಯದ ಕುರಿತು ವಿಷಯವನ್ನು ಮಂಡಿಸಿದರು.

ಅಧ್ಯಕ್ಷತೆಯನ್ನು ಪ್ರೊ.ಪಿ.ಜಿ.ತಡಸದ ವಹಿಸಿದ್ದರು. ಎರಡನೆಯ ಗೋಷ್ಠಿಯನ್ನು ಡಾ.ಅಬೀದಾ ಬೇಗಂ 'ಗಾಂಧೀಜಿಯವರ ಪ್ರಸ್ತುತ ಸಮಸ್ಯೆಗಳು ಮತ್ತು ಎನ್.ಎಸ್.ಎಸ್ ಅಧಿಕಾರಿಯ ಜವಾಬ್ದಾರಿ' ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೊ.ಓಂಕಾರ ಕಾಕಡೆ ವಹಿಸಿದ್ದರು. ಮೂರನೇ ಗೋಷ್ಠಿಯಲ್ಲಿ ಲಕ್ಷ್ಮೀದೇವಿ ವೈ 'ಮಹಿಳೆಯರ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್‌ನ ಪಾತ್ರ' ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೊ.ಸಕ್ಪಾಲ್ ಹೂವಣ್ಣ ವಹಿಸಿದ್ದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ವಹಿಸಿ ಮಾತನಾಡಿದರು. ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಉಪಾಧ್ಯಕ್ಷರು ಪ್ರೊ. ಎಸ್.ಜಿ.ಸಿದ್ದರಾಮಯ್ಯ, ಡಾ. ಅಬಿದಾ ಬೇಗಂ, ಎನ್‌ಎಸ್.ಎಸ್ ಕೋಶದ ಸಂಯೋಜಕ ಪ್ರೊ ಅಶೋಕಕುಮಾರ ಸುರಪುರ, ವಿವಿಧ ಜಿಲ್ಲೆಯ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಅಮರನಾಥ ಪ್ರಜಾಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

17/02/2025

ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿಕೆ


ಗಾಂಧೀಜಿಯ ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳಿ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ವಿಜಯಪುರ: ಎನ್.ಎಸ್.ಎಸ್ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಮತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆಯುವ ಸಬಲೀಕರಣ ಮತ್ತು ಕ್ರೀಡೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ "ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾ ಅಧಿಕಾರಿಯ ಜವಾಬ್ದಾರಿ" ಈ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ ಸ್ವಯಂಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಹೊಣೆಗಾರಿಕೆಯನ್ನು ಬೆಳೆಸುವುದು ಮಾತ್ರವಲ್ಲದೆ ಯುವಕರಲ್ಲಿ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವುದಕ್ಕೂ ಸಹಾಯಕವಾಗುತ್ತದೆ ಎಂದರು.



ಇದೇ ಸಂದರ್ಭದಲ್ಲಿ ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡೆ. ಪಿ. ಕೃಷ್ಣ ಮಾತನಾಡಿದರು.

ಈ ಕಾರ್ಯಾಗಾರದಲ್ಲಿ ಮೂರು ಗೋಷ್ಠಿಗಳನ್ನು ನಡೆಸಲಾಯಿತು. ಮೊದಲನೆ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ 'ಕಾಯಕ ನಿಷ್ಠೆ' ಎಂಬ ವಿಷಯದ ಕುರಿತು ವಿಷಯವನ್ನು ಮಂಡಿಸಿದರು. ಅಧ್ಯಕ್ಷತೆಯನ್ನು ಪ್ರೊ.ಪಿ.ಜಿ.ತಡಸದ ವಹಿಸಿದ್ದರು.

ಎರಡನೆಯ ಗೋಷ್ಠಿಯನ್ನು ಡಾ.ಅಬೀದಾ ಬೇಗಂ 'ಗಾಂಧೀಜಿಯವರ ಪ್ರಸ್ತುತ ಸಮಸ್ಯೆಗಳು ಮತ್ತು ಎನ್.ಎಸ್.ಎಸ್ ಅಧಿಕಾರಿಯ ಜವಾಬ್ದಾರಿ' ಎಂಬ ವಿಷಯದ ಕುರಿತು ಮಾತನಾಡಿದರು.


ಅಧ್ಯಕ್ಷತೆಯನ್ನು ಪ್ರೊ.ಓಂಕಾರ ಕಾಕಡೆ ವಹಿಸಿದ್ದರು. ಮೂರನೇ ಗೋಷ್ಠಿಯಲ್ಲಿ ಲಕ್ಷ್ಮೀದೇವಿ ವೈ 'ಮಹಿಳೆಯರ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸನ ಪಾತ್ರ' ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರೊ.ಸಕ್ಪಾಲ್ ಹೂವಣ್ಣ ವಹಿಸಿದ್ದರು.

ಸಮಾರಂಭದಲ್ಲಿ ಅಮರನಾಥ ಪ್ರಜಾಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ವಹಿಸಿ ಮಾತನಾಡಿದರು. ಬೆಂಗಳೂರಿನ ಕರ್ನಾಟಕ ಸ್ಮಾರಕ ನಿಧಿ ಉಪಾಧ್ಯಕ್ಷರು ಪ್ರೊ. ಎಸ್.ಜಿ.ಸಿದ್ದರಾಮಯ್ಯ, ಡಾ. ಅಬಿದಾ ಬೇಗಂ, ಎನ್ಎಸ್.ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ವಿವಿಧ ಜಿಲ್ಲೆಯ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.

ಸಂಜೆವಾಣಿ

ಭಾನುವಾರ 16 ಫೆಬ್ರುವರಿ 2025



ನಗರದ ಗಾಂಧಿ ಸ್ಮಾರಕ ನಿಧಿ ಸಭಾಂಗಣದಲ್ಲಿ ನಡೆದ ಡಾ. ಹೂ.ಶ್ರೀನಿವಾಸಯ್ಯ ನವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪ್ರೋ.ಎಸ್.ಜಿ. ಸಿದ್ದರಾಮಯ್ಯ, ರಾಮಚಂದ್ರರಾಹಿ, ಅಧ್ಯಕ್ಷ ವೂಡೇ ಪಿ ಕೃಷ್ಣ, ಎಸ್. ಆರ್. ವಿಶುಕುಮಾರ್, ಎಂ.ಸಿ. ನರೇಂದ್ರ, ಶಶಿಕೃಷ್ಣ ಮತ್ತಿತರರು ಇದ್ದಾರೆ.

ಸಮಸ್ತ ಕನ್ನ ಗರ ಏಕೈಕ ಸಂಜೆ ದಿನಪತ್ರಿಕೆ

ಈ ಸಂಜೆ



ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ನಗರದ ಮಹದೇವ ದೇಸಾಯಿ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಡಾ.ಹೋ.ಶ್ರೀನಿವಾಸಯ್ಯನವರ ಜನ್ಮ ಶತಮಾನೋತ್ಸವ ಹಾಗೂ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಗಾಂಧಿ ಡಾ.ಶ್ರೀನಿವಾಸಯ್ಯ ಕೃತಿಯನ್ನು ನವದೆಹಲಿಯ ಕೇಂದ್ರ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ರಾಮಚಂದ್ರ ರಾಹಿ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ನಾಡೋಜ ವೂಡೆ ಪಿ.ಕೃಷ್ಣ, ಡಾ.ಸಂಜಯ್ ಸಿಂಗ್ ಬಿಡುಗಡೆ ಮಾಡಿದರು. ಗಾಂಧಿ ಸ್ಮಾರಕ ನಿಧಿಯ ಕಾರ್ಯಾಧ್ಯಕ್ಷ ಎನ್.ಆರ್.ವಿಶುಕುಮಾರ್, ಎಂ.ಸಿ.ನರೇಂದ್ರ, ಶಶಿಕೃಷ್ಣ ಮತ್ತಿತರರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

Bengaluru Edition

Feb 16, 2025 Page No. 8

Powered by: erelego.com

ಸಂಯುಕ್ತ ಕರ್ನಾಟಕ
ಶನಿವಾರ 15 ಫೆಬ್ರವರಿ 2025
ಬೆಂಗಳೂರು I BENGALURU
03

ಉತ್ತಮ ಜೀವನಕ್ಕೆ ಮೌಲ್ಯಗಳು ಅತ್ಯವಶ್ಯಕ: ಸಂತೋಷ್ ಹೆಗಡೆ

ಬೆಂಗಳೂರು: ನಮ್ಮ ಜೀವನದಲ್ಲಿ ಮಾನವೀಯತೆ, ಸಹನೆ, ಸಹಬಾಳ್ವೆ, ಸಂತೃಪ್ತಿ ಹೊಂದಿದಾಗ ಮಾತ್ರ ಉತ್ತಮ ಮಾನವನಾಗಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ ಹೇಳಿದರು.

ಯುವಚೇತನ ಯುವಜನ ಕೇಂದ್ರದ ವತಿಯಿಂದ ಎನ್‌ಜಿಒ ಸಭಾಂಗಣದಲ್ಲಿ ನಡೆದ ಗೌರವ ಡಾಕ್ಟರೇಟ್ ಮತ್ತು ನಿಸರ್ಗ ಡಾಕ್ಟರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಶ್ರೀಮಂತಿಕೆ ಮತ್ತು ಹಣವನ್ನು ಪ್ರೀತಿಸುವವರ ಮಧ್ಯೆ ಪೈಪೋಟಿ ಆರಂಭವಾಗುತ್ತಿದ್ದು ಈ ನಿಟ್ಟಿನಲ್ಲಿ ಇನ್ನೊಬ್ಬರ ಜೇಬಿಗೆ ಕೈಹಾಕಿ ದುರಾಸೆಯಿಂದ ಅಧಿಕಾರವನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜೀಪ್ ವಾಹನ ಜಪ್ತಿ, ಓಪಸ್ ಹಗರಣ, ಕಾಮನ್ ವೆಲ್ತ್ ಗೇಮ್ಸ್, 2ಜಿ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ನಮ್ಮ ದೇಶ ತಾಂಡವವಾಡುತ್ತಿದ್ದು ಇದನ್ನು ಬುಡ ಸಮೇತ ಕಿತ್ತು ಎಸೆಯಬೇಕಾಗಿದೆ ಎಂದು ಸಲಹೆ ನೀಡಿದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ ಕೃಷ್ಣ ಮಾತನಾಡಿ, ಏರ್‌ಫೋರ್ಸ್, ವೈದ್ಯಕೀಯ, ಎಂಜಿನಿಯರ್ ಶಿಕ್ಷಣ ಇಲಾಖೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಮನಸ್ಸುಗಳಿಗೆ ಗುರುತಿಸಿ ಅವರನ್ನು ಸನ್ಮಾನಿಸಾಗುತ್ತಿದೆ. ಈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ನುಡಿದರು. ಯುವಚೇತನ ಯುವಕೇಂದ್ರದ ರಾಜ್ಯಾಧ್ಯಕ್ಷ ಡಾ. ನಂದಿದುರ್ಗ ಬಾಲುಗೌಡ ಮತ್ತಿತರರಿದ್ದರು.

ಪ್ರಜಾವಾಣಿ | ಮಂಗಳವಾರ • ಫೆಬ್ರುವರಿ 11, 2025



ಅಂಬೇಡ್ಕರ್ ಕುರಿತ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಹಿರಿಯ ಚಿಂತಕ ಶಿವಶಂಕರ್, ಪ್ರೊ. ಪಿ ಕೃಷ್ಣ, ಸುರೇಶ್ ಗೌತಮ್, ಕಾಲೇಜು ಪ್ರಾಂಶುಪಾಲ ಜಯರಾಮ್, ಮಂಜುನಾಥ್ ಮತ್ತಿತರರು ಇದ್ದಾರೆ

‘ಮನುಜ ಮತದ ನಿಜ ಪ್ರವರ್ತಕ ಅಂಬೇಡ್ಕರ್’

ಪ್ರಜಾವಾಣಿ ವಾರ್ತೆ

ಕೆಂಗೇರಿ: ‘ಮನುಷ್ಯರು ಪರಸ್ಪರ ಪ್ರೀತಿಯಿಂದ ಬದುಕಬೇಕು. ತಾವು ಸ್ವತಂತ್ರವಾಗಿ ಬದುಕಿ ಮತ್ತೊಬ್ಬರಿಗೂ ಬದುಕುವ ಪರಿಸರವನ್ನು ಸೃಷ್ಟಿಸಿ-ಕೊಡಬೇಕು. ಅದುವೇ ಅಂಬೇಡ್ಕರ್ ವಾದ’ ಎಂದು ಹಿರಿಯ ಚಿಂತಕ ಶಿವಶಂಕರ್ ಅಭಿಪ್ರಾಯಪಟ್ಟರು.

ಕೆಂಗೇರಿ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಯಾವುದೇ ಜನಾಂಗಕ್ಕೆ, ವಿಚಾರಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಮಾನವೀಯ ಮೌಲ್ಯಗಳನ್ನು ಬಿತ್ತಿದ್ದ ಮನುಜಧರ್ಮ ಪ್ರವರ್ತಕರಾಗಿದ್ದರು. ಜನ ಸಂಸ್ಕೃತಿಯ ನಿಜ ವಾರಸುದಾರರಾದ ಅಂಬೇಡ್ಕರರ ಬದುಕು ಬರಹಗಳನ್ನು ಯುವಜನಾಂಗಕ್ಕೆ ದಾಟಿಸಬೇಕಿದೆ ಎಂದರು.

ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವ್ರೊಫೆ. ಪಿ ಕೃಷ್ಣ ಮಾತನಾಡಿ, ‘ಹಿಂದೂ ಕೋಡ್ ಬಿಲ್ ಮೂಲಕ ಸಮಸ್ತ ಸ್ತ್ರೀಯರ ಅಭ್ಯುದಯಕ್ಕೆ ಶ್ರಮಿಸಿದ ಅಂಬೇಡ್ಕರ್ ಅವರನ್ನು ಕೇವಲ ದಲಿತರೆಂದು ಅರ್ಥೈಸಬಾರದು’ ಎಂದು ಹೇಳಿದರು.

ಯುವ ಜನಾಂಗಕ್ಕೆ ಈ ದೇಶದ ಇತಿಹಾಸ, ಸಂವಿಧಾನದ ಬಗ್ಗೆ ಅರಿವು ಇರಬೇಕು. ಈ ನಿಟ್ಟಿನಲ್ಲಿ ‘ಅಂಬೇಡ್ಕರ್ ಓದು’ ವಿನಂತಹ ಕಾರ್ಯಕ್ರಮಗಳು ಅತ್ಯಂತ ಅವಶ್ಯವಾಗಿವೆ ಎಂದು ಹೇಳಿದರು.

ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಸುರೇಶ್ ಗೌತಮ್ ಮಾತನಾಡಿದರು.

ಈ ಸಂಜೆ

Feb 10, 2025

ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು

ಶಿಕ್ಷಣ ತಜ್ಞ ಡಾ. ವೂಡೇ ಪಿ. ಕೃಷ್ಣ



ಬೆಂಗಳೂರು, ಫೆ.10- ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ನಿಮ್ಮ ಕನಸುಗಳನ್ನು ನನಸಾಗಿಸಿ,ಸಾಧಿಸಲು ಸಕಾರಾತ್ಮಕವಾಗಿ ಚಿಂತಿಸಿ, ಸದಾ ಧೈರ್ಯಶಾಲಿಯಾಗಿರಿ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ನಾಡೋಜ ಡಾ. ವೂಡೇ ಪಿ ಕೃಷ್ಣ ಹೇಳಿದರು.

ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆ ಚೆನ್ನಾಗಿ ಕಲಿತು ಸಮಾಜದಲ್ಲಿ ತಂದೆ ತಾಯಿ, ಗುರುಹಿರಿಯರ ಮಾರ್ಗದರ್ಶನ ಪಡೆದು ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದರು.

ವಿದ್ಯಾರ್ಥಿ ಜೀವನದಲ್ಲಿ ಸದಾ ನಗುನಗುತ್ತಾ ಸಂತೋಷದಿಂದ ಕಾಲಕಳೆದು, ಚೆನ್ನಾಗಿ ಓದುಬರಹ ಕಲಿತು ಸನ್ಮಾರ್ಗದಲ್ಲಿ ನಡೆಯಿರಿ, ದೇಶಾಭಿಮಾನ ಮೂಡುವಂತಹ ಕಾರ್ಯದಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ ಎಂದು ಹೇಳಿದರು. ಶ್ರೀ ಜಗಜ್ಯೋತಿ ಬಸವೇಶ್ವರ ಸಹಕಾರ ಸಂಘ ಅಧ್ಯಕ್ಷ ಎಸ್ ಎಸ್ ದೊಡ್ಡನವರ್ ಮಾತನಾಡಿ, ಇವರು ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹಾಗೂ ಆತ್ಮವಿಶ್ವಾಸ, ನಿರ್ದಿಷ್ಟ ಗುರಿ ಸಾಧಿಸುವ ಛಲ, ಸತತ ಪ್ರಾಮಾಣಿಕ ಪ್ರಯತ್ನದಿಂದ ಯಶಸ್ಸನ್ನು ಕಾಣಿರಿ ಎಂದು ಹೇಳಿದರು.

ಕಾಲೇಜಿನ ಆಡಳಿತಾಧಿಕಾರಿ ಜಿ.ಪಿ. ವಿಶ್ವನಾಥ್ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರೇರಣೆಯ ಮಾತುಗಳನ್ನು ಕಲಿಸಿ ತಂದೆ ತಾಯಿಗಳಿಗೆ ಗೌರವವನ್ನು ನೀಡಬೇಕೆಂದು ಮತ್ತು ಜೀವನದಲ್ಲಿ ಅಸಾಧ್ಯವಾದುದು ಯಾವುದು ಇಲ್ಲ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಂಗಮೇಶ ಗೌಡಪ್ಪನವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸದಾ ಬೆಂಬಲವಾಗಿ ನಿಂತು ಸಹಾಯ, ಸಹಕಾರ ನೀಡುವುದಾಗಿ ಹೇಳಿದರು. ಹಾಗೆಯೇ ಕಾರ್ಯಕ್ರಮದಲ್ಲಿ ಲಂಡನ್ ಮಹದೇವಯ್ಯ ಅವರು ನೀಡಿರುವ ಸಹಾಯಧನದ ಹಣವನ್ನು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಸನ್ಮಾನ ಮಾಡಲಾಯಿತು.

ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಡ ಹಾಗೂ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಮುಕ್ತಾಯವಾಯಿತು.

ಬೆಂಗಳೂರು ಉದಯವಾಣಿ
ಭಾನುವಾರ, ಫೆಬ್ರವರಿ 9, 2025


1,222 ಗಾಯಕರಿಂದ ವಚನ ಸಮೂಹ ಗಾಯನ

ಸಹಸ್ರ ಕಂಠದಲ್ಲಿ ಮೂಡಿಬಂದ ವಚನ ಗಾಯನ | ರಂಗಸಂಸ್ಥಾನ ಸಂಸ್ಥೆಯಿಂದ ಕಾರ್ಯಕ್ರಮ

■ ಉದಯವಾಣಿ ಸಮಾಚಾರ

ಬೆಂಗಳೂರು: ರಂಗಸಂಸ್ಥಾನ ಸಂಸ್ಥೆಯು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಚನ ಗಾಯನ ವೈಭವ ಸಮೂಹ ಗಾಯನ ಕಾರ್ಯಕ್ರಮದಲ್ಲಿ 1,222 ಗಾಯಕರು ಪಾಲ್ಗೊಂಡಿದ್ದರು. ಆ ಮೂಲಕ ಐತಿಹಾಸಿಕ ದಾಖಲೆ ಬರೆದರು.

12ನೇ ಶತಮಾನದಲ್ಲಿ ರಚನೆಯಾದ ವಚನಗಳು ಸಹಸ್ರ ಕಂಠದಲ್ಲಿ ಮೂಡಿಬಂದವು. ರಂಗಸಂಸ್ಥಾನದ ಡಾ.ಬಂಡ್ಲಹಳ್ಳಿ ವಿಜಯಕುಮಾರ್ ಅವರ ವಚನ ತರಬೇತಿ, ವಿನ್ಯಾಸ, ಸಮನ್ವಯ ಮತ್ತು ನಿರ್ದೇಶನದಲ್ಲಿ ಸಮೂಹಗಾಯನ ಮೂಡಿಬಂತು. ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕರ್ನಾಟಕ ಗಾಂಧಿ ಸ್ಮಾರಕನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.



ಪ್ರಜಾವಾಣಿ
ಭಾನುವಾರ • ಫೆಬ್ರುವರಿ 9, 2025

ನಿಡಸಾಲೆ ಪುಟ್ಟಸ್ವಾಮಯ್ಯ–75 ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಅಭಿಮತ

‘ಗ್ರಂಥಾಲಯ ಇಲಾಖೆ: ಕಾಯಕಲ್ಪ ಅಗತ್ಯ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಕಾಯಕಲ್ಪ ನೀಡುವ ಮೂಲಕ ಪುಸ್ತಕೋದ್ಯಮ ಮತ್ತು ಪುಸ್ತಕ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

ನಿಡಸಾಲೆ ಪುಟ್ಟಸ್ವಾಮಯ್ಯ–75ರ ಸಂಭ್ರಮ ಸಮಿತಿ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಜಂಟಿಯಾಗಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಿಡಸಾಲೆ ಪುಟ್ಟಸ್ವಾಮಯ್ಯ ಅವರನ್ನು ಅಭಿನಂದಿಸಿ, ‘ಅಮೃತ ಕಥಾನಕ’ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿದರು.

ಇದೇ ವೇಳೆ ಮಾತನಾಡಿದ ಅವರು, ‘ಇಲಾಖೆಯು ಏಕಗವಾಕ್ಷಿ ಯೋಜನೆಯಡಿ ಆಯ್ಕೆಯಾದ 2020ರ ಪುಸ್ತಕಗಳ ಖರೀದಿ ಪ್ರಕ್ರಿಯೆಯನ್ನು ಈವರೆಗೂ ಪೂರ್ಣಗೊಳಿಸಿಲ್ಲ. ಒಂದಷ್ಟು ಪುಸ್ತಕಗಳಿಗೆ ಮಾತ್ರ ಹಣ ಸಂದಾಯವಾಗಿದೆ. ಸರ್ಕಾರ ಅಗತ್ಯ ಅನುದಾನ ನೀಡದಿರುವುದೇ ಇದಕ್ಕೆ ಮುಖ್ಯ ಕಾರಣ. 2021ರ ಪುಸ್ತಕಗಳು ಆಯ್ಕೆಯಾದರೂ ಸರ್ಕಾರವು ಈವರೆಗೂ ಪಟ್ಟಿಯನ್ನು ಪ್ರಕಟಿಸಿಲ್ಲ. ಬಜೆಟ್‌ನಲ್ಲಿ ಇಲಾಖೆಗೆ ಅನುದಾನವನ್ನೂ ನೀಡುತ್ತಿಲ್ಲ. ಹೀಗಾದರೆ ಪುಸ್ತಕ ಸಂಸ್ಕೃತಿ ಬೆಳೆಸುವುದು ಹೇಗೆ’ ಎಂದು ಪ್ರಶ್ನಿಸಿದರು.



ಕಾರ್ಯಕ್ರಮದಲ್ಲಿ ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಸುಶೀಲಾ ದಂಪತಿಯನ್ನು ಅಭಿನಂದಿಸಲಾಯಿತು. ಮಲ್ಲೇಪುರಂ ಜಿ. ವೆಂಕಟೇಶ, ಎಚ್.ಎಲ್. ಪುಷ್ಪ, ಬರಗೂರು ರಾಮಚಂದ್ರಪ್ಪ, ಹಂ.ಪ. ನಾಗರಾಜಯ್ಯ, ದೊಡ್ಡರಂಗೇಗೌಡ, ವೂಡೇ ಪಿ. ಕೃಷ್ಣ ಉಪಸ್ಥಿತರಿದ್ದರು ಪ್ರಜಾವಾಣಿ ಚಿತ್ರ

‘ಪುಸ್ತಕಗಳಿಗೆ ಸಂಬಂಧಿಸಿದಂತೆ ಪುಸ್ತಕೋದ್ಯಮ ಮತ್ತು ಪುಸ್ತಕ ಸಂಸ್ಕೃತಿಗಳೆಂಬ ಎರಡು ಧಾರೆಗಳಿವೆ. ಇವೆರಡನ್ನು ಉಳಿಸುವ ಕೆಲಸವನ್ನು ಗ್ರಂಥಾಲಯ ಇಲಾಖೆ ಮಾಡಬೇಕಿತ್ತು.

ಏಕಗವಾಕ್ಷಿ ಯೋಜನೆಯಡಿ ಪುಸ್ತಕಗಳ ಖರೀದಿ ಸಮರ್ಪಕವಾಗಿ ನಡೆಯದಿದ್ದರಿಂದ ಪ್ರಕಾಶಕರು ಹಾಗೂ ಲೇಖಕರು ಸಂಕಷ್ಟಕ್ಕೆ ಸಿಲುಕಿದ್ದಾರೆ

ಬರಗೂರು ರಾಮಚಂದ್ರಪ್ಪ, ಸಾಹಿತಿ

ಆದರೆ, ಇಲಾಖೆಯೇ ಅತ್ಯಂತ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಯಾವ ಸಚಿವರಿಗೂ ಈ ಇಲಾಖೆ ಬೇಡವಾಗಿದೆ. ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನೂ ಯಾರು ಕೇಳುತ್ತಿರಲಿಲ್ಲ. ಇತ್ತೀಚೆಗೆ ಪ್ರಚಾರವಾದರೂ ಸಿಗುತ್ತದೆ ಎಂಬ ಕಾರಣಕ್ಕೆ ಪಡೆಯುತ್ತಿದ್ದಾರೆ. ಸಚಿವರು ಸಮರ್ಥರಾಗಿದ್ದರೆ ಯಾವುದೇ ಇಲಾಖೆ ನೀಡಿದರೂ ಉತ್ತಮವಾಗಿ ಕೆಲಸ ಮಾಡಬಹುದು’ ಎಂದರು.

ಬರಗೂರು ಅವರ ಮಾತುಗಳಿಗೆ ಸಮ್ಮತಿ ಸೂಚಿಸಿದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಸಾಹಿತಿ ಕರೀಗೌಡ ಬೀಚನಹಳ್ಳಿ, ‘ಆಯ್ಕೆಯಾದ ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಎಷ್ಟೇ ಪ್ರಯತ್ನಿಸಿದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಏಕಗವಾಕ್ಷಿ ಯೋಜನೆಯಡಿ ಪುಸ್ತಕಗಳ ಖರೀದಿಗೆ ಅಗತ್ಯ ಅನುದಾನ ಒದಗಿಸದಿದ್ದರಿಂದ ಇಲಾಖೆಗೆ ಹಂಚಿಕೆಯಾದ ಅನುದಾನದಲ್ಲಿಯೇ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಪ್ರಕಾಶಕರು ಹಾಗೂ ಲೇಖಕರ ಸಮಸ್ಯೆಯನ್ನು ಸರ್ಕಾರ ಆಲಿಸಬೇಕು’ ಎಂದು ಹೇಳಿದರು.

ಸಾಹಿತಿಗಳಾದ ಹಂ.ಪ. ನಾಗರಾಜಯ್ಯ, ದೊಡ್ಡರಂಗೇಗೌಡ, ವಿದ್ವಾಂಸ ಮಲ್ಲೇಪುರಂ ಜಿ. ವೆಂಕಟೇಶ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ಹಾಗೂ ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್. ದೊಡ್ಡೇಗೌಡ ಅವರು ನಿಡಸಾಲೆ ಪುಟ್ಟಸ್ವಾಮಯ್ಯ ಅವರ ಜತೆಗಿನ ಒಡನಾಟ ಸ್ಮರಿಸಿಕೊಂಡು, ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಸಂಯುಕ್ತ ಕರ್ನಾಟಕ
Feb 09, 2025

ಸರ್ಕಾರದ ಅನುದಾನ ಇಲ್ಲ, ಬೇರೆ ಆದಾಯ ಹುಡುಕುವ ಪರಿಸ್ಥಿತಿ

ಗ್ರಂಥಾಲಯ ಇಲಾಖೆಗೆ ಸರ್ಕಾರ ಕಾಯಕಲ್ಪ ನೀಡಬೇಕು: ಬರಗೂರು

ಬೆಂಗಳೂರು: ಸರ್ಕಾರವು ಗ್ರಂಥಾಲಯ ಇಲಾಖೆಗೆ ಕಾಯಕಲ್ಪ ನೀಡಬೇಕು ಎಂದು ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದರು.

ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ನಿಡಸಾಲೆ ಪುಟ್ಟಸ್ವಾಮಯ್ಯ-75ರ ಸಂಭ್ರಮ ಕಾರ್ಯಕ್ರಮದಲ್ಲಿ ಅಮೃತ ಕಥಾನಕ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಿರ್ಲಕ್ಷ್ಯಕ್ಕೊಳಪಟ್ಟಿರುವ ಹಲವಾರು ಇಲಾಖೆಗಳಲ್ಲಿ ಗ್ರಂಥಾಲಯ ಇಲಾಖೆಯೂ ಸೇರಿಕೊಂಡಿದೆ. 2020ರಲ್ಲಿ ಈ ಇಲಾಖೆಗೆ ಆಯ್ಕೆಯಾದ ಪುಸ್ತಕಗಳಿಗೆ ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಹಣ ನೀಡಿಲ್ಲ. ಪುಸ್ತಕಗಳ ಖರೀದಿಯನ್ನು ಗ್ರಂಥಾಲಯ ಇಲಾಖೆ ಮಾಡುತ್ತಿದ್ದರೂ ಬಜೆಟ್‌ನಲ್ಲಿ ಈ ಇಲಾಖೆಗೆ ಅನುದಾನವನ್ನೇ ನೀಡಿಲ್ಲ. ಈ ಮೊದಲು ಇಲಾಖೆಗೆ 10 ಕೋಟಿ ಅನುದಾನ ನೀಡಲಾಗಿದೆ. ಇನ್ನು ಸರ್ಕಾರದ ಅನುದಾನದತ್ತ ಗಮನ ಹರಿಸದೆ ಇಲಾಖೆ ಬೇರೆ ಆದಾಯದ ಮೂಲ ಹುಡುಕುವಂತಹ ಪರಿಸ್ಥಿತಿಗೆ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕನ್ನಡದ ಪ್ರಕಾಶಕರು ಲೇಖಕರು ಅತ್ಯಂತ ಸಂಕಷ್ಟದಲ್ಲಿದ್ದು, ಇವರೊಂದಿಗೆ ಸರ್ಕಾರ ಚರ್ಚಿಸಿ ಕನ್ನಡ ಪುಸ್ತಕೋದ್ಯಮ ಮತ್ತು ಕನ್ನಡ ಪುಸ್ತಕ ರಂಗವನ್ನು ಉಳಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು.



ನಿಡಸಾಲೆ ಪುಟ್ಟಸ್ವಾಮಯ್ಯ-75ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ಸಂದರ್ಭ.

ನಟ, ನಿರ್ದೇಶಕ, ಲೇಖಕ, ವಿಮರ್ಶಕ, ಹೋರಾಟಗಾರ ನಿಡಸಾಲೆ ಪುಟ್ಟಸ್ವಾಮಯ್ಯ ಮತ್ತು ಸತ್ಯಮೂರ್ತಿ ಅವರ ಮಾರ್ಗದರ್ಶನದಲ್ಲಿ ನನ್ನ ಮೊದಲ ಕಾದಂಬರಿ ಹೊರ ಬಂದಿದೆ ಎಂದು ಸ್ಮರಿಸಿದರು


ಹಿರಿಯ ಸಾಹಿತಿ ಮಲ್ಲೇಪುರಂ ಜಿ ವೆಂಕಟೇಶ್, ಸಂಸ್ಕೃತಿ ಚಿಂತಕ ಹಂಪ ನಾಗರಾಜಯ್ಯ, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ ಕೃಷ್ಣ ನಿಡಸಾಲೆ ಪುಟ್ಟಸ್ವಾಮಯ್ಯ ಅವರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು .

ಇದೇ ವೇಳೆ ನಿಡಸಾಲೆ ಪುಟ್ಟಸ್ವಾಮಯ್ಯ ಅವರ ಪಯಣ ಮೆಲುಕು ಹಾಕುವ ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು. ಅಲ್ಲದೇ ಸ್ನೇಹ ಮೇರು ಎಂಬ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಡಾ. ಅಪ್ಪಗೆರೆ ತಿಮ್ಮರಾಜು ಮತ್ತು ತಂಡದವರಿಂದ ಜನಪದ ಗೀತ ಗಾಯನ ಕಾರ್ಯಕ್ರಮಕ್ಕೆ ಮೆರಗು ತಂದಿತು. ಡಾ. ಕರೀಗೌಡ ಬೀಚನಹಳ್ಳಿ, ಸಾಹಿತಿ ಪ್ರಕಾಶಕ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ, ಸುಶೀಲ ಪುಟ್ಟಸ್ವಾಮಯ್ಯ, ಆರ್ ದೊಡ್ಡೇಗೌಡ ಸೇರಿದಂತೆ ಸಾಹಿತ್ಯಾಸಕ್ತರು, ನಿಡಸಾಲೆ ಅಭಿಮಾನಿಗಳು ಭಾಗಿಯಾಗಿದ್ದರು.

ಕನ್ನಡಪ್ರಭ

Feb 09, 2025



ಶನಿವಾರ ನಗರದ ಗಾಂಧಿ ಭವನದಲ್ಲಿ 'ನಿಡಸಾಲೆ ಪುಟ್ಟಸ್ವಾಮಯ್ಯ-75ರ ಸಂಭ್ರಮ ಸಮಿತಿ' ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿಡಸಾಲೆ ಪುಟ್ಟಸ್ವಾಮಯ್ಯ ದಂಪತಿಯನ್ನು ಸನ್ಮಾನಿಸಲಾಯಿತು. ಸಾಹಿತಿ ಬರಗೂರು ರಾಮಚಂದ್ರ, ಕವಿ ಡಾ। ದೊಡ್ಡರಂಗೇಗೌಡ ವಹಿಸಿದ್ದರು. ಕರ್ನಾಟಕ ಗಾಂಧಿ ಸ್ಮಾರಕನಿಧಿ ಅಧ್ಯಕ್ಷ ಡಾ। ವೂಡೇ ಪಿ.ಕೃಷ್ಣ, ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ, ಹಂಪಿ ಕನ್ನಡ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಕರೀಗೌಡ ಬೀಚನಹಳ್ಳಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ। ಎಚ್.ಎಲ್.ಪುಷ್ಪಾ ಉಪಸ್ಥಿತರಿದ್ದರು.

ವಿಜಯವಾಣಿ ನಂ 1 ಕನ್ನಡ ದಿನಪತ್ರಿಕೆ
Feb 09, 2025

ಡಾ. ಬರಗೂರು ಬೇಸರ | ನಿಡಸಾಲೆ ಪುಟ್ಟಸ್ವಾಮಯ್ಯಗೆ ಅಭಿನಂದನೆ

ನಿರ್ಲಕ್ಷ್ಯಕ್ಕೆ ಒಳಗಾದ ಗ್ರಂಥಾಲಯ ಇಲಾಖೆ

ಬೆಂಗಳೂರು: ಅಕ್ಷರ ಸಂಸ್ಕೃತಿ ಬೆಳೆಸಲು ಬಜೆಟ್‌ನಲ್ಲಿ ಅನುದಾನವನ್ನೂ ನೀಡುತ್ತಿಲ್ಲ. ಹೀಗಾದರೆ ಪುಸ್ತಕ ಸಂಸ್ಕೃತಿ ಬೆಳೆಸುವುದು ಹೇಗೆ ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಪ್ರಶ್ನಿಸಿದ್ದಾರೆ.

ನಿಡಸಾಲೆ ಪುಟ್ಟಸ್ವಾಮಯ್ಯ75ರ ಸಂಭ್ರಮ ಸಮಿತಿ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಲಾವಿದ, ಲೇಖಕ ನಿಡಸಾಲೆ ಪುಟ್ಟಸ್ವಾಮಯ್ಯ ಅವರನ್ನು ಅಭಿನಂದಿಸಿ, 'ಅಮೃತ ಕಥಾನಕ' ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. 2020ರ ಪುಸ್ತಕಗಳ ಖರೀದಿ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಕೆಲವೇ ಪುಸ್ತಕಗಳಿಗೆ ಮಾತ್ರ ಹಣ ಸಂದಾಯವಾಗಿದೆ. ಇನ್ನು 2021ರ ಪುಸ್ತಕಗಳು ಆಯ್ಕೆ ಪಟ್ಟಿಯನ್ನು ಸರ್ಕಾರ ಈವರೆಗೂ ಪ್ರಕಟಿಸಿಲ್ಲ ಎಂದರು.

ಇಲಾಖೆಯ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಕರೀಗೌಡ ಬೀಚನಹಳ್ಳಿ ಮಾತನಾಡಿ, ಆಯ್ಕೆಯಾದ ಪುಸ್ತಕಗಳ ಖರೀದಿ ಸಂಬಂಧ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಇನ್ನಾದರೂ ಪ್ರಕಾಶಕರು ಹಾಗೂ ಲೇಖಕರ ಸಮಸ್ಯೆಗಳನ್ನು ಆಲಿಸಬೇಕು ಎಂದು ಹೇಳಿದರು.

ನಿಡಸಾಲೆ ಪುಟ್ಟಸ್ವಾಮಯ್ಯ ಮಾತನಾಡಿ, ಗ್ರಂಥಾಲಯಗಳು ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿವೆ. ಈ ಸಮಸ್ಯೆಯನ್ನು ಸರಿಪಡಿಸಲು ಪ್ರಕಾಶಕರು, ಲೇಖಕರೆಲ್ಲರೂ ಸದ್ಯದಲ್ಲೇ ವಿಧಾನಸೌಧದ ಮುಂದೆ ಹೋಗೋಣ. ಸರ್ಕಾರ ಕೇವಲ ಲೇಖಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸುತ್ತದೆ. ಆದರೆ ಮುದ್ರಕರು ಹಾಗೂ ಪ್ರಕಾಶಕರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಅವರನ್ನೂ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದರು.

ಇದೇ ವೇಳೆ ಸ್ನೇಹಮೇರು ಸ್ಮರಣ ಸಂಚಿಕೆ ಹಾಗೂ 'ತೋರಿದ ದಾರಿ' ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಾಯಿತು.

ಸಾಹಿತಿಗಳಾದ ಡಾ. ಹಂಪ ನಾಗರಾಜಯ್ಯ, ದೊಡ್ಡರಂಗೇಗೌಡ, ಹಿರಿಯ ವಿದ್ವಾಂಸ ಮಲ್ಲೇಪುರಂ ಜಿ. ವೆಂಕಟೇಶ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ಹಾಗೂ ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್. ದೊಡ್ಡೇಗೌಡ ಇತರರಿದ್ದರು.



ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿಡಸಾಲೆ ಪುಟ್ಟಸ್ವಾಮಯ್ಯ ದಂಪತಿಯನ್ನು ಅಭಿನಂದಿಸಲಾಯಿತು. ಬರಗೂರು ರಾಮಚಂದ್ರಪ್ಪ, ಮಲ್ಲೇಪುರಂ ಜಿ. ವೆಂಕಟೇಶ್, ಎಚ್.ಎಲ್. ಪುಷ್ಪ, ದೊಡ್ಡರಂಗೇಗೌಡ, ವೂಡೇ ಪಿ. ಕೃಷ್ಣ ಇತರರಿದ್ದರು.

> ನಿಡಸಾಲೆ ಪುಟ್ಟಸ್ವಾಮಯ್ಯ ಅವರ ವ್ಯಾಪಕ ಕ್ಷೇತ್ರದ ಕಾರ್ಯವೈಖರಿ ನೋಡಿದರೆ ಗೌರವ, ಪ್ರೀತಿ ಉಕ್ಕುತ್ತದೆ. ಹಿಂದಿನ ಕಾಲದಲ್ಲಿ ಎಲ್ಲ ರೀತಿಯ ರೋಗಗಳಿಗೂ ಒಬ್ಬರೇ ವೈದ್ಯರಿರುತ್ತಿದ್ದರು. ಹಾಗೆ ಇವರೂ ಪುಸ್ತಕ ಪ್ರಕಟಣೆ, ಪುಸ್ತಕ ಮಾರಾಟ ವ್ಯವಸ್ಥೆ ಸೃಷ್ಟಿ, ಅಭಿನಯ, ಲೇಖಕರ ಸಂಘಟನೆ, ನಾಟಕ ರಚನೆ ಹೀಗೆ ನಾನಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ.
>
> | ಪ್ರೊ. ಹಂಪ ನಾಗರಾಜಯ್ಯ
> ಹಿರಿಯ ಸಂಶೋಧಕ

VK
ವಿಜಯ ಕರ್ನಾಟಕ
ಭಾನುವಾರ ○ ಫೆಬ್ರುವರಿ 9, 2025

ಗ್ರಂಥಾಲಯ ಇಲಾಖೆಗೆ ಕಾಯಕಲ್ಪ ಅಗತ್ಯ

■ ವಿಕ ಸುದ್ದಿಲೋಕ ಬೆಂಗಳೂರು

ಪುಸ್ತಕೋದ್ಯಮ ಮತ್ತು ಪುಸ್ತಕ ಸಂಸ್ಕೃತಿ ಉಳಿಸುವ ಕೆಲಸವನ್ನು ಗ್ರಂಥಾಲಯ ಇಲಾಖೆ ಮಾಡಬೇಕಿತ್ತು. ಆದರೆ, ಅತ್ಯಂತ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಲಾಖೆಗಳ ಪೈಕಿ ಗ್ರಂಥಾಲಯ ಇಲಾಖೆ ಕೂಡ ಒಂದಾಗಿದೆ ಎಂದು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಗಾಂಧಿಭವನದಲ್ಲಿ ನಿಡಸಾಲೆ ಪುಟ್ಟಸ್ವಾಮಯ್ಯ-75ರ ಸಂಭ್ರಮ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ನಿಡಸಾಲೆ ಪುಟ್ಟಸ್ವಾಮಯ್ಯ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

''ಸರಕಾರ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಸಗಟಾಗಿ ಖರೀದಿ ಮಾಡುತ್ತದೆ. ಆದರಂತೆ 2020ರ ಪುಸ್ತಕಗಳನ್ನು ಆಯ್ಕೆ ಮಾಡಿ ಪ್ರಕಟಿಸಲಾಯಿತು. ಆದರೆ ಕೆಲವರಿಗೆ ಹಣ ಕೊಟ್ಟಿದ್ದು, ಹಲವರಿಗೆ ಇನ್ನೂ ಹಣ ಪಾವತಿಸಿಲ್ಲ. ಅನೇಕ ಪ್ರಕಾಶಕರು ಸರಕಾರದ ಬಳಿ ಹಣ ಕೇಳುವ ಬದಲು ಆಯ್ಕೆ ಸಮಿತಿಯ ಅಧ್ಯಕ್ಷರನ್ನು ಕೇಳುತ್ತಾರೆ. ಹಾಗೆಯೇ, 2021ರ ಪುಸ್ತಕಗಳು ಆಯ್ಕೆಯಾಗಿ ಆಯ್ಕೆ ಸಮಿತಿಯ ಅಧ್ಯಕ್ಷರು ಸಹಿ ಹಾಕಿದ್ದಾರೆ. ಸರಕಾರ ಅವನ್ನು ಇನ್ನೂ ಪ್ರಕಟಿಸಿಲ್ಲ,'' ಎಂದು ತಿಳಿಸಿದರು.

ಸಂಶೋಧಕ ಪ್ರೊ. ಹಂಪ ನಾಗರಾಜಯ್ಯ ಮಾತನಾಡಿ, ''ನಿಡಸಾಲೆ ಪುಟ್ಟಸ್ವಾಮಯ್ಯನವರ ವ್ಯಾಪ್ತಿ ಕ್ಷೇತ್ರದ ಕಾರ್ಯವೈಖರಿ ನೋಡಿದರೆ ಗೌರವ, ಪ್ರೀತಿ ತಾನಾಗಿಯೇ ಮೂಡುತ್ತದೆ. ಹಿಂದಿನ ಕಾಲದಲ್ಲಿ ಎಲ್ಲ ರೀತಿಯ ರೋಗಗಳಿಗೂ ಒಬ್ಬರೇ ವೈದ್ಯರು ಇರುತ್ತಿದ್ದರು. ಅದೇ ರೀತಿ ಇವರೂ ಸಹ ಪುಸ್ತಕ ಪ್ರಕಟಣೆ, ಪುಸ್ತಕ ಮಾರಾಟ ವ್ಯವಸ್ಥೆ ಸೃಷ್ಟಿ, ಅಭಿನಯ, ಲೇಖಕರ ಸಂಘಟನೆ, ನಾಟಕ ರಚನೆ...ಹೀಗೆ ನಾನಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ,'' ಎಂದು ಕೊಂಡಾಡಿದರು.



ನಿಡಸಾಲೆ ಪುಟ್ಟಸ್ವಾಮಯ್ಯನವರ 75ರ ಸಂಭ್ರಮ ಕಾರ್ಯಕ್ರಮದಲ್ಲಿ ನಿಡಸಾಲೆ ಪುಟ್ಟಸ್ವಾಮಯ್ಯ ಮತ್ತು ಪತ್ನಿಯನ್ನು ಸನ್ಮಾನಿಸಿ ಗೌರವಿಸಲಾಯಿತು.


ನಿಡಸಾಲೆ ಪುಟ್ಟಸ್ವಾಮಯ್ಯ ಮಾತನಾಡಿ, ''ಗ್ರಂಥಾಲಯಗಳು ಸಂಕಷ್ಟವನ್ನು ಎದುರಿಸುತ್ತಿವೆ. ಈ ಸಮಸ್ಯೆಯನ್ನು ಸರಿಪಡಿಸಲು ಪ್ರಕಾಶಕರು, ಲೇಖಕರೆಲ್ಲರೂ ಸೇರಿ ಸದ್ಯದಲ್ಲೇ ವಿಧಾನಸೌಧದ ಮುಂದೆ ಹೋಗೋಣ. ಬದುಕಿನಲ್ಲಿ ಸಾಮಾಜಿಕ ಕಳಕಳಿಯ ಯಾವುದೇ ಕೆಲಸವನ್ನು ಧೈರ್ಯವಾಗಿ ಮುನ್ನುಗ್ಗಿ ಮಾಡಬೇಕು,'' ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 'ಅಮೃತ ಕಥಾನಕ' ಎಂಬ ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಲಾಯಿತು. ಕರ್ನಾಟಕ ಗಾಂಧಿ ಸ್ಮಾರಕನಿಧಿ ಅಧ್ಯಕ್ಷ ಡಾ. ವೂಡೇ ಪಿ.ಕೃಷ್ಣ ಅವರು 'ಸ್ನೇಹಮೇರು' ಎಂಬ ಸ್ಮರಣಸಂಚಿಕೆ ಬಿಡುಗಡೆ ಮಾಡಿದರು. ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು 'ತೋರಿದ ದಾರಿ' ಎಂಬ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿದರು.

ಈ ವೇಳೆ ಸಾಹಿತಿ ಡಾ. ದೊಡ್ಡರಂಗೇಗೌಡ, ಹಂಪಿ ಕನ್ನಡ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಕರೀಗೌಡ ಬೀಚನಹಳ್ಳಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಎಚ್. ಎಲ್. ಪುಷ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹೊಸ ದಿಗಂತ
09 Feb 202

ಪುಟ್ಟಸ್ವಾಮಯ್ಯ ಅಪ್ರತಿಮ ಪ್ರತಿಭಾವಂತರು



• ಬೆಂಗಳೂರು: ಪುಟ್ಟಸ್ವಾಮಯ್ಯ ಅವರು ಪುಸ್ತಕ ಪ್ರಕಟಣೆ, ಮುದ್ರಣ, ಸಿನಿಮಾ, ನಾಟಕ, ಕೃಷಿ ಸೇರಿದಂತೆ ಹಲವಾರು ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಮಾಜದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಸಂಸ್ಕೃತಿ ಚಿಂತಕ ನಾಡೋಜ ಪ್ರೊ.ಮರುಳಸಿದ್ದಪ್ಪ ತಿಳಿಸಿದರು.

ನಿಡಸಾಲೆ ಪುಟ್ಟಸ್ವಾಮಯ್ಯ-75ರ ಸಂಭ್ರಮದ ನಿಮಿತ್ತ, 75 ಪ್ರಾತಿನಿಧಿಕ ಕಿರುಗತೆಗಳ ಸಂಕಲನ, ಅಮೃತ ಮಹೋತ್ಸವ ಅಭಿನಂದನಾ ಗ್ರಂಥ, ಸ್ನೇಹಮೇರು ಸ್ಮರಣಸಂಚಿಕೆ, ತೋರಿದ ದಾರಿ ಸಾಕ್ಷ್ಯಚಿತ್ರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಟ್ಟಸ್ವಾಮಯ್ಯ ಅವರು ನಡೆದುಬಂದ ದಾರಿ, ಮಾಡಿದ ಸಾಧನೆಗಳು, ಸಂಪಾದಿಸಿದಂತಹ ಪಾತ್ರ ಇದನ್ನೆಲ್ಲ ನೋಡಿದ ಮೇಲೆ ಮಾತನಾಡಲು ಏನು ಇಲ್ಲ ಎನಿಸುತ್ತಿದೆ. ನಿಡಸಾಲೆ ಪುಟ್ಟಸ್ವಾಮಯ್ಯ ಅವರು ಪುಸ್ತಕ ಪ್ರಕಾಶನದಿಂದ ಹಿಡಿದು ಅವರ ಮಾಡಿದ ಮಹತ್ವ ಲೇಖಕರ ಸಂಘಟನೆ, ನಾಟಕ ರಚಿಸುವುದು ಮತ್ತು ಅಭಿನಯಿಸುವುದು, ಸಿನಿಮಾ ನಿರ್ಮಾಣ ಹೀಗೆ ಎಲ್ಲದರಲ್ಲೂ ಮುಂಚೂಣಿಯಾಗಿದ್ದರು ಎಂದರು.

ಸಾಹಿತಿ ನಾಡೋಜ. ಬರಗೂರು ರಾಮಚಂದ್ರಪ್ಪ ಮಾತನಾಡಿ, ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಲಾಖೆಗಳಲ್ಲಿ ಗ್ರಂಥಾಲಯ ಇಲಾಖೆಯೂ ಒಂದಾಗಿದೆ. 2020 ರಲ್ಲಿ ಗ್ರಂಥಾಲಯ ಇಲಾಖೆಗೆ ಆಯ್ಕೆ ಮಾಡಿದ ಪುಸ್ತಕಗಳಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಹಣ ಕೊಟ್ಟಿಲ್ಲ, 2021 ರ ಪುಸ್ತಕಗಳು ಗ್ರಂಥಾಲಯ ಇಲಾಖೆಗೆ ಆಯ್ಕೆಯಾಗಿದ್ದರೂ ಸರ್ಕಾರ ಹಣ ನೀಡಿಲ್ಲ, ಪುಸ್ತಕಗಳ ಸಗಟು ಖರೀದಿಯನ್ನು, ಗ್ರಂಥಾಲಯ ಇಲಾಖೆ ಮಾಡುತ್ತದೆ. ಆದರೆ ಬಜೆಟ್‌ನಲ್ಲಿ ಗ್ರಂಥಾಲಯ ಇಲಾಖೆಗೆ ಅನುದಾನವನ್ನೇ ನೀಡಿಲ್ಲ, ಹಾಗೆ ಇಲಾಖೆಯು ಬೇರೆ ಅನುದಾನದ ಮೂಲವನ್ನು ನೋಡುವಂತಾಗಿದೆ. ಹೀಗಾದರೆ ಪುಸ್ತಕ ಸಂಸ್ಕೃತಿ ಉಳಿಸುವ ಕೆಲಸವಾಗುವುದು ಹೇಗೆ? ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ, ಕನ್ನಡ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಡಾ.ಕರೀಗೌಡ ಬೀಚನಹಳ್ಳಿ, ಸಾಹಿತಿ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ಮತ್ತು ಅವರ ಪತ್ನಿ ಸುಶೀಲ ಪುಟ್ಟಸ್ವಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

» ನಿಡಸಾಲೆ ಪುಟ್ಟಸ್ವಾಮಯ್ಯ-75ರ ಸಂಭ್ರಮದಲ್ಲಿ ಅಭಿನಂದನಾ ಗ್ರಂಥ ಸೇರಿದಂತೆ 75ರ ಪ್ರಾತಿನಿಧಿಕ ಕಿರುಗತೆಗಳ ಸಂಕಲನ, ಸ್ನೇಹಮೇರು ಸ್ಮರಣ ಸಂಚಿಕೆ, ತೋರಿದ ದಾರಿ ಸಾಕ್ಷ್ಯ ಚಿತ್ರ ಲೋಕಾರ್ಪಣೆ. ನಿಡಸಾಲೆ ಪುಟ್ಟಸ್ವಾಮಯ್ಯ ಅವರ ಒಡನಾಡಿಗಳಿಂದ ದಂಪತಿಗೆ ಆತ್ಮೀಯ ಅಭಿನಂದನೆ.

ಸಂಜೆವಾಣಿ

ಶನಿವಾರ 8 ಫೆಬ್ರವರಿ 2025




ಶ್ರೀ ವಿಡಹಾಲ್ ಪುಟ್ಟಸ್ವಾಮಯ್ಯ -75 ಸಂಭ್ರಮವನ್ನು ಇಂದು ಗಾಂಧಿಸ್ಮಾರಕ ನಿಧಿ ಭವನದಲ್ಲಿ ಉದ್ಘಾಟಿಸಲಾಯಿತು. ಸಾಹಿತಿ ದೊಡ್ಡರಂಗೇಗೌಡ, ಮಲ್ಲೆಪುರ ವೆಂಕಟೇಶ್, ಬರಗೂರು ರಾಮಚಂದ್ರಪ್ಪ, ಲೇಖಕಿ ಪುಷ್ಪ, ವಿಶ್ರಾಂತ ಕುಲಪತಿ ಬೋರಲಿಂಗಯ್ಯ, ಪ್ರೊಡೇ ಪಿ.ಕೃಷ್ಣ, ಕೃತಿ ಸಂಪಾದಕ ದೊಡ್ಡೇಗೌಡ ಇತರರು ಇದ್ದರು.

ಸಮಸ್ತ ಕನ್ನಡಿಗರ ಏಕೈಕ ಸಂಜೆ ದಿನಪತ್ರಿಕೆ

ಈ ಸಂಜೆ

Feb 08, 2025

ಗ್ರಂಥಾಲಯ ಇಲಾಖೆಗೆ ಕಾಯಕಲ್ಪ: ಬರಗೂರು ಅಭಿಮತ



ಬೆಂಗಳೂರು,ಫೆ.8 - ಗ್ರಂಥಾಲಯ ಇಲಾಖೆಗೆ ದೊಡ್ಡ ಕಾಯಕಲ್ಪ ಮಾಡಬೇಕು ಎಂದು ಪ್ರಸಿದ್ಧ ಸಾಹಿತಿ ಹಾಗೂ ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಗಾಂಧಿಭವನದಲ್ಲಿ ಇಂದು ಹಮ್ಮಿಕೊಂಡಿದ್ದ ನಿಡಸಾಲೆ ಪುಟ್ಟಸ್ವಾಮಯ್ಯ ಅವರ ಅಭಿನಂದನಾ-ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಲಾಖೆಗಳಲ್ಲಿ ಗ್ರಂಥಾಲಯ ಇಲಾಖೆಯೂ ಒಂದಾಗಿದೆ. 2020 ರಲ್ಲಿ ಗ್ರಂಥಾಲಯ ಇಲಾಖೆಗೆ ಆಯ್ಕೆ ಮಾಡಿದ ಪುಸ್ತಕಗಳಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಹಣ ಕೊಟ್ಟಿಲ್ಲ ಎಂದರು.

2021 ರ ಪುಸ್ತಕಗಳು ಗ್ರಂಥಾಲಯ ಇಲಾಖೆಗೆ ಆಯ್ಕೆಯಾಗಿದ್ದರೂ ಸರ್ಕಾರ ಹಣ ನೀಡಿಲ್ಲ. ಪುಸ್ತಕಗಳ ಸಗಟು ಖರೀದಿಯನ್ನು ಗ್ರಂಥಾಲಯ ಇಲಾಖೆ ಮಾಡುತ್ತದೆ. ಆದರೆ ಬಜೆಟ್‌ನಲ್ಲಿ ಗ್ರಂಥಾಲಯ ಇಲಾಖೆಗೆ ಅನುದಾನವನ್ನೇ ನೀಡಿಲ್ಲ, ಒಮ್ಮೆ ಮಾತ್ರ 10 ಕೋಟಿ ರೂ. ಗ್ರಂಥಾಲಯ ಇಲಾಖೆಗೆ ನೀಡಲಾಗಿತ್ತು. ಈಗ ಇಲಾಖೆಯು ಬೇರೆ ಆದಾಯದ ಮೂಲವನ್ನು ನೋಡುವಂತಾಗಿದೆ. ಹೀಗಾದರೆ ಪುಸ್ತಕ ಸಂಸ್ಕೃತಿ ಉಳಿಸುವ ಕೆಲಸವಾಗುವುದು ಹೇಗೆ? ಎಂದು ಬೇಸರ ವ್ಯಕ್ತಪಡಿಸಿದರು.

ವಿಶ್ರಾಂತ ಪ್ರಾಧ್ಯಾಪಕ ಕರೀಗೌಡ ಬೀಚನಹಳ್ಳಿಯವರು ಸಂಪಾದಿಸಿರುವ ಅಮೃತ ಕಥಾನಕ ಗ್ರಂಥವು 75 ಕಿರುಕತೆಗಳನ್ನು ಒಳಗೊಂಡಿದೆ. ಇದು ವಿವಿಧ ಕಾಲಘಟ್ಟ ಪ್ರತಿನಿಧಿಸುವ ಕಿರು ಕಥೆಗಳನ್ನು ಒಳಗೊಂಡಿದೆ. ಇದೊಂದು ಉಪಯುಕ್ತ ಪುಸ್ತಕವಾಗಿದ್ದು, ಕರೀಗೌಡ ಬೀಚನಹಳ್ಳಿಯವರು ಸಾರ್ಥಕ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.


ಕನ್ನಡ ಕಥಾಲೋಕ ಸಮೃದ್ಧವಾಗಿ ಬೆಳೆದಿದೆ. ವಡ್ಡಾರಾಧನೆ ಮೊದಲ ಗದ್ಯಕೃತಿ. ಅಂದಿನಿಂದಲೂ ಕನ್ನಡ ಸಾಹಿತ್ಯ ಕಥನ ಕಲೆ ಹರಿದುಬಂದಿದೆ. ನವೋದಯ ಕಾಲದಲ್ಲಿ ಆದರ್ಶ, ನವ್ಯಕಾಲದಲ್ಲಿ ಸಂಕೀರ್ಣ, ದಲಿತ ಬಂಡಾಯ ಸಾಹಿತ್ಯದಲ್ಲಿ ಸಾಮಾಜಿಕ ವಿಷಯ ಪ್ರಧಾನವಾಗಿದೆ. ಈ ಎಲ್ಲಾ ಕಾಲಘಟ್ಟಗಳನ್ನು ಪ್ರಾತಿನಿಧಿಕವಾಗಿ ಅಮೃತಕಥನದಲ್ಲಿ ಸಂಪಾದನೆ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು ಹಾಗೂ. ವಿದ್ವಾಂಸರಾದ ಮಲ್ಲೇಪುರಂ ಜಿ.ವೆಂಕಟೇಶ್, ಪದ್ಮಶ್ರೀ ಡಾ. ದೊಡ್ಡರಂಗೇಗೌಡ, ನಾಡೋಜ ಪ್ರೊಫೆಸರ್ ಹಂಪ ನಾಗರಾಜಯ್ಯ, ಡಾ.ಕರೀಗೌಡ ಬೀಚನಹಳ್ಳಿ, ಸಾಹಿತಿ, ಪ್ರಕಾಶಕ, ನಟ, ನಿರ್ಮಾಪಕ, ಸಂಘಟಕ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪ, ನಿಡಸಾಲೆ ಪುಟ್ಟಸ್ವಾಮಯ್ಯನವರ 75ರ ಸಂಭ್ರಮ ಸಮಿತಿ ಕಾರ್ಯದರ್ಶಿ ಆರ್.ದೊಡ್ಡೇಗೌಡ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ. ಡಾ ವೂಡೇ ಪಿ.ಕೃಷ್ಣ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ 1

Feb 08, 2025

ವಿಜಯವಾಣಿ ಚಿತ್ರ



ವಚನ ಗಾಯನ

ರಂಗಸಂಸ್ಥಾನ ಸಂಸ್ಥೆಯು ನಗರದ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ವಚನ ಗಾನ ವೈಭವ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿ ಏಕ ಕಾಲಕ್ಕೆ 1,122 ಗಾಯಕರು ವಚನ ಗಾಯನ ಪ್ರಸ್ತುತಪಡಿಸಿದರು. ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣ, ರಮಣಶ್ರೀ ಸಮೂಹ ಸಂಸ್ಥೆಯ ಮುಖ್ಯಸ್ಥ ಷಡಕ್ಷರಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿ. ಸೋಮಶೇಖರ್, ಸುಮಂಗಲಿ ಸೇವಾಶ್ರಮದ ಸುಶೀಲಮ್ಮ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಉಪಸ್ಥಿತರಿದ್ದರು.

ಕನ್ನಡಪ್ರಭ

Feb 08, 2025

1,122 ಮಂದಿ ಗಾಯನ ದಾಖಲೆ

ಬಂಡ್ಲಹಳ್ಳಿ ವಿಜಯ್‌ಕುಮಾರ್ ಸಂಯೋಜಿತ ವಚನ ಗಾನ ವೈಭವ



• ಕನ್ನಡಪ್ರಭ ವಾರ್ತೆ ಬೆಂಗಳೂರು

ರವೀಂದ್ರ ಕಲಾಕ್ಷೇತ್ರದ ಸಂಸ ರಂಗಮಂದಿರದಲ್ಲಿ ಶುಕ್ರವಾರ ಜರುಗಿದ 'ವಚನ ಗಾನ ವೈಭವ' ಕಾರ್ಯಕ್ರಮದಲ್ಲಿ 1,122 ಗಾಯಕರು ಹತ್ತು ವಚನಗಳನ್ನು ಹಾಡಿದ್ದು, 'ಗ್ಲೋಬಲ್ ವರ್ಲ್ಡ್ ರೆಕಾರ್ಡ್'ನ ದಾಖಲೆಗೆ ಸೇರ್ಪಡೆಯಾಗಿದೆ.

ಬಸವ ವೇದಿಕೆ, ರಮಶ್ರೀ ಸಮೂಹ ಸಂಸ್ಥೆಗಳು, ಅಕ್ಕಮಹಾದೇವಿ ಸಮಿತಿ, ಸುಮಂಗಲಿ ಸೇವಾಶ್ರಮ, ಶೇಷಾದ್ರಿಪುರಂ ಶಿಕ್ಷಣ ದತ್ತಿ ಕಾಲೇಜುಗಳ ಬಸವ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರಂಗ ಸಂಸ್ಥಾನ ಆಯೋಜಿಸಿದ್ದ ಗಾಯನ ಕಾರ್ಯಕ್ರಮದ ಸಂಯೋಜಕ ಬಂಡ್ಲಹಳ್ಳಿ ವಿಜಯಕುಮಾರ್, ಎಲ್ಲಾ ಗಾಯಕರು ಪ್ರಮಾಣಪತ್ರ, ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ತರಳುಬಾಳು ಮಠದ ಡಾ। ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬಸವಣ್ಣನವರು ನಮ್ಮ ನಡೆ ಮತ್ತು ನುಡಿ ಹೇಗಿರಬೇಕು ಎಂದು ಹೇಳಿದ್ದರು. ಆದರೀಗ ಅವುಗಳ ನಡುವಿನ ಅಂತರ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಉತ್ತಮ ಜೀವನ ಸಂದೇಶಗಳನ್ನು ನೀಡುವ ವಚನ ಗಾಯನ ಆಯೋಜಿಸಿರುವುದು ವಿದ್ಯಾರ್ಥಿಗಳಲ್ಲಿ ಬದಲಾವಣೆ ತರುತ್ತದೆ. ಬಂಡ್ಲಹಳ್ಳಿ ವಿಜಯಕುಮಾರ್ ಅವರು ಕಾರ್ಯಕ್ರಮ ಸಂಯೋಜಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಯೋಗ ಗುರು ಸಂತೋಷ್ ಗುರೂಜಿ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯ ವೂಡೆ ಪಿ.ಕೃಷ್ಣ, ಮಾಜಿ ಸಚಿವೆ ಲೀಲಾವತಿ ಪ್ರಸಾದ್, ಅಂಕಣಕಾರ ಎಸ್.ಷಡಕ್ಷರಿ, ಎಸ್.ಸೋಮಶೇಖರ್ ಇದ್ದರು.

ಉದಯವಾಣಿ ಬೆಂಗಳೂರು ಗುರುವಾರ, ಫೆಬ್ರವರಿ 6, 2025

ನಾಳೆ 1122 ಗಾಯಕರಿಂದ ವಚನಗಾನ ವೈಭವ ಕಾರ್ಯಕ್ರಮ

ಬಂಡ್ಲಹಳ್ಳಿ ವಿಜಯಕುಮಾರ ನಿರ್ದೇಶನದಲ್ಲಿ ಗಾಯನ

■ **ಉದಯವಾಣಿ ಸಮಾಚಾರ**

ಬೆಂಗಳೂರು: ರಂಗಸಂಸ್ಥಾನ ಸಂಸ್ಥೆಯು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ಶುಕ್ರವಾರ 1,122 ಗಾಯಕರಿಂದ ವಚನ ಗಾಯನ ವೈಭವ ಬೃಹತ್ ಕಾರ್ಯಕ್ರಮ ಏರ್ಪಡಿಸಿದೆ.

12ನೇ ಶತಮಾನದಿಂದ ಈವರೆಗಿನ ವಚನಗಳು ಸಹಸ್ರ ಕಂಠದಲ್ಲಿ ಗಾಯನ ರೂಪದಲ್ಲಿ ಹೊಮ್ಮಲಿದೆ. ಒಂದೇ ವೇದಿಕೆಯಲ್ಲಿ 1,122 ಗಾಯಕರು ಹಾಡಲಿದ್ದು ಜಾಗತಿಕ ಐತಿಹಾಸಿಕ ದಾಖಲೆಯಾಗಲಿದೆ. ಗಾಯಕ ಬಂಡ್ಲಹಳ್ಳಿ ವಿಜಯಕುಮಾರ್ ಅವರ ವಚನ ತರಬೇತಿ, ವಿನ್ಯಾಸ, ಸಮನ್ವಯ ಮತ್ತು ನಿರ್ದೇಶನದಲ್ಲಿ ಸಮೂಹ ಗಾಯನ ನಡೆಯಲಿದೆ.

ಅಂದು ಸಂಜೆ 5.30ಕ್ಕೆ ಮುಖ್ಯ ಗಾಯಕರಾದ ಮೇಘನಾಕುಮಾರ್, ಕವಿತಾ, ಮಧುಕುಮಾರ್ ಸೇರಿದಂತೆ 1,122 ಗಾಯಕರು ಹಾಡಲಿದ್ದಾರೆ. ಸಂಜೆ 6.15ಕ್ಕೆ ವೇದಿಕೆ ಕಾರ್ಯಕ್ರಮದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಚಿಂತಕ ವೂಡೇ ಪಿ.ಕೃಷ್ಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ವಚನ ಗಾಯನ ಕುರಿತು ಹಿರಿಯ ಜನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಚನ ಸಾಹಿತ್ಯ 12ನೇ ಶತಮಾನದಲ್ಲಿ ಕನ್ನಡ ನೆಲದಲ್ಲಿ ನಡೆದ ಸೋಜಿಗದ ಸೃಷ್ಟಿ. ಅದು ಶರಣರ ಮೂಸೆಯಿಂದ ಮೂಡಿಬಂದ ಸಹಜ ಅಭಿವ್ಯಕ್ತಿ. ವಚನಗಳು ಸಾಹಿತ್ಯವೂ ಹೌದು, ಸಂಗೀತವೂ ಹೌದು. ಬಸವಣ್ಣನವರನ್ನು ಸರ್ಕಾರ ಸಾಂಸ್ಕೃತಿಕ ನಾಯಕ ಎಂಬ ಘೋಷಣೆ ಹಿನ್ನೆಲೆಯಲ್ಲಿ ಈ ಸಮೂಹ ವಚನ ಗಾಯನಕ್ಕೆ ಸೂಕ್ತ ಕೊಡುಗೆ. ಸರ್ಕಾರದಿಂದ ನಾಡಿನಾದ್ಯಂತ ಇದನ್ನು ಆಯೋಜಿಸುವಂತೆ ಸಲಹೆ ನೀಡಿದ್ದಾರೆ ಎಂದು ರಂಗಸಂಸ್ಥಾನ ಸಂಸ್ಥೆಯ ಸಂಚಾಲಕರಾದ ರಕ್ಷಿತಾ ಮೇಘನಾ ಕುಮಾರ್ ತಿಳಿಸಿದ್ದಾರೆ.

ತ್ರಿಭಾಷಾ ಸೂತ್ರ ಜಾರಿ ವಿರುದ್ಧ ಹೋರಾಟ ಅಗತ್ಯ

ವಿಕ ಸುದ್ದಿಲೋಕ ಬೆಂಗಳೂರು



ಹಿರಿಯ ವಿದ್ವಾಂಸ ಡಾ.ಗುರುಪಾದ ಮರಿಗುದ್ದಿ ಅವರಿಗೆ 'ಕುವೆಂಪು ಸಾಹಿತ್ಯ ಪ್ರಶಸ್ತಿ' ಪ್ರದಾನ ಮಾಡಲಾಯಿತು.

'ತ್ರಿಭಾಷಾ ಸೂತ್ರ ಜಾರಿ ವಿರುದ್ಧ ಹೋರಾಟ ಮಾಡುವ ಅಗತ್ಯವಿದ್ದು, ಕುವೆಂಪು ಅವರ ನಿಲುವು ನಮ್ಮೆಲ್ಲರಿಗೂ ಮಾದರಿಯಾಗಬೇಕು' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಕನ್ನಡ ಜನಶಕ್ತಿ ಕೇಂದ್ರವು ಕಸಾಪ ಆವರಣದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಹಿರಿಯ ವಿದ್ವಾಂಸ ಡಾ. ಗುರುಪಾದ ಮರಿಗುದ್ದಿ ಅವರಿಗೆ 'ಕುವೆಂಪು ಸಾಹಿತ್ಯ ಪ್ರಶಸ್ತಿ' ಪ್ರದಾನ ಮಾಡಿ ಭಾನುವಾರ ಅವರು ಮಾತನಾಡಿದರು.

''ನೆರೆಯ ತಮಿಳುನಾಡು ತ್ರಿಭಾಷಾ ಸೂತ್ರವನ್ನು ಪ್ರಬಲವಾಗಿ ವಿರೋಧಿಸುತ್ತಾ ಬಂದಿದೆ. ಅಂತಹ ವಾತಾವರಣ ನಮ್ಮಲ್ಲೂ ಮೂಡಬೇಕು. 1968ರಲ್ಲಿ ಆಗಿನ ಕೇಂದ್ರ ಸರಕಾರ ಮೊದಲ ಬಾರಿಗೆ ತ್ರಿಭಾಷಾ ಸೂತ್ರ ಜಾರಿಗೆ ತರಲು ಮುಂದಾದಾಗ ರಾಷ್ಟ್ರಕವಿ ಕುವೆಂಪು ಅವರು ಅದರ ವಿರುದ್ಧ ಧ್ವನಿ ಎತ್ತಿದ್ದರು. ಕುವೆಂಪು ಅವರ ಈ ನಿಲುವು ನಮ್ಮೆಲ್ಲರಿಗೂ ಮಾದರಿಯಾಗಬೇಕು. ದ್ವಿಭಾಷಾ ಸೂತ್ರದ ಜಾರಿಗಾಗಿ ಸಂಘಟಿತರಾಗಿ ಹೋರಾಡುವ ಅನಿವಾರ್ಯವಿದೆ'' ಎಂದರು.

''ಕೇಂದ್ರ ಸರಕಾರದ ಹಲವು ಇಲಾಖೆಗಳಲ್ಲಿ ತಮಿಳುನಾಡಿನ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿದ್ದಾರೆ. ಅವರ ದ್ವಿಭಾಷಾ ನೀತಿ ಕೇಂದ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅಡ್ಡಿಯಾಗಿಲ್ಲ. ಹಿಂದಿ ಭಾಷೆ ಕಲಿಕೆಯಿಂದ ಎಷ್ಟು ಜನರಿಗೆ ಉದ್ಯೋಗ ದೊರೆತಿದೆ ಎಂಬುದರ ಕುರಿತು ಗಹನವಾದ ಚರ್ಚೆಯಾಗಬೇಕಿದೆ,'' ಎಂದು ಅವರು ಪ್ರತಿಪಾದಿಸಿದರು.

ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ಮಾತನಾಡಿ, ''ಕನ್ನಡ ಜನಶಕ್ತಿ ಕೇಂದ್ರ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ, ಯಶೋದಮ್ಮ ದಾಸಪ್ಪ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು ಈಗ ಆ ಸಾಲಿಗೆ ಹೊಸದಾಗಿ ಕುವೆಂಪು ಸಾಹಿತ್ಯ ಪ್ರಶಸ್ತಿಯೂ ಸೇರ್ಪಡೆಯಾಗಿದೆ. ಕುವೆಂಪು ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿರುವ ಸಾಧಕರಿಗೆ ಪ್ರತಿ ವರ್ಷ ಈ ಗೌರವ ನೀಡಲಾಗುವುದು,'' ಎಂದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.

ಉದಯವಾಣಿ ಬೆಂಗಳೂರು

ಸೋಮವಾರ, ಫೆಬ್ರವರಿ 3, 2025

ಡಾ.ವೂಡೇ ಕೃಷ್ಣ ಸಮಾಜಮುಖಿ: ನ್ಯಾ.ದೇವದಾಸ್ ಮೆಚ್ಚುಗೆ

ಆದಿಜಾಂಬವ ಜಾಗೃತಿ, ಗಾಂಧಿ ಸ್ಮಾರಕ ನಿಧಿಯಿಂದ 'ಆಡು ಮುಟ್ಟದ ಸೊಪ್ಪಿಲ್ಲ-ಡಾ.ವೂಡೇ ಪಿ.ಕೃಷ್ಣ' ಪುಸ್ತಕ ಲೋಕಾರ್ಪಣೆ

ಉದಯವಾಣಿ ಸಮಾಚಾರ

ಬೆಂಗಳೂರು: ಅಪ್ಪಟ ಗಾಂಧಿವಾದಿಯಾಗಿದ್ದರೂ ತಮ್ಮ ಬದುಕಿನುದ್ದಕ್ಕೂ ರಾಮಕೃಷ್ಣ ಆಶ್ರಮದ ತತ್ವಾದರ್ಶಗಳು ಮತ್ತು ಸರ್ ಎಂ. ವಿಶ್ವೇಶ್ವರಯ್ಯನವರ ಆಶಯದಂತೆ ಸಾಗುತ್ತಿರುವ ಡಾ.ವೂಡೇ ಪಿ. ಕೃಷ್ಣ ಅವರು ಸಮಾಜದಲ್ಲಿ ಇತರರಿಗೆ ಮಾದರಿ ಎಂದು ಹೈಕೋರ್ಟ್ ನ್ಯಾಯಮೂರ್ತಿ ಆರ್ ದೇವದಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ಆದಿಜಾಂಬವ ಜಾಗೃತಿ, ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಗಾಂಧಿ ಸ್ಮಾರಕ ನಿಧಿ ವತಿಯಿಂದ ಗಾಂಧಿಭವನದಲ್ಲಿ ಜಾಂಬವ ಎಂ.ಗಂಗಾಧರ್ ರಚಿಸಿರುವ 'ಆಡು ಮುಟ್ಟದ ಸೊಪ್ಪಿಲ್ಲ-ನಾಡೋಜ ಡಾ.ವೂಡೇ



'ಆಡು ಮುಟ್ಟದ ಸೊಪ್ಪಿಲ್ಲ-ಡಾ.ವೂಡೇ ಕೃಷ್ಣ' ಪುಸ್ತಕ ಬಿಡುಗಡೆ ಮಾಡಲಾಯಿತು.

ಪಿ.ಕೃಷ್ಣ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ವೂಡೇ ಪಿ.ಕೃಷ್ಣ ಅವರು ಶಿಕ್ಷಣ ಸಂಸ್ಥೆಗಳ ಮೂಲಕ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಾ ವೃತ್ತಿ ಬದುಕನ್ನು ತೋರಿಸುತ್ತಿದ್ದಾರೆ. ರಾಮಕೃಷ್ಣ ಆಶ್ರಮದ ಆಶಯಗಳನ್ನು ರಾಜ್ಯದ ಹಲವು ಭಾಗಗಳಲ್ಲಿರುವ ತಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಚಾಚುತಪ್ಪದೇ ಕಾರ್ಯರೂಪಕ್ಕೆ ತರುತ್ತಿರುವ ವೈಖರಿಯೇ ಮೆಚ್ಚುವಂತಹದ್ದು ಎಂದರು.

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮಾತನಾಡಿ, ವೂಡೇ ಪಿ.ಕೃಷ್ಣ ವ್ಯಕ್ತಿತ್ವ ವಿಶೇಷತೆಯಿಂದ ಕೂಡಿದ್ದು, ಇಂತಹ ಇನ್ನಷ್ಟು ಮಂದಿ ರಾಜ್ಯದಲ್ಲಿದ್ದರೆ ನಂದನವನವಾಗುವುದರಲ್ಲಿ ಎರಡು ಮಾತಿಲ್ಲ. ಇವರು ಬರಿ ಹಸ್ತ ಲಾಘವ ಮಾಡುವವರಲ್ಲ. ಬದಲಾಗಿ ಹಸ್ತ ಚಾಚಿ ಇತರರಿಗೆ ನೆರವಾಗುತ್ತಲೇ ಬಂದಿರುವ ಮನೋಗುಣ ಮಾದರಿ ಎಂದರು.

ಚಿಂತಕ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಮಾತನಾಡಿ, ವೂಡೇ ಪಿ.ಕೃಷ್ಣ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾಗುತ್ತಿದ್ದಾರೆ ಎಂದರು.

ನಿವೃತ್ತ ನ್ಯಾ. ರಾಮಕೃಷ್ಣ ಸುಮಂಗಲಿ ಸೇವಾಶ್ರಮದ ಡಾ.ಎಸ್.ಜಿ.ಸುಶೀಲಮ್ಮ, ಸಾಹಿತಿ ಜಾಂಬವ ಎಂ.ಗಂಗಾಧರ್, ವಕೀಲರ ವೇದಿಕೆ ರಾಜೇಶ್ ಇತರರಿದ್ದರು.

ಪ್ರಜಾವಾಣಿ ಸೋಮವಾರ ● ಫೆಬ್ರುವರಿ 3, 2025

ಸರ್ಕಾರ ದ್ವಿಭಾಷಾ ಸೂತ್ರದ ಪರ ವಾದ ಮಂಡಿಸಲಿ: ಬಿಳಿಮಲೆ ಒತ್ತಾಯ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ದ್ವಿಭಾಷಾ ಸೂತ್ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬಲವಾದ ವಾದ ಮಂಡಿಸಬೇಕು' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.

ಕನ್ನಡ ಜನಶಕ್ತಿ ಕೇಂದ್ರ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ವಾಂಸ ಗುರುಪಾದ ಮರಿಗುದ್ದಿ ಅವರಿಗೆ ಕುವೆಂಪು ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

'ಕುವೆಂಪು ಅವರು ದ್ವಿಭಾಷಾ ಸೂತ್ರವನ್ನು ಅನುಸರಿಸುವಂತೆ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು. ಕರ್ನಾಟಕ ದ್ವಿಭಾಷಾ ಸೂತ್ರದ ಪರ ವಾದ ಮಂಡಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕು. ಇಲ್ಲದಿದ್ದರೆ ನಾವೆಲ್ಲರೂ ಸೇರಿ ಗೋಕಾಕ್ ಮಾದರಿ ಚಳವಳಿ ನಡೆಸಬೇಕಾಗುತ್ತದೆ' ಎಂದು ಹೇಳಿದರು.

'1968ರಿಂದ ನಾವು ತ್ರಿಭಾಷಾ ಸೂತ್ರವನ್ನು ಅನುಸರಿಸಿಕೊಂಡು ಬಂದಿದ್ದೇವೆ. ಆದರೆ, ತಮಿಳುನಾಡು ಈ ಸೂತ್ರವನ್ನು ಅನುಸರಿಸುತ್ತಿಲ್ಲ. ತ್ರಿಭಾಷಾ ಸೂತ್ರದ ಮೌಲ್ಯಮಾಪನ ಮಾಡಬೇಕು. ನಾವು ತ್ರಿಭಾಷಾ ಸೂತ್ರ ಅನುಸರಿಸಿದ ಪರಿಣಾಮ ಭಾಷೆ, ಸಾಹಿತ್ಯ, ಸಂಸ್ಕೃತಿ, ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಏನು ಲಾಭವಾಗಿದೆ? ಇದನ್ನು ತಿರಸ್ಕರಿಸಿದ ತಮಿಳುನಾಡಿಗೆ ಏನು ನಷ್ಟವಾಗಿದೆ? ಎಂಬುದರ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಸಬೇಕು' ಎಂದರು.

ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.



ಕನ್ನಡ ಜನಶಕ್ತಿ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ವಾಂಸ ಗುರುಪಾದ ಮರಿಗುದ್ದಿ ಅವರಿಗೆ ಕುವೆಂಪು ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. (ಎಡದಿಂದ) ಸಿ.ಕೆ. ರಾಮೇಗೌಡ, ಪುರುಷೋತ್ತಮ ಬಿಳಿಮಲೆ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, ಕನ್ನಡ ಜನಶಕ್ತಿ ಕೇಂದ್ರದ ಉಪಾಧ್ಯಕ್ಷ ಶಂಕರ್ ಹೂಗಾರ ಉಪಸ್ಥಿತರಿದ್ದರು — ಪ್ರಜಾವಾಣಿ ಚಿತ್ರ

ಸಂಯುಕ್ತ ಕರ್ನಾಟಕ
ಸೋಮವಾರ 3 ಫೆಬ್ರವರಿ 2025
ಬೆಂಗಳೂರು | BENGALURU

ಹಿಂದಿ ಹೇರಿಕೆ ವಿರುದ್ಧ ಹೋರಾಟ ಅಗತ್ಯ

ಡಾ. ಪುರುಷೋತ್ತಮ ಬಿಳಿಮಲೆ ಪ್ರತಿಪಾದನೆ

ಬೆಂಗಳೂರು : ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಭಾಷಾ ಹೇರಿಕೆಯ ವಿರುದ್ಧ ಹೋರಾಟ ಮಾಡುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಕನ್ನಡ ಜನಶಕ್ತಿ ಕೇಂದ್ರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ಡಾ.ಗುರುಪಾದ ಮರಿಗುದ್ದಿ ಅವರಿಗೆ ಕುವೆಂಪು ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಹಿಂದಿ ಭಾಷಾ ಹೇರಿಕೆ ಹೆಚ್ಚುತ್ತಿರುವ ಈ ದಿನಗಳಲ್ಲಿ ಪುಟ್ಟಪ್ಪನವರ ಪರಿಕಲ್ಪನೆಯ ದ್ವಿಭಾಷಾ ಸೂತ್ರದ ಜಾರಿಗಾಗಿ ಹೋರಾಟ ನಡೆಸುವುದು ಅಗತ್ಯವೂ ಹೌದು, ಅನಿವಾರ್ಯವೂ ಆಗಿದೆ ಎಂದು ಪುರುಷೋತ್ತಮ ಬಿಳಿಮಲೆ ಪುನರುಚ್ಚರಿಸಿದರು.

ನೆರೆಯ ತಮಿಳುನಾಡು ಆದಿಯಿಂದಲೂ ತ್ರಿಭಾಷಾ ಸೂತ್ರದ ವಿರುದ್ಧ ಪ್ರಬಲವಾದ ದನಿ ಎತ್ತುತ್ತಲೇ ಬಂದಿದೆ, ಅಂತಹ ವಾತಾವರಣ ನಮ್ಮಲ್ಲೂ ಮೂಡಬೇಕು. ಇನ್ನು ಉತ್ತರಭಾರತದ ಹಲವು ರಾಜ್ಯಗಳಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದ್ದರೂ ಅಲ್ಲಿಯವರು ಇಂಗ್ಲೀಷ್, ಹಿಂದಿ ಮತ್ತು ಸಂಸ್ಕೃತಿಯನ್ನು



ಬೆಂಗಳೂರಿನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಕನ್ನಡ ಜನಶಕ್ತಿ ಕೇಂದ್ರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ವಾಂಸ ಡಾ. ಗುರುಪಾದ ಮರಿಗುದ್ದಿ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕುವೆಂಪು ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿದರು.

ಆಯ್ಕೆ ಮಾಡಿಕೊಳ್ಳುತ್ತಾರೆಂದು ಬಿಳಿಮಲೆ ವಿಶ್ಲೇಷಿಸಿದರು.

ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ತಮಿಳುನಾಡಿನ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿದ್ದಾರೆ. ಅವರ ದ್ವಿಭಾಷಾ ನೀತಿ ಕೇಂದ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅಡ್ಡಿಯಾಗಿಲ್ಲ ಎಂದ ಪುರುಷೋತ್ತಮ ಬಿಳಿಮಲೆ, ಹಿಂದಿ ಭಾಷೆಯ ಕಲಿಕೆಯಿಂದ ಎಷ್ಟು ಜನರಿಗೆ ಉದ್ಯೋಗ ದೊರೆತಿದೆ ಎಂಬುದರ ಕುರಿತು ಚರ್ಚೆ ಮತ್ತು ಸಮೀಕ್ಷೆ ಆಗಬೇಕಿದೆ ಎಂದರು.

ಪರಂಪರೆಯನ್ನು ಮುರಿದು ಕಟ್ಟುವ ಕೆಲಸವನ್ನು ಕುವೆಂಪು ಅವರು ಬಹಳ ಜತನದಿಂದ ಮಾಡಿದರು. ರಾಮಾಯಣವನ್ನೇ ಕೇಂದ್ರವಾಗಿಟ್ಟುಕೊಂಡು ಭಿನ್ನ ರೀತಿಯ ಸಾಹಿತ್ಯ ಬರೆದರು. ಕುವೆಂಪು ಅವರು ರಾಮಾಯಣ ಬರೆಯುವ ಮುನ್ನ ಶೂದ್ರರು ಯಾರೂ ಶ್ರೇಷ್ಠ ರೀತಿಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗಿರಲಿಲ್ಲ ಎಂದು ಪುರುಷೋತ್ತಮ ಬಿಳಿಮಲೆ ವಿಶ್ಲೇಷಿಸಿದರು.

ಇಂದಿನ ಕಾರ್ಯಕ್ರಮ

01-02-2025 । ಶನಿವಾರ

ಸಂಯುಕ್ತ ಕರ್ನಾಟಕ
ಶನಿವಾರ 1 ಫೆಬ್ರವರಿ 2025
ಬೆಂಗಳೂರು । BENGALURU

ಆದಿಜಾಂಬವ ಜಾಗೃತಿ, ಗಾಂಧಿ ಶಾಂತಿ ಪ್ರತಿಷ್ಠಾನ, ಗಾಂಧಿ ಸ್ಮಾರಕ ನಿಧಿ ಸಂಯುಕ್ತಾಶ್ರಯದಲ್ಲಿ 'ಆಡು ಮುಟ್ಟದ ಸೊಪ್ಪಿಲ್ಲ- ನಾಡೋಜ ಡಾ ವೂಡೇ ಪಿ ಕೃಷ್ಣ' ಗ್ರಂಥ ಲೋಕಾರ್ಪಣೆ.



ಉದ್ಘಾಟನೆ: ನ್ಯಾ. ಕೃಷ್ಣ ಎಸ್ ದೀಕ್ಷಿತ್, ಅಧ್ಯಕ್ಷತೆ: ಆರ್.ದೇವದಾಸ್, ಅಭಿನಂದಿತರು: ಡಾ.ವೂಡೇ ಪಿ.ಕೃಷ್ಣ, ಮುಖ್ಯಅತಿಥಿ: ಪ್ರೊ ಮಲ್ಲೇಪುರಂ ಜಿ. ವೆಂಕಟೇಶ್, ಡಾ.ಎಸ್.ಜಿ. ಸುಶೀಲಮ್ಮ, ಗೋಪಾಲ್ ಭೀಮಪ್ಪ. ಸ್ಥಳ: ಶಿವಾನಂದ ವೃತ್ತ, ಗಾಂಧಿಭವನ. 5.30

ಉದಯವಾಣಿ ಬೆಂಗಳೂರು
ಶನಿವಾರ, ಫೆಬ್ರವರಿ 1, 2025

ಆದಿಜಾಂಬವ ಜಾಗೃತಿ: ಆಡು ಮುಟ್ಟದ ಸೊಪ್ಪಿಲ್ಲ- ನಾಡೋಜ ಡಾ.ವೂಡೇ ಪಿ.ಕೃಷ್ಣ ಗ್ರಂಥ ಲೋಕಾರ್ಪಣೆ. ಮುಖ್ಯ ಅತಿಥಿಗಳು: ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್, ಆರ್. ದೇವದಾಸ್, ಶಿಕ್ಷಣ ತಜ್ಞ ಡಾ.ವೂಡೇ ಪಿ.ಕೃಷ್ಣ. ಸ್ಥಳ: ಮಹದೇವ ದೇಸಾಯಿ ಸಭಾಂಗಣ, ಗಾಂಧಿಭವನ, ಸಂಜೆ 5.30ಕ್ಕೆ.

ಶನಿವಾರ • ಫೆಬ್ರುವರಿ 1, 2025 ಪ್ರಜಾವಾಣಿ

‘ಆಡು ಮುಟ್ಟದ ಸೊಪ್ಪಿಲ್ಲ–ನಾಡೋಜ ಡಾ. ವೂಡೇ ಪಿ. ಕೃಷ್ಣ’ ಪುಸ್ತಕ ಬಿಡುಗಡೆ: ಕೃಷ್ಣ ಎಸ್. ದೀಕ್ಷಿತ್, ಅಧ್ಯಕ್ಷತೆ: ಆರ್. ದೇವದಾಸ್, ಅಭಿನಂದನೆ: ವೂಡೇ ಪಿ. ಕೃಷ್ಣ, ಮುಖ್ಯ ಅತಿಥಿಗಳು: ಮಲ್ಲೇಪುರಂ ಜಿ. ವೆಂಕಟೇಶ, ಎಸ್.ಜಿ. ಸುಶೀಲಮ್ಮ, ಗೋನಾಳ್ ಭೀಮಪ್ಪ, ಕೃತಿಯ ಲೇಖಕ: ಜಾಂಬವ ಎಂ. ಗಂಗಾಧರ್, ಆಯೋಜನೆ: ಆದಿ ಜಾಂಬವ ಜಾಗೃತಿ, ಸ್ಥಳ: ಮಹದೇವ ದೇಸಾಯಿ ಸಭಾಂಗಣ, ಗಾಂಧಿಭವನ, ಶಿವಾನಂದ ವೃತ್ತ, ಸಂಜೆ 5.30

ವಿಜಯ ಕರ್ನಾಟಕ
ಶನಿವಾರ, 01 ಫೆಬ್ರುವರಿ 2025

ಆದಿಜಾಂಬವ ಜಾಗೃತಿ/ಗಾಂಧಿ ಸ್ಮಾರಕ ನಿಧಿ: ಜಾಂಬವ ಎಂ. ಗಂಗಾಧರ್ ಅವರ 'ಆಡು ಮುಟ್ಟದ ಸೊಪ್ಪಿಲ್ಲ- ನಾಡೋಜ ಡಾ. ವೂಡೇ ಪಿ. ಕೃಷ್ಣ' ಗ್ರಂಥ ಲೋಕಾರ್ಪಣೆ. ಉದ್ಘಾಟನೆ: ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ಅಧ್ಯಕ್ಷತೆ: ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್, ಅತಿಥಿ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್.

ಸ್ಥಳ: ಮಹದೇವ ದೇಸಾಯಿ ಸಭಾಂಗಣ, ಗಾಂಧಿಭವನ, 2ನೇ ಮಹಡಿ, ಶಿವಾನಂದ ವೃತ್ತ. ಸಂಜೆ 5.30

ಪತ್ರಿಕೆಯ ಪ್ರಾರಂಭ - 1996

ಭಗವಾನ್ ಬುದ್ಧ ರಾಷ್ಟ್ರೀಯ ಪ್ರಶಸ್ತಿ ಮತ್ತು ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ

ಜಾಂಬವ ಜನಾಂಗದ ಪ್ರಗತಿಪರ ಚಿಂತಕ, ಜಾಂಬವ ಸಾಹಿತಿ, ಲೇಖಕ ಜಾಂಬವ ಎಂ. ಗಂಗಾಧರ್ ಸಂಪಾದಕತ್ವದಲ್ಲಿ.....

28ನೇ ವರ್ಷದ ಬೆಳ್ಳಿಹಬ್ಬ

ಆದಿ ಜಾಂಬವ ಜನಾಂಗದ ಇತಿಹಾಸದಲ್ಲೇ ಮೊಟ್ಟ ಮೊದಲ ಪತ್ರಿಕೆ

ಆದಿ ಜಾಂಬವ ಜಾಗೃತಿ

ಪಾಕ್ಷಿಕ ಪತ್ರಿಕೆ

ADI JAMBAVA JAGRUTI Fortnightly

Vol. 28	Issue : 6	February 01-15- 2025	Pages 8	Rs. 10-00
ಸಂಪುಟ 28	ಸಂಚಿಕೆ : 6	ಫೆಬ್ರುವರಿ 01-15- 2025	ಪುಟ 8	ಬೆಲೆ 10-00


ಇತಿಹಾಸ ಸೃಷ್ಟಿಸಿದ "ಆದಿಜಾಂಬವ ಜಾಗೃತಿ" ಪತ್ರಿಕೆ



ಸರ್ವಜನಾಂಗದ ಶಾಂತಿಯ ತೋಟ ಗುರಿ ಹೊಂದಿರುವ "ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರ 63ನೇ ಜನ್ಮದಿನಾಚರಣೆ ಸಂಭ್ರಮ ಮತ್ತು ಸಡಗರ"

ತಾರೀಖು 1ನೇ ಫೆಬ್ರವರಿ 2025 ರಂದು ನಾಡು ಕಂಡ ಅಪರೂಪದ ವ್ಯಕ್ತಿ, ಸರ್ವ ಜನರು ಪ್ರೀತಿಸುವ ವ್ಯಕ್ತಿ, ಶಿಕ್ಷಣತಜ್ಞ, ದೀನ ದಲಿತರ ಅಭಿವೃದ್ಧಿ ಚಿಂತಕ ನಾಡೋಜ ಡಾ. ವೂಡೇ ಪಿ. ಕೃಷ್ಣರವರ 63ನೇ ಜನ್ಮ ದಿನಾಚರಣೆಯನ್ನು ವಿಶೇಷವಾಗಿ, ವಿಶಿಷ್ಟವಾಗಿ ಆಚರಿಸುವುದರ ಜೊತೆಗೆ ಅವರ 63ನೇ ಜನ್ಮದಿನಾಚರಣೆಯ ನೆನಪಿಗಾಗಿ ಜಾಂಬವ ಸಾಹಿತಿಗಳು, ಆದಿಜಾಂಬವ ಜಾಗೃತಿ ಪತ್ರಿಕೆಯ ಸಂಪಾದಕರು ಆದ ಜಾಂಬವ ಎಂ. ಗಂಗಾಧರ ರವರು ಬರೆದಿದ್ದ "ಅದು ಮುಟ್ಟದ ಸೊಪ್ಪಿಲ್ಲ-ನಾಡೋಜ ಡಾ. ವೂಡೇ ಪಿ. ಕೃಷ್ಣ" ಎಂಬ ಅಪರೂಪದ ಅಭಿನಂದನಾ ಗ್ರಂಥವನ್ನು ಲೋಕಾರ್ಪಣೆ ಮಾಡಿದ್ದು ಬಹಳ ವಿಶೇಷವಾಗಿತ್ತು. ಅಂದು ಗಾಂಧಿ ಭವನದ ಎರಡನೇ ಮಹಡಿಯಲ್ಲಿಯ ಮಹದೇವ ದೇಸಾಯಿ ಸಭಾಂಗಣದಲ್ಲಿ ಸಾಹಿತಿಗಳು, ಲೇಖಕರು, ಬುದ್ಧಿಜೀವಿಗಳು, ಅಂಕಣಕಾರರು, ಕಲಾವಿದರು, ಸಂಗೀತಗಾರರು, ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ಹೀಗೆ ಹತ್ತು ಹಲವು ವಿಶಿಷ್ಟ ವ್ಯಕ್ತಿಗಳಿಂದ ಕೂಡಿದ್ದ ಸಂಭ್ರಮದ ಸಮಾರಂಭವಾಗಿದ್ದು ಶಿಕ್ಷಣ ತಜ್ಞ ನಾಡೋಜ ಡಾ. ವೂಡೇ ಪಿ. ಕೃಷ್ಣರವರ 63ನೇ ಜನ್ಮ ದಿನಾಚರಣೆಯನ್ನು ಬಹಳ ವಿಶೇಷವಾಗಿ ಸಂಭ್ರಮವಾಗಿ ಆಚರಿಸಿದ್ದು ಮತ್ತಷ್ಟು ವಿಶೇಷವಾಗಿತ್ತು.

ಆದಿಜಾಂಬವ ಜಾಗೃತಿ ಪತ್ರಿಕೆ, ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಗಾಂಧಿ ಸ್ಮಾರಕ ನಿಧಿ ಇವರ ಸಹಯೋಗದಿಂದ ನಡೆದ ಅಂದಿನ ಸಮಾರಂಭವೂ ಒಂದಲ್ಲ ಒಂದು ರೀತಿಯಲ್ಲಿ ಇತಿಹಾಸವನ್ನು ಸೃಷ್ಟಿಸಿದ ಸಮಾರಂಭವಾಗಿತ್ತು. ಸಾಮಾನ್ಯವಾಗಿ ಬೆಂಗಳೂರು ಅಂತಹ ನಗರ ಪ್ರದೇಶಗಳಲ್ಲಿ ಹತ್ತು ಹಲವು ರೀತಿಯ ಸಭೆ ಸಮಾರಂಭಗಳು ನಡೆದರೂ ಅವುಗಳು ಜನಮಾನಸರ ಮನಸ್ಸಿನಲ್ಲಿ ಕೇವಲ ಕೆಲವು ನಿಮಿಷಗಳು, ಕೆಲವು ತಾಸುಗಳು ಮಾತ್ರ ಉಳಿಯುವಂತಾಗಿರುತ್ತದೆ.




ಆದರೆ ನಾಡೋಜ ಡಾ. ವೂಡೇ ಪಿ. ಕೃಷ್ಣರವರ 63ನೇ ಜನ್ಮ ದಿನಾಚರಣೆ, ಅವರ ಕುರಿತಾದ "ಅದುಮುಟ್ಟದ ಸೊಪ್ಪಿಲ್ಲ-ನಾಡೋಜ ಡಾ. ವೂಡೇ ಪಿ. ಕೃಷ್ಣ" ಅಭಿನಂದನಾ ಗ್ರಂಥವು ನಮ್ಮಂತಹವರಿಗೆ ಜೀವನಪೂರ್ತಿ ಪದೇ ಪದೇ ನೆನೆಯುವ, ನೆನಪಿಸಿಕೊಳ್ಳುವ ಒಂದು ಅದ್ಭುತವಾದ ಕಾರ್ಯಕ್ರಮವಾಗಿತ್ತು.

ಸಮಾರಂಭವು ಖ್ಯಾತ ಅಂತರಾಷ್ಟ್ರೀಯ ಗಾಯಕರಾದ ಶ್ರೀ ಸಂತವಾಣಿ ಸುಧಾಕರ್ ರವರ ನಾಡಗೀತೆಯೊಂದಿಗೆ ಪ್ರಾರಂಭ ಗೊಂಡಿತು, ನಂತರ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಮಲ್ಲಿಕಾರ್ಜುನ ಕಿಣಕೇರಿ ಅವರು ಸ್ವಾಗತವನ್ನು ಕೋರಿದರು. ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಕೃಷ್ಣ ಎಸ್. ದೀಕ್ಷಿತ್ ರವರು ಪರಿಸರದ ಪ್ರೇಮಿಯಾಗಿ ಗಿಡಕ್ಕೆ ನೀರೆರೆಯುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ಜಾಂಬವ ಎಂ. ಗಂಗಾಧರ್‌ರವರು ಬರೆದಿದ್ದ "ಅದುಮುಟ್ಟದ ಸೊಪ್ಪಿಲ್ಲ-ನಾಡೋಜ ಡಾ. ವೂಡೇ ಪಿ. ಕೃಷ್ಣ" ರವರ ಗ್ರಂಥವನ್ನು ಬಿಡುಗಡೆ ಮಾಡಿದರು.

ಗ್ರಂಥಕೃತಿಯ ಲೇಖಕರಾದ ಜಾಂಬವ ಎಂ. ಗಂಗಾಧರ್‌ರವರು ಪ್ರಾಸ್ತಾವಿಕ ನುಡಿಯಲ್ಲಿ ಮನದಾಳದ, ಅಂತರಾಳದ ಮತ್ತು ಕೃತಿಯನ್ನು ಬರೆಯಲು ಏನೆಲ್ಲಾ, ಯಾವ ರೀತಿ ಶ್ರಮಪಟ್ಟೆ, ನನ್ನ ಇಂದಿನ ಒಂದು ಅಪರೂಪದ ಕೃತಿಗೆ ಯಾರೆಲ್ಲಾ ಸಹಕರಿಸಿದರು ಎಂಬುದನ್ನು ಕೆಲವು ಮಹನೀಯರ ಹೆಸರನ್ನು ಸಂದರ್ಭಕ್ಕೆ ತಕ್ಕ ಹಾಗೆ ಹೇಳುತ್ತಾ, ನಾನು ಬರವಣಿಗೆಯ ಲೋಕದಲ್ಲಿ ಅಂಬೆಗಾಲಿಡುತ್ತಿದ್ದೇನೆ ಗ್ರಂಥದಲ್ಲಿ ಏನಾದರೂ ತಪ್ಪು ಒಪ್ಪುಗಳಿದ್ದರೆ ಅದನ್ನು ವೂಡೇ ಪಿ. ಕೃಷ್ಣರವರು ಮನ್ನಿಸಬೇಕೆಂದು ಬಹಳ ವಿನಮ್ರತೆಯಿಂದ ಹೇಳಿದ್ದು ಪ್ರೇಕ್ಷಕರ ಮನ ಕಲಕುವಂತಿತ್ತು. ಕಾರಣ ಈಗಾಗಲೇ ಏಳೆಂಟು ಅಪರೂಪದ ಪುಸ್ತಕಗಳನ್ನು ಬರೆದಿದ್ದರೂ ಅವರು ಹೇಳಿದ ಮತ್ತು ಬರವಣಿಗೆಯ ಲೋಕದಲ್ಲಿ ಅಂಬೆಗಾಲಿಡುತ್ತಿದ್ದೇನೆ ಎಂಬುದು ಬಹಳ ಅರ್ಥಪೂರ್ಣ ಮತ್ತು ಎಲ್ಲಿಯೂ ನಾನು ಬರೆದ, ನಾನು ಮಾಡಿದೆ ಎಂದು ಹೇಳದಿರುವುದು ಸಭಾಂಗಣದಲ್ಲಿದ್ದವರಿಗೆ ಅಪ್ಯಾಯ





ಮಾನವಾಗಿತ್ತು.

ಅದುಮುಟ್ಟದ ಸೊಪ್ಪಿಲ್ಲ-ನಾಡೋಜ ಡಾ. ವೂಡೇ ಪಿ. ಕೃಷ್ಣರವರ ಗ್ರಂಥವನ್ನು ಲೋಕಾರ್ಪಣೆ ಮಾಡಿದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಕೃಷ್ಣ ಎಸ್. ದೀಕ್ಷಿತ್ ರವರು ಉದ್ಘಾಟಕರ ಭಾಷಣ ಮಾಡುತ್ತಾ, "ಡಾ. ವೂಡೇ ಪಿ. ಕೃಷ್ಣರವರು ಉಡುಪಿಯ ಶ್ರೀ ಕೃಷ್ಣನಂತೆ ಶ್ರೀಮಂತ ಮತ್ತು ಗೌರವಾನ್ವಿತ ಕುಟುಂಬದಿಂದ ಬಂದಿರುವ ಬಹುಮುಖ ವ್ಯಕ್ತಿತ್ವದ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಮೂಲ್ಯ, ಅವರ ಖ್ಯಾತಿ ದೇಶದ ಗಡಿಯಾಚೆಗೂ ಹರಡಿದೆ. ವೂಡೇ ಪಿ. ಕೃಷ್ಣರವರಂತೆ 25 ಮಂದಿ ರಾಜ್ಯದಲ್ಲಿದ್ದರೆ, ರಾಜ್ಯ ನಂದನವನ ಆಗುವುದರಲ್ಲಿ ಎರಡು ಮಾತಿಲ್ಲ. ಇವರು ಬರಿ ಹಸ್ತಲಾಘವ ಮಾಡುವವರಲ್ಲ ಬದಲಾಗಿ ಹಸ್ತಚಾಚಿ ಇತರರಿಗೆ ನೆರವಾಗುತ್ತಲೇ ಬಂದಿರುವ ಮನೋಗುಣ ಮಾದರಿ" ಎಂದು ಹೇಳಿದರು.

ಹಾಗೆಯೇ ಗೌರವಾನ್ವಿತ ನ್ಯಾಯಮೂರ್ತಿ ಜಾಂಬವ ಎಂ. ಗಂಗಾಧರ್‌ರವರು ಬರೆದಿರುವ "ಅದುಮುಟ್ಟದ ಸೊಪ್ಪಿಲ್ಲ-ನಾಡೋಜ ಡಾ. ವೂಡೇ ಪಿ. ಕೃಷ್ಣ" ರವರ ಗ್ರಂಥದ ಕೃತಿಗೆ ಮುನ್ನುಡಿಯನ್ನು ಬಹಳ ಅದ್ಭುತವಾಗಿ ಬರೆದಿರುವುದು ಮತ್ತು ಕೃತಿಯ ಲೇಖಕರ ಶ್ರಮವನ್ನು ಮೆಚ್ಚಲೇಬೇಕು.

ಮುಖ್ಯ ಅತಿಥಿಗಳು, ಕೃತಿಗೆ ಬೆನ್ನುಡಿಯನ್ನು ಬರೆದಿರುವ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ

-ಮುಂ ಪುಟಕ್ಕೆ

ಸಂಯುಕ್ತ ಕರ್ನಾಟಕ
ಶುಕ್ರವಾರ 31 ಜನವರಿ 2025
ಬೆಂಗಳೂರು | BENGALURU

ಒಂದೆಡೆ ಗಾಂಧಿ ಭಾರತ, ಇನ್ನೊಂದೆಡೆ ಗೋಡ್ಸೆ ಭಾರತ



ಬೆಳಗಾವಿ ಕಾಂಗ್ರೆಸ್ ಅಧಿವೇಶನ–1924 ಸಚಿತ್ರ ನಿರೂಪಣಾ ಪುಸ್ತಕ ಕಾನೂನು ಸಚಿವ ಎಚ್.ಕೆ ಪಾಟೀಲ್ ಬಿಡುಗಡೆಗೊಳಿಸಿದರು. ಈ ವೇಳೆ ಭಾರತೀಯ ವಿದ್ಯಾಭವನ ಗಾಂಧಿ ಕೇಂದ್ರದ ನಿರ್ದೇಶಕಿ ಪ್ರೊ. ಮೀನಾ ದೇಶಪಾಂಡೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ. ಕೃಷ್ಣ ಮತ್ತಿತರರಿದ್ದರು.

ಬೆಂಗಳೂರು: ದೇಶದಲ್ಲಿ ಒಂದೆಡೆ ಗಾಂಧಿ ಭಾರತ ಇನ್ನೊಂದೆಡೆ ಗೋಡ್ಸೆ ಭಾರತವಿದ್ದು, ಈ ಬಗ್ಗೆ ಯುವಜನತೆ ಎಚ್ಚೆತ್ತುಕೊಳ್ಳಬೇಕು. ಮಹಾತ್ಮ ಗಾಂಧಿ ಅವರು ಚರ್ಚಿಸುವ ವ್ಯಕ್ತಿಯಲ್ಲ ಬದಲಾಗಿ ಭಾರತೀಯರೆಲ್ಲರೂ ಧ್ಯಾನಿಸುವ ವ್ಯಕ್ತಿ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ–75 ವರ್ಷಾಚರಣೆ ಮತ್ತು ಸರ್ವೋದಯ ದಿನಾಚರಣೆ' ಕಾರ್ಯಕ್ರಮದಲ್ಲಿ ಗಾಂಧಿ ವಿಚಾರಧಾ ರೆಗಳ ಮತ್ತು ಮಹಾ ಮಾನವ ಲಿಯೋಟಾಲ್ ಸ್ಟಾಯ್ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

ಗಾಂಧಿಯ ಎನ್ನು ಅರಿಯದ ಕೆಲವು ಮೂಢರು ಲಘುವಾಗಿ ಮಾತನಾಡುತ್ತಿದ್ದಾರೆ. ಗಾಂಧೀಜಿ ದೇಶಕ್ಕೆ ಆತ್ಮವಾದರೆ ಜಗತ್ತಿಗೆ ಮಹಾತ್ಮ ರು. ಗಾಂಧೀಜಿ ಅವರು 1924ರ ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು, ಅದು ಶತಮಾ ನೋತ್ಸವ ಕಂಡಿದೆ. ಅಂದಿನ ಅಧಿವೇಶನ ರಾಜಕೀಯ ಸಭೆಯಾಗಿರಲಿಲ್ಲ, ಬದಲಾಗಿ ಸ ಾಮಾಜಿಕ ನ್ಯಾಯ ಅಸ್ಪೃಶ್ಯತೆ ನಿವಾರಣೆ, ಸೌಹಾರ್ದಯುತ ಭಾರತ ಕಟ್ಟುವುದರ ಜತೆಗೆ ಕರ್ನಾಟಕ ಏಕೀಕರಣ ಗೊಳಿಸುವ ಬೀಜಾಕುರದ ಸಭೆಯಾಗಿತ್ತು. ಅದನ್ನು ಸ್ಮರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 'ಗಾಂಧಿ ಭಾರತ' ಹೆಸರಿನಲ್ಲಿ ವಿಶೇಷ ಕ ಾರ್ಯಕ್ರಮ ಚಟುವಟಿಕೆ ಆಯೋಜಿಸಿ ದೆ ಎಂದರು. ಭಾರತೀಯ ವಿದ್ಯಾಭವನ ಗಾಂಧಿ ಕೇಂದ್ರದ ನಿರ್ದೇಶಕಿ ಪ್ರೊ. ಮೀನಾ ದೇಶಪಾಂಡೆ 'ಗಾಂಧಿ ಮತ್ತು ಸರ್ವೋದ'ಯ' ಕುರಿತು ಮಾತನಾಡಿ, ಗಾಂಧೀಜಿ ಸತ್ಯ, ಅಹಿಂಸೆ, ಸರ್ವಧರ್ಮ ಸಮಾನ ತೆ ಪರಿಪಾಲನೆ ಮೂಲಕ ಇತರರಿಗೂ ಮಾದರಿಯಾಗಿದ್ದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ. ಕೃಷ್ಣ, ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್, ವಿಶ್ರಾಂತ್ ಇತಿಹಾಸ ಪ್ರಾಧ್ಯಾಪಕ ಡಾ.ಬಸವರಾಜ ಎನ್.ಅಕ್ಕಿ ಕಾರ್ಯಕ್ರಮ ಕುರಿತು ಮಾತನಾ ಡಿದರು. ಸರ್ವೋದಯ ದಿನದ ವಿಶೇಷವಾಗಿ ಗಾಂಧೀಜಿ ಅವರ ಜೀವನ ಚರಿತ್ರೆ, ಹೋರಾಟ ಇತಿಹಾಸದ ಕುರಿತು ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿತ್ತು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಕಾರ್ಯಾಧ್ಯಕ್ಷ ಎನ್. ಆರ್.ವಿಶುಕುಮಾರ್, ಗೌರವ ಕಾರ್ಯದರ್ಶಿ ನರೇಂದ್ರ, ದಿನೇಶ್ ಮತ್ತಿತರರಿದ್ದರು.

ಪ್ರಜಾವಾಣಿ ಶುಕ್ರವಾರ ● ಜನವರಿ 31, 2025

'ಗಾಂಧೀಜಿ ಬರಹ, ಬದುಕು ಕುರಿತು ಅಧ್ಯಯನ ಮಾಡಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಬರಹಗಳ ಕುರಿತು ಇನ್ನಷ್ಟು ವಿಸ್ತೃತವಾಗಿ ಅಧ್ಯಯನ ನಡೆಸಬೇಕು' ಎಂದು ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ವಿಭಾಗದಲ್ಲಿ ಸ್ಥಾಪಿಸಿರುವ 'ಮಹಾತ್ಮ ಗಾಂಧಿ ಅಧ್ಯಯನ' ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

'ಗಾಂಧೀಜಿಯವರ ತತ್ವಾದರ್ಶಗಳು ಮತ್ತು ಮೌಲ್ಯಗಳನ್ನು ಪುನರ್ ಸ್ಥಾಪಿಸಲು ಯುವ ಸಮೂಹ ಮುಂದಾಗಬೇಕು' ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿ, 'ಅಸಹನೆ, ದ್ವೇಷ, ಸಾಮರಸ್ಯದ ಕೊರತೆ ಕಾಡುತ್ತಿರುವ ಈ ಸಂದರ್ಭದಲ್ಲಿ ಗಾಂಧೀಜಿಯವರ ಜೀವನಾದರ್ಶಗಳು ಅತ್ಯಂತ ಮಹತ್ವದ್ದಾಗಿವೆ' ಎಂದು ಪ್ರತಿಪಾದಿಸಿದರು.

ಗೂಗಲ್ ಯುಗದಲ್ಲೂ ಪ್ರಪಂಚದಾದ್ಯಂತ ಗಾಂಧೀಜಿಯವರ ಸಿದ್ಧಾಂತ-ಮೌಲ್ಯಗಳ ಬಗ್ಗೆ ಅಪಾರ ಆಸಕ್ತಿ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳು ಈ ಅಧ್ಯಯನ ಕೇಂದ್ರದ ಸಂಪೂರ್ಣ ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು.

ಸರ್ವೋದಯ ಟ್ರಸ್ಟ್‌ನ ಮುಖ್ಯಸ್ಥ ಜೀವನ ಕುಮಾರ್ ಅವರು ಅಧ್ಯಯನ ಕೇಂದ್ರಕ್ಕೆ ಪುಸ್ತಕಗಳ ಕಾಣಿಕೆ ನೀಡಿ ಶುಭ ಹಾರೈಸಿದರು. ಗಾಂಧಿ ಭವನದ ಗ್ರಂಥಾಲಯದ ಪುಸ್ತಕಗಳ ಡಿಜಿಟಲ್ ಸಂಗ್ರಹವನ್ನು ಓಂಶಿವಪ್ರಕಾಶರ್ ಅವರು ಅಧ್ಯಯನ ಕೇಂದ್ರಕ್ಕೆ ಹಸ್ತಾಂತರಿಸಿದರು.

ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ.ಜ್ಯೋತಿ ವೆಂಕಟೇಶ್ ಮಾತನಾಡಿದರು. ಬಿಸಿಯು ಕುಲಸಚಿವ ಟಿ.ಜವರೇಗೌಡ, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಉಪಸ್ಥಿತರಿದ್ದರು.



ಬೆಂಗಳೂರು ನಗರ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ವಿಭಾಗದಲ್ಲಿ ಸ್ಥಾಪಿಸಿರುವ 'ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ'ವನ್ನು ವೂಡೇ ಪಿ.ಕೃಷ್ಣ ಉದ್ಘಾಟಿಸಿದರು(ಬಲದಿಂದ ಮೊದಲನೆಯವರು)

ಕನ್ನಡಪ್ರಭ ಶುಕ್ರವಾರ 31.01.2025

ಗಾಂಧೀಜಿ ಧ್ಯಾನಿಸಬೇಕಾದ ವ್ಯಕ್ತಿ: ಎಚ್ಕೆಪಿ

ಗಾಂಧೀಜಿ ಕಾಯಂ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಕಾನೂನು ಸಚಿವ



ಕರ್ನಾಟಕ ಗಾಂಧಿ ಸ್ಮಾರಕ ನಿಧಿ 75ನೇ ವರ್ಷಾಚರಣೆ ಮತ್ತು ಸರ್ವೋದಯ ದಿನಾಚರಣೆಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಅವರು ಮಹಾ ಮಾನವ ಲಿಯೋ ಟಾಲ್‌ಸ್ಟಾಯ್ ಕೃತಿ ಬಿಡುಗಡೆ ಮಾಡಿದರು.

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ದೇಶದಲ್ಲಿ ಪ್ರಸ್ತುತ ಗಾಂಧೀ ಭಾರತ ಒಂದು ಕಡೆ, ಗೋಡ್ಸೆ ಭಾರತ ಇನ್ನೊಂದು ಕಡೆಯಿದ್ದು, ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ 75ನೇ ವರ್ಷಾಚರಣೆ ಮತ್ತು ಸರ್ವೋದಯ ದಿನಾಚರಣೆಗೆ ಚಾಲನೆ, 'ಮಹಾತ್ಮಾ ಗಾಂಧಿ ಕಾಯಂ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ' ಮತ್ತು 'ಗಾಂಧಿ ವಿಚಾರಧಾರೆಗಳ ಹಾಗೂ ಮಹಾ ಮಾನವ ಲಿಯೋ ಟಾಲ್‌ಸ್ಟಾಯ್ ಕೃತಿಗಳ ಬಿಡುಗಡೆ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಾಂಧೀಜಿಯನ್ನು ತಿಳಿಯದೇ ಮೌಢ್ಯತೆಯಿಂದ ಅವರ ಬಗ್ಗೆ ಲಘುವಾಗಿ ಮಾತನಾಡಲಾಗುತ್ತಿದೆ. ಗಾಂಧೀಜಿ ಚರ್ಚಿಸುವ ವಿಷಯ, ವ್ಯಕ್ತಿ ಅಲ್ಲ, ಭಾರತೀಯರು ಧ್ಯಾನಿಸಬೇಕಾದ ವ್ಯಕ್ತಿ. ಅವರು ದೇಶದ ಪಿತೃವಾದರೆ, ಜಗತ್ತಿಗೆ ಮಹಾತ್ಮರಾಗಿದ್ದಾರೆ. ಅವರು ಸರ್ವಕಾಲಕ್ಕೂ ಜಾಗತಿಕ ಮಟ್ಟದಲ್ಲಿ ಯುವಕರಿಗೆ ರೋಲ್ ಮಾಡೆಲ್ ಆಗಿರಲಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಾಡೋಜ ವೂಡೆ ಪಿ.ಕೃಷ್ಣ ಮಾತನಾಡಿ, ಗಾಂಧೀಜಿ ಕಾಯಾ, ವಾಚಾ, ಮನಸಿನಲ್ಲಿ ಒಂದೇ ಆಗಿದ್ದರು. ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ ಕಾಯ್ದುಕೊಂಡು ಬಂದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಜನತೆಯಿಂದ ಸ್ವೀಕರಿಸಿದ ಒಂದೊಂದು ಪೈಸೆಗೂ ಸಮರ್ಪಕವಾದ ಲೆಕ್ಕ ಇಟ್ಟುಕೊಂಡಿದ್ದ ಅವರ ಬದುಕಿನ ಪ್ರತಿ ಪುಟವೂ ನಮಗೆ ಪಾಠ ಎಂದು ಹೇಳಿದರು.

ಭಾರತೀಯ ವಿದ್ಯಾ ಭವನ ನಿರ್ದೇಶಕಿ ಪ್ರೊ.ಮೀನಾ ದೇಶಪಾಂಡೆ ಅವರು ಗಾಂಧಿ ಮತ್ತು ಸರ್ವೋದಯ ದತ್ತಿ ಉಪನ್ಯಾಸ ನೀಡಿದರು. ಭಾರತೀಯ ವಿದ್ಯಾ ಭವನದ ಎಚ್.ಎನ್.ಸುರೇಶ್, ಇತಿಹಾಸ ಪ್ರಾಧ್ಯಾಪಕ ಡಾ.ಬಸವರಾಜ ಎನ್. ಅಕ್ಕಿ ಸೇರಿ ಇತರರಿದ್ದರು.

'ಗಾಂಧೀಜಿ ಭಾರತೀಯರು ಧ್ಯಾನಿಸುವ ವ್ಯಕ್ತಿ'

■ ವಿಕ ಸುದ್ದಿಲೋಕ ಬೆಂಗಳೂರು

''ಗಾಂಧೀಜಿ ಎಂಬುದು ಚರ್ಚಿಸುವ ವಿಷಯವಲ್ಲ, ಭಾರತೀಯರೆಲ್ಲರೂ ಧ್ಯಾನಿಸುವ ವ್ಯಕ್ತಿ,'' ಎಂದು ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಪ್ರತಿಪಾದಿಸಿದರು.

ನಗರದ ಗಾಂಧಿ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ-75ರ ವರ್ಷಾಚರಣೆ ಮತ್ತು ಸರ್ವೋದಯ ದಿನಾಚರಣೆ ಕಾರ್ಯಕ್ರಮದಲ್ಲಿ 'ಗಾಂಧಿ ವಿಚಾರಧಾರೆಗಳು' ಮತ್ತು 'ಮಹಾ ಮಾನವ ಲಿಯೋ ಟಾಲ್‌ಸ್ಟಾಯ್' ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

''ಪ್ರಸ್ತುತ ಗಾಂಧಿ ಭಾರತ ಒಂದು ಕಡೆಯಾದರೆ, ಗಾಂಧಿಯನ್ನು ಕೊಂದ ಗೋಡ್ಸೆ ಭಾರತ ಮತ್ತೊಂದು ಕಡೆಯಾಗಿದೆ. ಗಾಂಧಿ ಬಗ್ಗೆ ತಿಳಿಯದ ಮೌಢ್ಯರು ಅವರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯುವ ಸಮೂಹ ಜಾಗೃತವಾಗಬೇಕು,'' ಎಂದು ಕರೆ ನೀಡಿದರು.

ಭಾರತೀಯ ವಿದ್ಯಾಭವನದ ಗಾಂಧಿ ಕೇಂದ್ರದ ನಿರ್ದೇಶಕಿ ಪ್ರೊ.ಮೀನಾ ದೇಶಪಾಂಡೆ ಮಾತನಾಡಿ, ''ಸರ್ವೋದಯ ಎಂದರೆ ಅಂತರಂಗ ಮತ್ತು ಬಹಿರಂಗ ಎರಡನ್ನೂ ಒಳಗೊಂಡಂತೆ ಎಲ್ಲರ ಒಳಿತು, ಉದ್ಧಾರ ಬಯಸುವಂಥದ್ದು,'' ಎಂದು ಪ್ರತಿಪಾದಿಸಿದರು.

ನಿವೃತ್ತ ಪ್ರಾಧ್ಯಾಪಕ ಡಾ.ಬಸವರಾಜ ಎನ್.ಅಕ್ಕಿ ಮಾತನಾಡಿ, ''ಗಾಂಧೀಜಿ ಅವರು ವಿಶ್ವನಾಯಕ. ಅವರ ತತ್ವ, ವಿಚಾರಗಳು ಎಲ್ಲ ದೇಶಗಳಿಗೂ, ಎಲ್ಲ ಜನರಿಗೂ, ಎಲ್ಲ ಕಾಲಕ್ಕೂ ಅನ್ವಯವಾಗುತ್ತವೆ. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಎಂಬುದು ಗಾಂಧಿ ಕುರಿತ ಸಂಶೋಧನಾ ಕೇಂದ್ರವಾಗಬೇಕು,'' ಎಂದರು.



ಸರ್ವೋದಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಪುತ್ಥಳಿಗೆ ಸಚಿವ ಎಚ್.ಕೆ.ಪಾಟೀಲ್ ಪುಷ್ಪನಮನ ಸಲ್ಲಿಸಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣ ಮಾತನಾಡಿ, ''ಸಾರ್ವಜನಿಕ ಜೀವನ ಮತ್ತು ಸಾರ್ವಜನಿಕ ಹಣಕಾಸು ವಿಷಯದಲ್ಲಿ ಶುದ್ಧತೆ ಇರಬೇಕು ಎನ್ನುತ್ತಿದ್ದ ಗಾಂಧೀಜಿ, ಸತ್ಯಾನ್ವೇಷಣೆಯ ಮಹಾ ಸಂತ,'' ಎಂದರು.

ಇದೇ ವೇಳೆ ಗಾಂಧೀಜಿ ಅವರ ಬದುಕು, ಹೋರಾಟಕ್ಕೆ ಸಂಬಂಧಿಸಿದ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಬೆಳಗಾವಿ ಕಾಂಗ್ರೆಸ್ ಅಧಿವೇಶನ-1924ರ 'ಸಚಿತ್ರ' ನಿರೂಪಣಾ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ರಾಜ್ಯದ ಎನ್‌ಎಸ್‌ಎಸ್ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಕಾರ್ಯಾಧ್ಯಕ್ಷ ಎನ್.ಆರ್.ವಿಶುಕುಮಾರ್, ಗೌರವ ಕಾರ್ಯದರ್ಶಿ ಎಂ.ಸಿ.ನರೇಂದ್ರ ಉಪಸ್ಥಿತರಿದ್ದರು.

[illegible]

೩೦ ಗುರುವಾರ, ಜನವರಿ ೨೦೨೦

ದೇಶದ ಚರಿತ್ರೆಯನ್ನು ಯುವಜನತೆಗೆ ತಿಳಿಸುವ ಪ್ರಯತ್ನ ಮಾಡಬೇಕು : ಡಾ.ಸಿ.ಸೋಮಶೇಖರ್



ಬೆಂಗಳೂರು ಜ.30, ಭಾರತದ ಸ್ವಾತಂತ್ರ್ಯ, ಗಣತಂತ್ರ ವ್ಯವಸ್ಥೆ ಜಾರಿಗೆ ಬಂದ ಇತಿಹಾಸದ ಹಿನ್ನೆಲೆಯನ್ನು ಇಂದಿನ ದಿನಗಳಲ್ಲಿ ಯುವಕರು, ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸವನ್ನು ಶಾಲಾ, ಕಾಲೇಜಿನ ಮುಖ್ಯಸ್ಥರು, ಅಧ್ಯಾಪಕರು, ಹಿರಿಯರು ಮಾಡಬೇಕು.

ಇನ್ನೂರು ವರ್ಷಗಳ ಕಾಲ ಭಾರತ ಪರಕೀಯರ ಆಡಳಿತದಿಂದ ತತ್ತರಿಸಿ ಹೋಗಿದ್ದನ್ನು ಕಂಡ ಮಹಾತ್ಮ ಗಾಂಧಿಯವರ ಆದಿಯಾಗಿ 1857 ರಿಂದ ಸ್ವಾತಂತ್ರ್ಯ ಬರುವವರೆಗಿನ ಹಿರಿಯರ ಹೋರಾಟ, ತ್ಯಾಗ, ಬಲಿದಾನ, ದೇಶಭಕ್ತಿ ನಮಗೆಲ್ಲ ನಾವು ಸುಖಿ, ಸಮೃದ್ಧಿಯಿಂದ ಇರಲು ಸಾಧ್ಯವಾಗಿದೆ. ಆದ್ದರಿಂದ ನಾಡಿಗೆ ಸೇವೆ ಸಲ್ಲಿಸಿದ ಮಹನೀಯರನ್ನು ಕೃತಜ್ಞತೆಯಿಂದ ನೆನೆಯಬೇಕು. ಹಾಗೆಯೇ 540 ಕ್ಕೂ ಹೆಚ್ಚು ಭಾಗಗಳಲ್ಲಿ ಹರಿದು ಹಂಚಿ ಹೋಗಿದ್ದ ರಾಜ್ಯಗಳು, ಸಂಸ್ಥಾನಗಳನ್ನು ಒಗ್ಗೂಡಿಸಿ ಭಾರತ ಎಂದು ಒಂದಾಗಿ ಬಾಳುವಂತೆ ಭಾಷಾವಾರು, ಸಂಸ್ಕೃತಿ, ಕಲೆ, ಸಾಹಿತ್ಯ ಹಲವು ಕ್ಷೇತ್ರಗಳಲ್ಲಿನ ಬದುಕುಗಳ ಮನುಷ್ಯ ಪ್ರಾಕೃತಿಕ ಸೌಂದರ್ಯದ ರಾಜ್ಯಗಳನ್ನು ಹಂಚಿದರು. ಒಟ್ಟುಗೂಡಿಸಿದ ವಲ್ಲಭಬಾಯಿ ಪಟೇಲ್, ನೆಹರೂ, ಗಾಂಧಿ, ಅಂಬೇಡ್ಕರ್ ಅವರ ಸಾಧನೆ ನಮಗೆಲ್ಲ ಸ್ಫೂರ್ತಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ಡಾ.ವೂಡೇ ಪಿ. ಕೃಷ್ಣರವರು ಭಾರತೀಯರ ಗಣರಾಜ್ಯವು ಜಗತ್ತಿನ ಎಲ್ಲಾ ದೇಶಗಳಿಗಿಂತಲೂ ಎತ್ತರದಲ್ಲಿ ಇದೆ. ಅಷ್ಟೇ ಅಲ್ಲ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಭಾರತದ ಗಣರಾಜ್ಯದ ಸಂವಿಧಾನವನ್ನು ಅಂಬೇಡ್ಕರ್ ಅವರು ಅತಿ ಕಾಳಜಿಯಿಂದ ಅಧ್ಯಯನ ಶೀಲರಾಗಿ ಹಿಂದುಳಿದವರಿಗೆ, ಆರ್ಥಿಕವಾಗಿ ಮೀಸಲಾತಿ, ಪ್ರೇರಣೆಯಾಗಿ ನಿಂತವರಾದವರು. ಪ್ರತಿಯೊಬ್ಬರೂ ಕಾನೂನಾತ್ಮಕವಾಗಿ ಸರ್ವತಂತ್ರ ಸ್ವತಂತ್ರವಾಗಿ ಬಾಳಿ ಬದುಕುವ ಹಕ್ಕನ್ನು ನೀಡಿದೆ.ಹಾಗಾಗಿ ಗಾಂಧಿ, ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಓದೋಣ,ಕಲಿಯೋಣ, ಹಾಗೆಯೇ ಸುಖವಾಗಿ ಬಾಳೋಣ ಎಂದರು.

ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಧರ್ಮದರ್ಶಿಗಳಾದ ಎಂ.ಎಸ್.ನಟರಾಜ್, ಪಿ.ಸಿ.ನಾರಾಯಣ್, ವಿ.ಎ.ಅನಂತರಾಂ, ಡಬ್ಲ್ಯೂ.ಡಿ.ಅಶೋಕ್, ಬಿ.ಸಿ.ಲೋಕನಾಥ್ , ಕಾರ್ಯಕ್ರಮ ಆಯೋಜನೆಯ ಜವಾಬ್ದಾರಿ ಹೊತ್ತಿದ್ದ ಶೇಷಾದ್ರಿಪುರಂ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಆರ್.ವಿ.ಮಂಜುನಾಥ್ ಸೇರಿದಂತೆ ಹಲವು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ, ಎನ್.ಸಿ.ಸಿ. ವಿದ್ಯಾರ್ಥಿಗಳ ಕವಾಯತು ಪ್ರದರ್ಶನ, ಸಾಂಸ್ಕೃತಿಕವಾಗಿ ದೇಶಾಭಿಮಾನ ಮೂಡಿಸುವ ಗೀತಗಾಯನ ಕಾರ್ಯಕ್ರಮಗಳು ಸೇರಿದ್ದ ಸರ್ವರಿಗೂ ಮನರಂಜನೆ ನೀಡಿದವು.

ಕಲಾ ಪ್ರಿಯ 30-01-2025

ದೇಶದ ಚರಿತ್ರೆಯನ್ನು ಯುವಜನತೆಗೆ ತಿಳಿಸುವ ಪ್ರಯತ್ನ: ಡಾ.ಸಿ.ಸೋಮಶೇಖರ್



ಬೆಂಗಳೂರು: ಭಾರತದ ಸ್ವಾತಂತ್ರ್ಯ, ಗಣತಂತ್ರ ವ್ಯವಸ್ಥೆ ಜಾರಿಗೆ ಬಂದ ಇತಿಹಾಸದ ಹಿನ್ನೆಲೆಯನ್ನು ಇಂದಿನ ದಿನಗಳಲ್ಲಿ ಯುವಕರು, ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸವನ್ನು ಶಾಲಾ, ಕಾಲೇಜಿನ ಮುಖ್ಯಸ್ಥರು, ಅಧ್ಯಾಪಕರು, ಹಿರಿಯರು ತಿಳಿಸಿಕೊಡುವ ಪ್ರಯತ್ನವಾಗಬೇಕು. ಇನ್ನೂರು ವರ್ಷಗಳ ಕಾಲ ಭಾರತ ಪರಕೀಯರ ಆಡಳಿತದಿಂದ ತತ್ತರಿಸಿ ಹೋಗಿದ್ದನ್ನು ಕಂಡ ಮಹಾತ್ಮ ಗಾಂಧಿಯವರ ಆದಿಯಾಗಿ 1857 ರಿಂದ ಸ್ವಾಂತಂತ್ರ್ಯ ಬರುವವರೆಗಿನ ಹಿರಿಯರ ಹೋರಾಟದ ತ್ಯಾಗ, ಬಲಿದಾನ, ದೇಶಭಕ್ತಿ ನಮಗೆಲ್ಲ ನಾವು ಸುಖಿ, ಸಮೃದ್ಧಿಯಿಂದ ಇರಲು ಸಾಧ್ಯವಾಗಿದೆ. ಆದ್ದರಿಂದ ನಾಡಿಗೆ ಸೇವೆ ಸಲ್ಲಿಸಿದ ಮಹನೀಯರನ್ನು ಕೃತಜ್ಞತೆಯಿಂದ ನೆನೆಯಬೇಕು, ಹಾಗೆಯೇ 540 ಕ್ಕೂ ಹೆಚ್ಚು ಭಾಗಗಳಲ್ಲಿ ಹರಿದು ಹಂಚಿ ಹೋಗಿದ್ದ ರಾಜ್ಯಗಳು, ಸಂಸ್ಥಾನಗಳನ್ನು ಒಗ್ಗೂಡಿಸಿ ಭಾರತ ಎಂದು ಒಂದಾಗಿ ಬಾಳುವಂತೆ ಭಾಷಾವಾರು, ಸಂಸ್ಕೃತಿ, ಕಲೆ, ಸಾಹಿತ್ಯ ಹಲವು ಕ್ಷೇತ್ರಗಳಲ್ಲಿನ ಬದುಕುಗಳ ಮನುಷ್ಯ ಪ್ರಾಕೃತಿಕ ಸೌಂದರ್ಯದ ರಾಜ್ಯಗಳನ್ನು ಹಂಚಿದರು, ಒಟ್ಟುಗೂಡಿಸಿದ ವಲ್ಲಭಬಾಯಿ ಪಟೇಲ್, ನೆಹರೂ, ಗಾಂಧಿ, ಅಂಬೇಡ್ಕರ್ ಅವರ ಸಾಧನೆ ನಮಗೆಲ್ಲ ಸ್ಫೂರ್ತಿ ಎಂದರು. 1950ರಲ್ಲಿ ಸಂವಿಧಾನ ರಚನೆಯಾದ ಮೇಲೆ, 1956ರ ಗಣರಾಜ್ಯವನ್ನು ಅನೇಕ ಹಿರಿಯರು ಕೂಡಿ ಕಟ್ಟಿರುವ ಭಾರತ/ ಈ ಇಂಡಿಯಾವು ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ. ಅಂತಹ ಹೋರಾಟದ ಫಲವಾಗಿ ನಾವು ಹಿರಿಯರನ್ನು ಸ್ಮರಿಸುವ, ಉಳಿಸಿ ಬೆಳೆಸಿಕೊಂಡು ಹೋಗುವ ಕಾರ್ಯಕ್ರಮ ಗಣರಾಜ್ಯೋತ್ಸವ ಆಗಿರುತ್ತದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿಗಳಾದ ನಾಡೋಜ ಡಾ.ವೂಡೇ ಪಿ. ಕೃಷ್ಣರವರು ಭಾರತೀಯರ ಗಣರಾಜ್ಯವು ಜಗತ್ತಿನ ಎಲ್ಲಾ ದೇಶಗಳಿಗಿಂತಲೂ ಎತ್ತರದಲ್ಲಿ ಇದೆ, ಅಷ್ಟೇ ಅಲ್ಲ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಭಾರತದ ಗಣರಾಜ್ಯದ ಸಂವಿಧಾನವನ್ನು ಅಂಬೇಡ್ಕರ್ ಅವರು ಅತಿ ಕಾಳಜಿಯಿಂದ ಅಧ್ಯಯನ ಶೀಲರಾಗಿ ಹಿಂದುಳಿದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ, ಪ್ರೇರಣೆಯಾಗಿ ನಿಂತವರಾದವರು. ಪ್ರತಿಯೊಬ್ಬರೂ ಕಾನೂನಾತ್ಮಕವಾಗಿ ಸರ್ವತಂತ್ರ ಸ್ವತಂತ್ರವಾಗಿ ಬಾಳಿ ಬದುಕುವ ಹಕ್ಕನ್ನು ನೀಡಿದೆ. ಹಾಗಾಗಿ ಗಾಂಧಿ ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಓದೋಣ, ಕಲಿಯೋಣ, ಹಾಗೆಯೇ ಸುಖವಾಗಿ ಬಾಳೋಣ ಎಂದರು. ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಧರ್ಮದರ್ಶಿಗಳಾದ ಎಂ.ಎಸ್.ನಟರಾಜ್, ಪಿ.ಸಿ. ನಾರಾಯಣ್, ಬಿ.ಎ.ಅನಂತರಾಂ, ಡಬ್ಲ್ಯೂ.ಡಿ.ಅಶೋಕ್, ಬಿ.ಸಿ. ಲೋಕನಾಥ್, ಕಾರ್ಯಕ್ರಮ ಆಯೋಜನೆಯ ಜವಾಬ್ದಾರಿ ಹೊತ್ತಿದ್ದ ಶೇಷಾದ್ರಿಪುರಂ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆರ್.ವಿ.ಮಂಜುನಾಥ್ ಸೇರಿದಂತೆ ಹಲವು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ, ಎನ್.ಸಿ.ಸಿ. ವಿದ್ಯಾರ್ಥಿಗಳ ಕವಾಯತು ಪ್ರದರ್ಶನ, ಸಾಂಸ್ಕೃತಿಕವಾಗಿ ದೇಶಾಭಿಮಾನ ಮೂಡಿಸುವ ಗೀತಗಾಯನ ಕಾರ್ಯಕ್ರಮಗಳು ಸೇರಿದ್ದ ಸರ್ವರಿಗೂ ಮನರಂಜನೆ ನೀಡಿದವು.

ವಿಜಯ ಕರ್ನಾಟಕ
ಗುರುವಾರ,30 ಜನವರಿ 2025

'ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ'ಕ್ಕೆ ಚಾಲನೆ



ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶ, ಮೌಲ್ಯ ಮತ್ತು ವಿಚಾರಗಳ ಮರು ಸ್ಥಾಪನೆಗೆ ಯುವಜನರು ಕಾರ್ಯೋನ್ಮುಖರಾಗಬೇಕು ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ವೂಡೇ ಪಿ.ಕೃಷ್ಣ ಕರೆ ನೀಡಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ವಿಭಾಗದಲ್ಲಿ ಸ್ಥಾಪಿಸಿರುವ 'ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ''ಜಾತೀಯತೆ, ಮತೀಯ ಭೇದ-ಭಾವ ತೊಡೆದುಹಾಕಿ ತಾಂತ್ರಿಕತೆಯ ಆರ್ಭಟದಲ್ಲಿ ಕಳೆದು ಹೋಗದೆ ಪ್ರಕೃತಿಯ ಒಡನಾಟ ಬೆಳೆಸಿಕೊಳ್ಳಬೇಕು, ಗಾಂಧೀಜಿಯವರ ಬದುಕು-ಬರಹ ಕುರಿತು ವಿಸ್ತೃತ ಅಧ್ಯಯನ ಮತ್ತು ವಿಚಾರ ವಿಮರ್ಶೆಯ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಲು ವಿದ್ಯಾರ್ಥಿಗಳು ಮುಂದಾಗಬೇಕು,'' ಎಂದು ಕಿವಿಮಾತು ಹೇಳಿದರು. ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿ, ''ಗೂಗಲ್ ಯುಗದಲ್ಲೂ ಪ್ರಪಂಚದಾದ್ಯಂತ ಗಾಂಧೀಜಿಯವರ ಸಿದ್ಧಾಂತ-ಮೌಲ್ಯಗಳ ಬಗ್ಗೆ ಅಪಾರ ಆಸಕ್ತಿ ವ್ಯಕ್ತವಾಗುತ್ತಿದ್ದು ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳು ಅಧ್ಯಯನ ಕೇಂದ್ರದ ಸಂಪೂರ್ಣ ಪ್ರಯೋಜನ ಪಡೆಯಬೇಕು,'' ಎಂದು ತಿಳಿಸಿದರು. ಸರ್ವೋದಯ ಟ್ರಸ್ಟಿನ ಮುಖ್ಯಸ್ಥ ಡಾ. ಜೀವನ ಕುಮಾರ್ ಅವರು, ಅಧ್ಯಯನ ಕೇಂದ್ರಕ್ಕೆ ಪುಸ್ತಕಗಳನ್ನು ನೀಡುವ ಮೂಲಕ ಶುಭ ಹಾರೈಸಿದರು. ಗಾಂಧಿ ಭವನ ಗ್ರಂಥಾಲಯದ ಪುಸ್ತಕಗಳ ಡಿಜಿಟಲ್ ಸಂಗ್ರಹವನ್ನು ಓಂ ಶಿವಪ್ರಕಾಶ್ ಹಸ್ತಾಂತರಿಸಿದರು. ಕುಲಸಚಿವ ಟಿ. ಜವರೇಗೌಡ, ವಿತ್ತಾಧಿಕಾರಿ ಎಂ.ವಿ.ವಿಜಯಲಕ್ಷ್ಮಿ, ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಜ್ಯೋತಿ ವೆಂಕಟೇಶ್ ಉಪಸ್ಥಿತರಿದ್ದರು.

ಕನ್ನಡಪ್ರಭ ಗುರುವಾರ 30.01.2025

ಗಾಂಧಿ ಕನಸಿನ ಭಾರತ ನಿರ್ಮಾಣಕ್ಕೆ ಯುವಕರು ಸಂಕಲ್ಪ ಮಾಡಿ: ವೂಡೆ

● ಬೆಂ.ನಗರ ವಿವಿಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಮಹಾತ್ಮಾ ಗಾಂಧೀಜಿ ಕನಸಿನ ಭಾರತವನ್ನು ನಿರ್ಮಿಸಲು ಯುವಕರು ಸಂಕಲ್ಪ ಮಾಡಬೇಕು ಎಂದು ನಾಡೋಜ ವೂಡೆ ಪಿ. ಕೃಷ್ಣ ಕರೆಕೊಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಬುಧವಾರ 'ಮಹಾತ್ಮಾ ಗಾಂಧಿ ಅಧ್ಯಯನ ಕೇಂದ್ರ' ಉದ್ಘಾಟನೆ ಮತ್ತು '1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ' ಸಮಾರಂಭದಲ್ಲಿ ಅವರು ಮಾತನಾಡಿದರು.

ಗಾಂಧೀಜಿ ಕಂಡಿದ್ದ ಕನಸಿನ ಭಾರತ ಇನ್ನೂ ನಿರ್ಮಾಣವಾಗಿಲ್ಲ ಎಂಬುದು ಕಟುಸತ್ಯ. ಅದು ಯುವ ಸಮೂಹದಿಂದ ಮಾತ್ರ ಸಾಧ್ಯ. ಗಾಂಧೀಜಿಯನ್ನು ಓದಿ, ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಪ್ರಶ್ನೆ ಮಾಡಿ ಸತ್ಯಾಂಶ ತಿಳಿದುಕೊಳ್ಳಬೇಕು. ಅವರ ತತ್ವಾದರ್ಶ ಅಳವಡಿಸಿಕೊಳ್ಳಬೇಕು. ಯುವ ಸಮೂಹದಿಂದ ಮಾತ್ರ ಗಾಂಧಿಯಂತ ವ್ಯಕ್ತಿತ್ವ ಬರಲು ಸಾಧ್ಯ, ಅವರ ಕನಸಿಕ ಭಾರತ ನಿರ್ಮಿಸಲು ಸಾಧ್ಯ ಎಂದು ಹೇಳಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿದರು. ಸರ್ವೋದಯ ಇಂಟರ್ ನ್ಯಾಷನಲ್ ಟ್ರಸ್ಟ್‌ನ ಟ್ರಸ್ಟಿ ಜೀವನ್‌ಕುಮಾರ್, ವಿವಿಯ ಕುಲಸಚಿವ (ಆಡಳಿತ) ಜವರೇಗೌಡ ಟಿ., ಕುಲಸಚಿವ (ಮೌಲ್ಯಮಾಪನ) ಡಾ. ಆನಂದಕುಮಾರ್ ಸಿ.ಎಸ್., ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರದ ಪ್ರೊ. ಜ್ಯೋತಿ ವೆಂಕಟೇಶ್ ಸೇರಿ ಇತರರಿದ್ದರು.



ಬೆಂ.ನಗರ ವಿವಿಯಲ್ಲಿ 'ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ' ಉದ್ಘಾಟನಗೊಂಡಿತು.

ಸಂಯುಕ್ತ ಕರ್ನಾಟಕ

02 ಗುರುವಾರ 30 ಜನವರಿ 2025
ಬೆಂಗಳೂರು | BENGALURU

ಗಾಂಧಿ ತತ್ವಗಳ ಪುನರ್ ಸ್ಥಾಪನೆಗೆ ಶ್ರಮಿಸಿ: ಕೃಷ್ಣ



ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡೇ ಪಿ ಕೃಷ್ಣ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಬೆಂಗಳೂರು: ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳು ಮತ್ತು ಮೌಲ್ಯಗಳ ಪುನರ್ ಸ್ಥಾಪನೆಗೆ ಕಾರ್ಯೋನ್ಮುಖವಾಗಲು ಯುವ ಪೀಳಿಗೆ ಸಹಕರಿಸಬೇಕೆಂದು ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡೇ ಪಿ ಕೃಷ್ಣ ಹೇಳಿದರು.

ಬೆಂಗಳೂರು ನಗರ ವಿವಿಯ ನೂತನ ಶೈಕ್ಷಣಿಕ ವಿಭಾಗದ ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಜಾತೀಯತೆ, ಮತೀಯ ಭೇದಭಾವ ತೊಡೆದು ಹಾಕಿ ತಾಂತ್ರಿಕತೆಯ ಆರ್ಭಟದಲ್ಲಿ ಕಳೆದುಹೋಗದೆ ಪ್ರಕೃತಿಯ ಒಡನಾಟ ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿಯವರ ಬದುಕು ಬರಹಗಳ ಕುರಿತು ವಿಸ್ತೃತ ಅಧ್ಯಯನ ಮತ್ತು ವಿಚಾರ ವಿಮರ್ಶೆಯ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಲು ಮುಂದಾಗುವಂತೆ ಉತ್ತೇಜಿಸಬೇಕು ಎಂದರು. ಬೆಂಗಳೂರು ನಗರ ವಿವಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿ, ಸೆಂಟ್ರಲ್ ಕಾಲೇಜಿನ 150ನೇ ವರ್ಷಾಚರಣೆಯ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಲಾಗಿದ್ದು, ಬೆಂಗಳೂರು ನಗರ ವಿವಿಯ ಪ್ರಗತಿಯ ಹಾದಿಯಲ್ಲಿ ಹೊಸ ಮೈಲಿಗಲ್ಲಾಗಲಿದೆ. ಅಸಹನೆ, ದ್ವೇಷ, ಸಾಮರಸ್ಯದ ಕೊರತೆ ಕಾಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಗಾಂಧೀಜಿಯವರ ಜೀವನಾದರ್ಶಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಅಭಿಪ್ರಾಯಪಟ್ಟರು.

ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಜ್ಯೋತಿ ವೆಂಕಟೇಶ್, ಸರ್ವೋದಯ ಟ್ರಸ್ಟ್‌ನ ಮುಖ್ಯಸ್ಥ ಡಾ. ಜೀವನ್ ಕುಮಾರ್, ಕುಲಸಚಿವ ಜವರೇಗೌಡ ಟಿ. ವಿತ್ತಾಧಿಕಾರಿ ವಿಜಯಲಕ್ಷ್ಮಿ ಮತ್ತಿತರರಿದ್ದರು.

ಸ್ಪರ್ಧೆಗಳಲ್ಲಿ ವಿಜೇತರಿಗೆ ಸನ್ಮಾನ

ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಗಾಂಧಿ ತತ್ವಾಧಾರಿತ ಸಮೂಹ ಗಾಯನ, ಚಿತ್ರಕಲೆ, ಭಾಷಣ ಮತ್ತು ಕಿರುನಾಟಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಸಮಸ್ತ ಕನ್ನಡಿಗರ ಏಕೈಕ ಸಂಜೆ ದಿನಪತ್ರಿಕೆ

ಈ ಸಂಜೆ

Jan 29, 2025



ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ವತಿಯಿಂದ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರವನ್ನು ಕುಲಪತಿ ಶ್ರೀ ಲಿಂಗರಾಜ ಗಾಂಧಿ, ನಾಡೋಜ ಡಾ.ವೂಡೇ ಪಿ.ಕೃಷ್ಣ ಅವರು ಉದ್ಘಾಟಿಸಿದರು. ಕುಲಸಚಿವ(ಆಡಳಿತ) ಜವರೇಗೌಡ, ಡಾ.ಆನಂದಕುಮಾರ್, ವಿತ್ತಾಧಿಕಾರಿ ವಿಜಯಲಕ್ಷ್ಮಿ ಈ ಸಂದರ್ಭದಲ್ಲಿದ್ದರು.

ಸಮಸ್ತ ಕನ್ನಡಿಗರ ಏಕೈಕ ಸಂಜೆ ದಿನಪತ್ರಿಕೆ

ಈ ಸಂಜೆ

Jan 26, 2025




ಶೇಷಾದ್ರಿಪುರಂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಅವರನ್ನು ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೇ ಪಿ.ಕೃಷ್ಣ ಅವರು ಸನ್ಮಾನಿಸಿದರು. ಎಂ.ಎಸ್.ನಟರಾಜು, ಅಶೋಕ್, ನಾರಾಯಣ್, ಲೋಕನಾಥ್, ಪ್ರೊ.ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

Jan 26, 2025

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ವೂಡೆ ಪಿ.ಕೃಷ್ಣ

ಚನ್ನಮ್ಮಾಜಿ ಅಪ್ರತಿಮ ಹೋರಾಟಗಾರ್ತಿ

ಬೆಂಗಳೂರು: ಬಾಲ್ಯದ ದಿನಗಳನ್ನು, ಬಾಲಕರ ಜೊತೆ ಧೈರ್ಯದಲ್ಲಿ ಕಳೆದ ಚನ್ನಮ್ಮಾಜಿ ಹಕ್ಕೇರಿ ನಂತರ ಮಹಾತ್ಮಾ ಗಾಂಧಿ ಅವರ ಜೊತೆಸೇರಿ ಮುಂದೆ ಅಪ್ರತಿಮ ಹೋರಾಟಗಾರ್ತಿಯಾಗಿ ರೂಪುಗೊಂಡವರು ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ವೂಡೆ ಪಿ.ಕೃಷ್ಣ ಹೇಳಿದರು. ಕರ್ನಾಟಕ ಮಹಿಳಾ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಗಾಂಧಿ ಭವನ ಸಂಯುಕ್ತಾಶ್ರಯದಲ್ಲಿ ಕಸ್ತೂರಬಾ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮಾಜಿ ಹಕ್ಕೇರಿ ಜನ್ಮದಿನ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದ ವಿಚಾರದಲ್ಲಿ ಹಕ್ಕೇರಿ ಕುಟುಂಬದ ಪಾತ್ರ ಮಹತ್ವದ್ದು, ಮಹಿಳಾ ಹೋರಾಟಗಾರ್ತಿ ಚನ್ನಮ್ಮಾಜಿ ನಿತ್ಯ ಸ್ಮರಣೀಯರು. ಅವರ ಬದುಕು ಇಂದಿನ ಯುವ ಜನಾಂಗಕ್ಕೆ ಮಾದರಿ ಎಂದು ಹೇಳಿದರು. ವಾಗೀಶಾನಂದ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ರಘುಪತಿ ರಾಮೇಗೌಡ ಹಾಜರಿ. ಸಂಚಾಲಕ ಕೃಷ್ಣಮೂರ್ತಿ ಬಿಳಿಕೆರೆ, ಗಾಂಧಿ ಸ್ಮಾರಕ ನಿಧಿ ಸಂಯೋಜನಾಧಿಕಾರಿ ರಾಜು ಅಂಜಿ ಇದ್ದರು.



ಪ್ರಜಾವಾಣಿ
ಶನಿವಾರ • ಜನವರಿ 25, 2025

ಶಿಕ್ಷಕರಿಗೆ ಮೌಲ್ಯ ಶಿಕ್ಷಣ ಕಾರ್ಯಾಗಾರ



ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದಲ್ಲಿ ನಡೆದ ವಿಜ್ಞಾನ ಮೇಳವನ್ನು ನಂಜಾವಧೂತ ಸ್ವಾಮೀಜಿ ವೀಕ್ಷಿಸಿದರು

ಪ್ರಜಾವಾಣಿ ವಾರ್ತೆ

ಶಿರಾ: ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಉತ್ತಮ ವ್ಯಕ್ತಿಯಾಗಿ ರೂಪಿಸಬೇಕು ಎಂದು ಸ್ಫಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಧುಗಿರಿ ಶೈಕ್ಷಣಿಕ ಜಿಲ್ಲಾಮಟ್ಟದ ವಿಜ್ಞಾನ ಮೇಳ ಹಾಗೂ ಶಿಕ್ಷಕರಿಗೆ ಮೌಲ್ಯ ಶಿಕ್ಷಣ ಕಾರ್ಯಾಗಾರದಲ್ಲಿ ಮಾತನಾಡಿದರು.

ವಿಜ್ಞಾನ ಮೇಳಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ ಪ್ರದರ್ಶನಕ್ಕೆ ವೇದಿಕೆ ಎಂದರು.

ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ಮೇಳ ಉದ್ಘಾಟಿಸಿದ ಶಿಕ್ಷಣ ತಜ್ಞ ಪ್ರೊ.ಕೇ. ಪಿ.ಕೃಷ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು. ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.

ಮೌಲ್ಯ ಶಿಕ್ಷಣ ಕುರಿತು ಶಿಕ್ಷಕರಿಗೆ ಉಪನ್ಯಾಸ ನೀಡಿದ ಸಂದೀಪ್ ಎಸ್. ವಸಿಷ್ಠ, ಆಧ್ಯಾತ್ಮ, ಶಿಕ್ಷಣ, ವಿಜ್ಞಾನದ ಮಹಾಸಂಗಮ ವಸ್ತು ಪ್ರದರ್ಶನದಲ್ಲಿ ಆಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಉಪ ನಿರ್ದೇಶಕಿ ಬಿ.ಎಚ್.ಗಿರಿಜಾ, ಬಿಇಒ ಕೃಷ್ಣಪ್ಪ, ಜಿಕೆವಿಕೆ ನಿವೃತ್ತ ಅಧಿಕಾರಿ ಎ.ಆರ್. ಶ್ರೀನಿವಾಸಯ್ಯ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಹಾಜರಿದ್ದರು.

VK ವಿಜಯ ಕರ್ನಾಟಕ

Jan 25, 2025

ರೈತರಂತೆ ಶಿಕ್ಷಕ ಕೂಡ ದೇಶಕ್ಕೆ ಬೆನ್ನೆಲುಬು

■ ವಿಕ ಸುದ್ದಿಲೋಕ ಶಿರಾ

ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿದರೆ ಸಾಲದು, ಬದುಕಿನ ಅರ್ಥ, ಗುರು ಹಿರಿಯರನ್ನು ಗೌರವಿಸುವಂತಹ ಸಂಸ್ಕಾರ ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಭದ್ರ ಬುನಾದಿ ಹಾಕಬೇಕೆಂದು ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾ ಸ್ವಾಮೀಜಿ ಹೇಳಿದರು.

ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಪ್ರಯುಕ್ತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಹಯೋಗದೊಂದಿಗೆ ಶುಕ್ರವಾರ ನಡೆದ ಮಧುಗಿರಿ ಶೈಕ್ಷಣಿಕ ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಹಾಗೂ ಶಿಕ್ಷಕರಿಗೆ ಮೌಲ್ಯ ಶಿಕ್ಷಣ ಕಾರ್ಯಾಗಾರ



ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಪ್ರಯುಕ್ತ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಹಾಗೂ ಶಿಕ್ಷಕರಿಗೆ ಮೌಲ್ಯ ಶಿಕ್ಷಣ ಕಾರ್ಯಾಗಾರವನ್ನು ನಂಜಾವಧೂತ ಶ್ರೀಗಳು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಉದ್ಘಾಟಿಸಿದ ಶಿಕ್ಷಣ ತಜ್ಞ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು. ನಿಮ್ಮಲ್ಲಿ ಅಸಾಧಾರಣ ಶಕ್ತಿ ಇದೆ ಎಂಬ ಭಾವನೆಯೊಂದಿಗೆ ಮುನ್ನಡೆದಾಗ ಯಶಸ್ಸು ತಾನಾಗಿಯೇ ಲಭಿಸಲಿದೆ. ತಂತ್ರಜ್ಞಾನ ಅತಿ ವೇಗವಾಗಿ ಬೆಳೆಯುತ್ತಿದ್ದು ಇದಕ್ಕೆ ಪೂರಕವಾಗಿ ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳು ಕಲಿಕೆ ಹೊಂದಿದಾಗ ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಒಂದೇ ಪರಿಹಾರ ಎಂದರು.

ಮೌಲ್ಯ ಶಿಕ್ಷಣ ಕುರಿತು ಶಿಕ್ಷಕರಿಗೆ ಉಪನ್ಯಾಸ ನೀಡಿದ ಸಂಪನ್ಮೂಲ ವ್ಯಕ್ತಿ ಸಂದೀಪ್, ಶ್ರೀ ಕ್ಷೇತ್ರದ ವಸ್ತು ಪ್ರದರ್ಶನದಲ್ಲಿ ಆಧ್ಯಾತ್ಮ, ಶಿಕ್ಷಣ, ವಿಜ್ಞಾನ ಮಹಾಸಂಗಮ ಆಗಿದೆ. ವಿಜ್ಞಾನದ ಜೊತೆ ಶಿಕ್ಷಣಕ್ಕೆ ಜೀವನ ಪರ್ಯಂತ ಇರುತ್ತದೆ. ನಿಮ್ಮಲ್ಲಿ ಅಸಾಧಾರಣ ಶಕ್ತಿ ಇದೆ ಎಂಬ ನಂಬಿಕೆ, ವಿಜ್ಞಾನ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಾರಣವಾಗುತ್ತದೆ. ಶಿಕ್ಷಕರು ಮೌಲ್ಯಯುತ ಶಿಕ್ಷಣ ನೀಡಬೇಕು ಎಂದರು. ಮಧುಗಿರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಉಪ ನಿರ್ದೇಶಕ ಬಿ.ಎಚ್. ಗಿರಿಜಾ, ಬಿಸಿಎಂ ನಿವೃತ್ತ ಅಧಿಕಾರಿ ಎ.ಆರ್. ಶ್ರೀನಿವಾಸಯ್ಯ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಬೆವರ ಹನಿ

25 JAN 2025

'ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿ'

ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮೀಜಿ



'ಬೆವರ ಹನಿ' ವರದಿ

ಪಟ್ಟನಾಯಕನಹಳ್ಳಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿದರೆ ಸಾಲದು, ಬದುಕಿನ ಅರ್ಥ, ಗುರು ಹಿರಿಯರನ್ನು ಗೌರವಿಸುವಂತಹ ಸಂಸ್ಕಾರವನ್ನು ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಭದ್ರಾ ಬುನಾದಿಯಾಗಬೇಕು ಎಂದು ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮೀಜಿ ಹೇಳಿದರು.

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಪ್ರಯುಕ್ತ ನಡೆದ ಮಧುಗಿರಿ ಶೈಕ್ಷಣಿಕ ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಹಾಗೂ ಶಿಕ್ಷಕರಿಗೆ ಮೌಲ್ಯ ಶಿಕ್ಷಣ ಕಾರ್ಯಗಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಜ್ಞಾನ ಮೇಳಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ್ಯ ಪ್ರದರ್ಶನಕ್ಕೆ ವೇದಿಕೆಯಾಗಲಿದ್ದು, ವಿದ್ಯಾರ್ಥಿಗಳು ನಾನು ಕೂಡ ವಿಜ್ಞಾನಿಯಾಗಬೇಕೆಂಬ ಕನಸು ಕಂಡು ಸಕಾರಗೊಳಿಸಿಕೊಳ್ಳುವಂತಹ ಸಂಕಲ್ಪ ಮಾಡಬೇಕು. ಜ್ಞಾನವಿರುವ ವ್ಯಕ್ತಿ ಎಲ್ಲಾ ಕಡೆ ಗೌರವಿಸಲ್ಪಡುತ್ತಾನೆ ಎಂದರು.

ಶಿಕ್ಷಣ ತಜ್ಞ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು, ನನ್ನಲ್ಲಿ ಅಸಾಧಾರಣ ಶಕ್ತಿ ಇದೆ ಎಂಬ ಭಾವನೆಯೊಂದಿಗೆ ಮುನ್ನಡೆದಾಗ ಯಶಸ್ಸು ತಾನಾಗಿಯೇ ಲಭಿಸಲಿದೆ. ತಂತ್ರಜ್ಞಾನ ಅತಿ ವೇಗವಾಗಿ ಬೆಳೆಯುತ್ತಿದ್ದು, ಇದಕ್ಕೆ ಪೂರಕವಾಗಿ ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳು ತಿಳುವಳಿಕೆ ಹೊಂದಿದಾಗ ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗುತ್ತದೆ, ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಒಂದೇ ಪರಿಹಾರ ಎಂದರು.

ಸಂಪನ್ಮೂಲ ವ್ಯಕ್ತಿ ಸಂದೀಪ್ ಮಾತನಾಡಿ, ವಿಜ್ಞಾನದ ಲೇಪ ಶಿಕ್ಷಣಕ್ಕೆ ಜೀವನ ಪರ್ಯಂತ ಇರುತ್ತದೆ. ನನ್ನಲ್ಲಿ ಅಸಾಧಾರಣ ಶಕ್ತಿ ಇದೆ ಎಂಬ ನಂಬಿಕೆ, ವಿಜ್ಞಾನ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಾರಣವಾಗುತ್ತದೆ. ಶಿಕ್ಷಕರು ಮೌಲ್ಯಯುತ ಶಿಕ್ಷಣ ನೀಡುವ ಜೊತೆಗೆ ಒಳ್ಳೆಯದನ್ನು ಮಾಡಿದರೆ, ಒಳ್ಳೆಯದೇ ಆಗುತ್ತದೆ ಎಂಬ ಭಾವನೆಯನ್ನು ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಡಿಸಿದಾಗ ಶೈಕ್ಷಣಿಕ ಗುಣಮಟ್ಟ ಮತ್ತಷ್ಟು ಗಟ್ಟಿಯಾಗಲಿದೆ ಎಂದರು.

ಮಧುಗಿರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಉಪ ನಿರ್ದೇಶಕಿ ಬಿ.ಎಚ್. ಗಿರಿಜಾ. ಜಿಕೆವಿಕೆ ನಿವೃತ್ತ ಅಧಿಕಾರಿ ಎ.ಆರ್. ಶ್ರೀನಿವಾಸಯ್ಯ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಸೇರಿದಂತೆ ನೂರಾರು ಶಿಕ್ಷಕರು. ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ

ಗುರುವಾರ ● ಜನವರಿ 23, 2025

'ಸೌಹಾರ್ದ ಕಾಪಾಡುವುದು ಜವಾಬ್ದಾರಿ'

ರಾಷ್ಟ್ರೀಯ ಏಕತಾ ಶಿಬಿರ: ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೆ ಪಿ.ಕೃಷ್ಣ ಅಭಿಮತ

ಪ್ರಜಾವಾಣಿ ವಾರ್ತೆ



ಮಾನಸಗಂಗೋತ್ರಿಯ ಎನ್‌ಎಸ್‌ಎಸ್ ಭವನದಲ್ಲಿ ಬುಧವಾರ ಸಮಾರೋಪಗೊಂಡ 'ರಾಷ್ಟ್ರೀಯ ಏಕತಾ ಶಿಬಿರ'ದಲ್ಲಿ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೆ ಪಿ.ಕೃಷ್ಣ ಅವರು ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಫಲಕ ನೀಡಿ ಅಭಿನಂದಿಸಿದರು. ಪಿ.ಎಸ್.ಮಧುಸೂದನ, ಆರ್.ನಿಂಗರಾಜು, ಕೆ.ಎಂ.ವೀರಯ್ಯ, ಪ್ರೊ.ಬಿ.ಚಂದ್ರಶೇಖರ, ಪ್ರೊ.ಎಂ.ಬಿ.ಸುರೇಶ ಹಾಜರಿದ್ದರು

ಮೈಸೂರು: 'ದೇಶದ ಕೋಮು ಸೌಹಾರ್ದ, ಏಕತೆ, ಸಮಗ್ರತೆಯನ್ನು ಕಾಪಾಡುವ ಜವಾಬ್ದಾರಿಯು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಹೆಚ್ಚಿದೆ' ಎಂದು ಬೆಂಗಳೂರಿನ ಗಾಂಧಿ ಭವನದ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೆ ಪಿ.ಕೃಷ್ಣ ಪ್ರತಿಪಾದಿಸಿದರು.

ಮಾನಸ ಗಂಗೋತ್ರಿಯ ಎನ್‌ಎಸ್‌ಎಸ್ ಭವನದಲ್ಲಿ ಬುಧವಾರ ಮುಕ್ತಾಯಗೊಂಡ 7 ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ 'ರಾಷ್ಟ್ರೀಯ ಏಕತಾ ಶಿಬಿರ'ದಲ್ಲಿ ಸಮಾರೋಪ ಭಾಷಣ ಮಾಡಿದರು.

'ಜಾತ್ಯತೀತತೆ, ಏಕತೆಯು ಸ್ವಾತಂತ್ರ್ಯ ಹೋರಾಟದ ಶಕ್ತಿಯಾಗಿತ್ತು. ಅವು ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ಅಡಕವಾಗಿದ್ದು, ಉಳಿಸುವ ಕರ್ತವ್ಯ ವಿದ್ಯಾರ್ಥಿಗಳದ್ದಾಗಿದೆ. ಆದಕ್ಕಾಗಿ ಜ್ಞಾನ ಹಾಗೂ ಸೇವಾ ಶಕ್ತಿಯನ್ನು ಬೆಳೆಸಬೇಕು' ಎಂದು ಕೋರಿದರು.

'ಅಭಿವೃದ್ಧಿ, ಬದಲಾವಣೆಯು ವೈಯಕ್ತಿಕವಾಗಿ ಆದರೆ, ಅದು ದೇಶದ ಮೇಲೂ ಪರಿಣಾಮ ಬೀರುತ್ತದೆ. ವ್ಯಕ್ತಿತ್ವಗಳು ಎನ್‌ಎಸ್‌ಎಸ್‌ನಲ್ಲಿ ಅರಳುತ್ತವೆ. ಮಹಾತ್ಮ ಗಾಂಧೀಜಿ ಅವರ ಜನ್ಮ ಶತಮಾನೋತ್ಸವ ವರ್ಷವಾದ 1969ರಲ್ಲಿ ಸ್ಥಾಪನೆಯಾದ ಎನ್‌ಎಸ್‌ಎಸ್, ಗಾಂಧೀಜಿ ತತ್ವವಾದ ಸರ್ವೋದಯವನ್ನು ಪಸರಿಸುತ್ತಿದೆ' ಎಂದು ಅಭಿಪ್ರಾಯಪಟ್ಟರು.

'ಗ್ರಾಮೀಣ ಕೇಂದ್ರಿತ ಅಭಿವೃದ್ಧಿಗೆ ಎನ್‌ಎಸ್‌ಎಸ್ ನರನಾಡಿಯಾಗಿ ಕೆಲಸ ಮಾಡುತ್ತಿದೆ. ಪ್ರತಿಫಲಾಪೇಕ್ಷೆ ಇಲ್ಲದ ಶಿಬಿರಾರ್ಥಿಗಳ ಸೇವಾ ಮನೋಭಾವವು ಜನರಲ್ಲಿ ಪರಿವರ್ತನೆಯನ್ನು ತರುತ್ತಿದೆ. ಎಷ್ಟೋ ಗ್ರಾಮಗಳ ಅಭಿವೃದ್ಧಿಗೆ ಸ್ಫೂರ್ತಿ ತುಂಬಿದೆ' ಎಂದರು.

'ಬಹುಜನರ ಪರವಾದ, ಸ್ವಾವಲಂಬಿ, ಜಾತ್ಯತೀತ ಸಮಾಜ ನಿರ್ಮಾಣವು ಎನ್‌ಎಸ್‌ಎಸ್ ಗುರಿಯಾಗಿದೆ. ದೇಶದ ಭ್ರಾತೃತ್ವ, ಸಹಿಷ್ಣುತೆ, ಬಹುತ್ವವನ್ನು ಕಾಪಾಡುತ್ತಿದೆ. ಅದರಂತೆಯೇ ಗಾಂಧೀ ಮಾರ್ಗದಲ್ಲಿ ಪ್ರತಿಯೊಬ್ಬರು ಸಾಗಬೇಕಿದೆ. ಅದನ್ನು ನಮ್ಮ ಕ್ರಿಯೆಯ ಮೂಲಕ ತೋರಬೇಕಿದೆ' ಎಂದರು.

ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಗುಜರಾತ್ ಹಾಗೂ ರಾಜ್ಯದ ವಿಶ್ವವಿದ್ಯಾಲಯದಿಂದ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

ಎನ್‌ಎಸ್‌ಎಸ್ ತರಬೇತಿ ಸಂಸ್ಥೆಯ ಸಂಯೋಜಕ ಪ್ರೊ.ಬಿ.ಚಂದ್ರಶೇಖರ, ಕಾರ್ಯಕ್ರಮ ಸಂಯೋಜಕ ಪ್ರೊ. ಎಂ.ಬಿ.ಸುರೇಶ, ಕೆ.ಎಂ.ವೀರಯ್ಯ ಹಾಜರಿದ್ದರು.

ಕನ್ನಡಪ್ರಭ

Jan 23, 2025

ಎನ್‌ಎಸ್‌ಎಸ್ ದೇಶದ ಸಮಗ್ರತೆ ಉಳಿಸಬೇಕು

ಬೆಂಗಳೂರಿನ ಗಾಂಧಿ ಭವನದ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೆ ಪಿ.ಕೃಷ್ಣ ಸಲಹೆ । ಏಕತಾ ಶಿಬಿರದ ಸಮಾರೋಪ ಭಾಷಣ

• ಕನ್ನಡಪ್ರಭ ವಾರ್ತೆ ಮೈಸೂರು

ಗ್ರಾಮೀಣ ಕೇಂದ್ರಿತ ಅಭಿವೃದ್ಧಿಗೆ ನರನಾಡಿಯಾಗಿ ಕೆಲಸ ಮಾಡುತ್ತಿರುವ ಎನ್.ಎಸ್.ಎಸ್ ದೇಶದ ಸಮಗ್ರತೆ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬೆಂಗಳೂರಿನ ಗಾಂಧಿ ಭವನದ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೆ ಪಿ. ಕೃಷ್ಣ ತಿಳಿಸಿದರು.

ಎನ್‌ಎಸ್‌ಎಸ್ ಭವನದಲ್ಲಿ ಬುಧವಾರ 7 ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಏಕತಾ ಶಿಬಿರದ ಸಮಾರೋಪ ಭಾಷಣ ಮಾಡಿದರು.

ದೇಶದ ಸಮಗ್ರತೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಯೋಜನೆಯ ವಿದ್ಯಾರ್ಥಿಗಳಿಗೆ ಹೆಚ್ಚಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿಯು ನಿಮ್ಮ ಮೇಲಿರುವುದರಿಂದ ನಿಮ್ಮ ಜ್ಞಾನ ಹಾಗೂ ಸೇವಾ ಶಕ್ತಿ ಬಳಸಿಕೊಳ್ಳಬೇಕು ಎಂದು ಅವರು ಕೋರಿದರು.

ಪ್ರತಿಫಲಾಪೇಕ್ಷೆ ಇಲ್ಲದ ಶಿಬಿರಾರ್ಥಿಗಳ ಸೇವಾ ಮನೋಭಾವವು ಜನರಲ್ಲಿ ಪರಿವರ್ತನೆ ತರುತ್ತಿದೆ. ಎಷ್ಟೋ ಗ್ರಾಮಗಳ ಅಭಿವೃದ್ಧಿಗೆ ಸ್ಫೂರ್ತಿ ತುಂಬಿದೆ. ಅಭಿವೃದ್ಧಿ, ಬದಲಾವಣೆಯು ವೈಯಕ್ತಿಕ. ಆದರೆ, ಅದು ದೇಶದ ಮೇಲೂ ಪರಿಣಾಮ ಬೀರುತ್ತದೆ. ವ್ಯಕ್ತಿತ್ವಗಳು ಎನ್.ಎಸ್. ಎಸ್ ನಲ್ಲಿ ಅರಳುತ್ತದೆ. ಮಹಾತ್ಮ ಗಾಂಧೀಜಿ ಅವರ ಜನ್ಮ ಶತಮಾನೋತ್ಸವ ವರ್ಷವಾದ 1969ರಲ್ಲಿ ಸ್ಥಾಪನೆಯಾದ ಎನ್‌ಎಸ್‌ಎಸ್, ಗಾಂಧೀಜಿ ತತ್ವವಾದ ಸರ್ವೋದಯವನ್ನು ಪಸರಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಬಡವರ ಪರವಾದ, ಸ್ವಾವಲಂಬಿ, ಜಾತ್ಯತೀತ ಸಮಾಜ ನಿರ್ಮಾಣವು ಎನ್.ಎಸ್.ಎಸ್ಸುಗುರಿಯಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಯು ಗೌರವದಿಂದ ಬದುಕುವ ವಾತಾವರಣ ನಿರ್ಮಿಸಲು ಶ್ರಮಿಸುತ್ತಿದೆ. ದೇಶದ ಭ್ರಾತೃತ್ವ, ಸಹಿಷ್ಣುತೆ, ಬಹುತ್ವವನ್ನು ಕಾಪಾಡುತ್ತಿದೆ. ಗಾಂಧೀ ಮಾರ್ಗದಲ್ಲಿ ಪ್ರತಿಯೊಬ್ಬರು ಸಾಗಬೇಕಿದೆ. ಅದನ್ನು ನಮ್ಮ ಕ್ರಿಯೆಯ ಮೂಲಕ ತೋರಬೇಕಿದೆ ಎಂದು ಹೇಳಿದರು.

ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಗುಜರಾತ್ಹಾಗೂ ರಾಜ್ಯದ ವಿಶ್ವವಿದ್ಯಾಲಯದಿಂದ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ, ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

ಎನ್‌ಎಸ್‌ಎಸ್ತರಬೇತಿ ಸಂಸ್ಥೆಯ ಸಂಯೋಜಕ ಪ್ರೊ.ಬಿ. ಚಂದ್ರಶೇಖರ, ಕಾರ್ಯಕ್ರಮ ಸಂಯೋಜಕ ಪ್ರೊ.ಎಂ.ಬಿ. ಸುರೇಶ, ಕೆ.ಎಂ. ವೀರಯ್ಯ ಇದ್ದರು.



ಫೋಟೋ- 22ಎಂವೈಎಸ್ 2- ಮೈಸೂರಿನ ಎನ್.ಎಸ್.ಎಸ್. ಭವನದಲ್ಲಿ ಬುಧವಾರ ರಾಷ್ಟ್ರೀಯ ಏಕತಾ ಶಿಬಿರದ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೋಡೆ ಪಿ. ಕೃಷ್ಣ, ಪ್ರೊ.ಬಿ. ಚಂದ್ರಶೇಖರ, ಪ್ರೊ.ಎಂ.ಬಿ. ಸುರೇಶ, ಕೆ.ಎಂ. ವೀರಯ್ಯ ಮೊದಲಾದವರು ಇದ್ದಾರೆ.


ಕನ್ನಡಪ್ರಭ

Jan 21, 2025



ಚಿತ್ರದುರ್ಗದಲ್ಲಿ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ, ಮಾಜಿ ಸಂಸದ ಎಚ್.ಹನುಮಂತಪ್ಪ, ಮಾಜಿ ಶಾಸಕ ಮಹಿಮಾ ಪಟೇಲ್, ಹಿರಿಯ ಸಂಶೋಧಕ ಎಂ.ಜಿ.ನಾಗರಾಜ, ಸುಮಂಗಲಿ ಸೇವಾಶ್ರಮದ ಡಾ.ಸುಶೀಲಮ್ಮ, ರಮಣಶ್ರೀ ಸಮೂಹ ಸಂಸ್ಥೆಯ ನಾಡೋಜ ಎಸ್.ಷಡಕ್ಷರಿ, ಅಪ್ಪಾರಾವ್ ಅಕ್ಕೋಣೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ವೂಡೇ ಪಿ ಕೃಷ್ಣ, ನಾರ್ಥ್ ಅಮೇರಿಕ ವಿಎಸ್‌ಎನ್ ಅಧ್ಯಕ್ಷ ತುಮಕೂರು ದಯಾನಂದ ಅವರನ್ನು ಸನ್ಮಾನಿಸಲಾಯಿತು.

ಉದಯವಾಣಿ ಬೆಂಗಳೂರು ಗುರುವಾರ, ಜನವರಿ 16, 2025



ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಂಸ್ಥೆಯಿಂದ ಹಿರಿಯ ವಿದ್ವಾಂಸ ಡಾ. ಎಸ್. ಪಿ. ಪದ್ಮಪ್ರಸಾದ್ ಅವರ ಸಂಪಾದಿಸಿದ 'ಕನ್ನಡ ಜೈನ ಸಾಹಿತ್ಯ ಚರಿತ್ರೆ' ಸಂಪುಟಗಳನ್ನು ಲೋಕಾರ್ಪಣೆಗೊಳಿಸಲಾಯಿತು. ನಾಡೋಜ ಹಂ.ಪ.ನಾಗರಾಜಯ್ಯ, ಡಾ. ನರಹಳ್ಳಿ ಬಾಲಸುಬ್ರಮಣ್ಯ, ಆಶಾದೇವಿ ಇತರರಿದ್ದರು.

ಸಂಜೆವಾಣಿ
ಬುಧವಾರ 15 ಜನವರಿ 2025



ನಗರದ ಶೇಷಾದ್ರಿಪುರಂನ ಸ್ವತಂತ್ರ ಪದವಿಪೂರ್ವ ಕಾಲೇಜಿನ 53ನೇ ವಾರ್ಷಿಕೋತ್ಸವ ಸಮಾರಂಭವನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ಪಿ. ವೂಡೇ ಪಿ. ಕೃಷ್ಣರವರು ಉದ್ಘಾಟಿಸಿದರು. ಚಲನಚಿತ್ರ ನಿರ್ದೇಶಕ ಡಾ. ಟಿ.ಎಸ್. ನಾಗಾಭರಣ, ಕಾಲೇಜಿನ ಸಹ ಕಾರ್ಯದರ್ಶಿ ಎಂ.ಎಸ್ ನಟ-ರಾಜ್, ಸಂಸ್ಥೆಯ ಕಾರ್ಯದರ್ಶಿ ಕೆ. ಕೃಷ್ಣಸ್ವಾಮಿ, ಅಧ್ಯಕ್ಷ ಎಸ್.ಪಿ. ಕಾರ್ತಿಕ್, ಪ್ರಾಂಶುಪಾಲ ಪ್ರೊ. ಆರ್.ವಿ. ಮಂಜುನಾಥ್, ಡಾ. ಎಸ್. ರಾಮಲಿಂಗೇಶ್ವರ ಮತ್ತಿತರರು ಇದ್ದಾರೆ.

ಪ್ರಜಾವಾಣಿ
ಬುಧವಾರ • ಜನವರಿ 15, 2025

ಇಂದಿನ ಓದು ಮುಂದಿನ ಭವಿಷ್ಯವನ್ನು ರೂಪಿಸುತ್ತದೆ: ಟಿ.ಎಸ್. ನಾಗಾಭರಣ

‘ಯೌವ್ವನ ಬೇಡದೆಡೆಗೆ ಚಲಿಸದಿರಲಿ’


ಪ್ರಜಾವಾಣಿ ವಾರ್ತೆ

ಬೆಂಗಳೂರು: ಇಂದಿನ ಓದು ಮುಂದಿನ ಭವಿಷ್ಯವನ್ನು ರೂಪಿಸುತ್ತದೆ. ಹಾಗಾಗಿ ಸುಂದರ ಯೌವ್ವನವು ಬೇಡದ ಕಡೆಗೆ ಚಲಿಸದಂತೆ ನೋಡಿಕೊಳ್ಳಬೇಕು ಎಂದು ಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಅಭಿಪ್ರಾಯಪಟ್ಟರು.

ಶೇಷಾದ್ರಿಪುರಂ ಸ್ವತಂತ್ರ ಪದವಿಪೂರ್ವ ಕಾಲೇಜಿನ 53ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಕೇಂದ್ರಿತ ಶಿಕ್ಷಣವು ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸುತ್ತದೆ. ನಿನ್ನೆ ಮಾಡಿದ ತಪ್ಪುಗಳನ್ನು ಸರಿ ಮಾಡಿಕೊಂಡು ನಾಳೆಗಳನ್ನು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ಮಾತನಾಡಿ,



ಶೇಷಾದ್ರಿಪುರಂ ಸ್ವತಂತ್ರ ಪದವಿಪೂರ್ವ ಕಾಲೇಜಿನ 53ನೇ ವಾರ್ಷಿಕೋತ್ಸವದಲ್ಲಿ ಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಅವರನ್ನು ಸನ್ಮಾನಿಸಲಾಯಿತು.

‘ಯುವ ಮನಸ್ಸುಗಳಿಗೆ ದಾರಿ ತೋರುವ ಕೆಲಸದ ಜವಾಬ್ದಾರಿಯನ್ನು ವಿದ್ಯೆ ಕೊಡುವ ಗುರು, ಹೆತ್ತವರು ಹೊರಬೇಕು’ ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಪಿ. ಕಾರ್ತಿಕ್ ಮಾತನಾಡಿ, ‘ಪರೀಕ್ಷೆ ಬಂದಾಗಷ್ಟೇ ಓದುವ ಬದಲು ನಿರಂತರ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜೊತೆಗೆ ನಾಟಕ, ಕಲೆ, ಸಾಹಿತ್ಯ, ಸಂಗೀತ ಸಹಿತ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ಸಂಸ್ಥೆಯ ಸಹಕಾರ್ಯದರ್ಶಿ ಎಂ.ಎಸ್. ನಟರಾಜ್, ಧರ್ಮದರ್ಶಿ ಕೆ.ಕೃಷ್ಣಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಆರ್.ವಿ. ಮಂಜುನಾಥ್, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಎಸ್. ರಾಮಲಿಂಗೇಶ್ವರ (ಸಿಸಿರಾ), ಉಪನ್ಯಾಸಕರು ಭಾಗವಹಿಸಿದ್ದರು.

ವಿಜಯ ಕರ್ನಾಟಕ VK
ಮಂಗಳವಾರ,14 ಜನವರಿ 2025,
ಬೆಂಗಳೂರು

ಯೌವ್ವನದ ಮನಸ್ಸನ್ನು ಬೇಡದ ಕಡೆ ಹರಿಬಿಡಬೇಡಿ

■ **ವಿಕ ಸುದ್ದಿಲೋಕ** ಬೆಂಗಳೂರು



''ಪದವಿ ಪೂರ್ವ ಶಿಕ್ಷಣವು ಬದುಕು ಬದಲಿಸಿಕೊಳ್ಳುವ ಸುಸಂದರ್ಭ. ಇಂದಿನ ಓದು ಮುಂದಿನ ನಿಮ್ಮ ಭವಿಷ್ಯವನ್ನು ರೂಪಿಸುತ್ತದೆ. ಹಾಗಾಗಿ, ಯೌವ್ವನದ ಮನಸನ್ನು ಬೇಡದ ಕಡೆ ಹರಿಯಲು ಬಿಡಬೇಡಿ,'' ಎಂದು ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಸಲಹೆ ಮಾಡಿದರು.

ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 53ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

''ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಣ ವ್ಯಾಪಾರೀಕರಣವಾಗುತ್ತಿದೆ. ಆದರೆ, ಶೇಷಾದ್ರಿಪುರಂ ಕಾಲೇಜಿನ ಆಡಳಿತ ಮಂಡಳಿ ನಡೆಸುವ ಶಾಲಾ-ಕಾಲೇಜುಗಳಲ್ಲಿ ಮೌಲಿಕ ಶಿಕ್ಷಣ, ಸಾತ್ವಿಕ ವಾತಾವರಣ, ಸಾಮಾಜಿಕ ಜವಾಬ್ದಾರಿ ಹೊಂದುವಂತಹ ಗಾಂಧಿ, ಅಂಬೇಡ್ಕರ್, ವಿವೇಕಾನಂದರ ಆಲೋಚನೆ ಬಿತ್ತುತ್ತಿರುವುದು ಶ್ಲಾಘನೀಯ,'' ಎಂದರು.

''ಎಲ್ಲಿ ಸಾಂಸ್ಕೃತಿಕತೆಯ ಜೀವಂತಿಕೆ ಇರುತ್ತದೆಯೋ, ಅಲ್ಲಿ ಮಾತ್ರ ಸಂಸ್ಕೃತಿ ಉಳಿಯುತ್ತದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವಿದ್ಯಾರ್ಥಿಯ ಮೇಲೆ ಜವಾಬ್ದಾರಿ ಹೆಚ್ಚಿಸುತ್ತದೆ. ನಿನ್ನೆ ಮಾಡಿದ ತಪ್ಪುಗಳನ್ನು ಸರಿ ಮಾಡಿಕೊಂಡು ನಾಳೆಗಳನ್ನು ಕಟ್ಟಿಕೊಳ್ಳಬೇಕು,'' ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣ ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷಎನ್.ಪಿ.ಕಾರ್ತಿಕ್ ಮಾತನಾಡಿದರು. ಸಂಸ್ಥೆಯ ಸಹ ಕಾರ್ಯದರ್ಶಿ ಎಂ.ಎಸ್.ನಟರಾಜ್, ಧರ್ಮದರ್ಶಿ ಕೆ.ಕೃಷ್ಣಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಆರ್.ವಿ. ಮಂಜುನಾಥ್, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪ್ರಜಾವಾಣಿ ಮಂಗಳವಾರ • ಜನವರಿ 14, 2025

ಚಿತ್ರಾವಳಿ



ವಿದ್ವಾಂಸ ಎಸ್.ಪಿ. ಪದ್ಮಪ್ರಸಾದ್ ಸಂಪಾದಿಸಿರುವ 'ಕನ್ನಡ ಜೈನ ಸಾಹಿತ್ಯ ಚರಿತ್ರೆ'ಯ ಆರು ಸಂಪುಟಗಳನ್ನು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶೇಷಾದ್ರಿಪುರಂ ಶಿಕ್ಷಣ ದತ್ತಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಹಿತಿ ಹಂ.ಪ. ನಾಗರಾಜಯ್ಯ ಬಿಡುಗಡೆ ಮಾಡಿದರು. ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ.ಕೃಷ್ಣ, ಪ್ರಾಧ್ಯಾಪಕಿ ಎಂ.ಎಸ್. ಆಶಾದೇವಿ, ಕವಿ ಎಸ್. ರಾಮಲಿಂಗೇಶ್ವರ ಪಾಲ್ಗೊಂಡಿದ್ದರು

ಕನ್ನಡಪ್ರಭ
ಸೋಮವಾರ 13.01.2025



ಭವಿಷ್ಯ ರೂಪಿಸುವ ಪಿಯು ಶಿಕ್ಷಣ: ಡಾ| ನಾಗಾಭರಣ

• **ಕನ್ನಡಪ್ರಭ ವಾರ್ತೆ** ಬೆಂಗಳೂರು

ಪಿಯುಸಿ ಶಿಕ್ಷಣ ಬದುಕು ಬದಲಿಸಿಕೊಳ್ಳಲು, ಭವಿಷ್ಯವನ್ನು ರೂಪಿಸುವಂತಹ ಸಂದರ್ಭವಾಗಿದ್ದು, ಇಂತಹ ಕಾಲದಲ್ಲಿ ಬೇಡದ ಕಡೆಗೆ ಮನಸ್ಸು ಚಲಿಸದಂತೆ ನೋಡಿಕೊಳ್ಳಬೇಕು ಎಂದು ಚಲನಚಿತ್ರ ನಿರ್ದೇಶಕ ಡಾ.ಟಿ.ಎಸ್.ನಾಗಾಭರಣ ಹೇಳಿದರು.

ಭಾನುವಾರ ಶೇಷಾದ್ರಿಪುರಂ ಸ್ವತಂತ್ರ ಪಿಯು ಕಾಲೇಜಿನ 53ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವಿದ್ಯಾರ್ಥಿಯ ಮೇಲೆ ಜವಾಬ್ದಾರಿ ಹೆಚ್ಚಿಸುತ್ತದೆ. ನಿನ್ನೆ ಮಾಡಿದ ತಪ್ಪುಗಳನ್ನು ಸರಿ ಮಾಡಿಕೊಂಡು ನಾಳೆಗಳನ್ನು ಕಟ್ಟಿಕೊಳ್ಳಬೇಕು ಎಂದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಪಿ.ಕಾರ್ತಿಕ್, ಸಹ ಕಾರ್ಯದರ್ಶಿ ಎಂ.ಎಸ್.ನಟರಾಜ್, ಪ್ರಾಂಶುಪಾಲ ಪ್ರೊ.ಆರ್.ವಿ. ಮಂಜುನಾಥ್ ಉಪಸ್ಥಿತರಿದ್ದರು.

ವಿಜಯ ಕರ್ನಾಟಕ

ಸೋಮವಾರ,13 ಜನವರಿ 2025,
ಬೆಂಗಳೂರು

ಕಾಲಕಾಲಕ್ಕೆ ಸಾಹಿತ್ಯ ಚರಿತ್ರೆ ರಚನೆಯಾಗಬೇಕು: ಡಾ.ಹಂ.ಪ.ನಾಗರಾಜಯ್ಯ

ಕನ್ನಡ ಜೈನ ಸಾಹಿತ್ಯ ಚರಿತ್ರೆ ಸಂಪುಟಗಳ ಬಿಡುಗಡೆ

■ **ವಿಕ ಸುದ್ದಿಲೋಕ** ಬೆಂಗಳೂರು



"ಯಾವುದೇ ಭಾಷೆಯಲ್ಲಿ ಕಾಲಕಾಲಕ್ಕೆ ಸಾಹಿತ್ಯ ಚರಿತ್ರೆಗಳು ರಚನೆಯಾಗಬೇಕು. ಆಗ ಮಾತ್ರ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮಹತ್ವ ಮನದಟ್ಟಾಗುತ್ತದೆ," ಎಂದು ಹಿರಿಯ ಸಾಹಿತಿ, ನಾಡೋಜ ಡಾ.ಹಂ.ಪ. ನಾಗರಾಜಯ್ಯ ಹೇಳಿದರು.

ಶೇಷಾದ್ರಿಪುರಂ ಶಿಕ್ಷಣ ದತ್ತಿ ಕಾಲೇಜು ಸಭಾಂಗಣದಲ್ಲಿ ಹಿರಿಯ ವಿದ್ವಾಂಸ ಡಾ.ಎಸ್.ಪಿ. ಪದ್ಮಪ್ರಸಾದ್ ಅವರ ಸಂಪಾದಿತ 'ಕನ್ನಡ ಜೈನ ಸಾಹಿತ್ಯ ಚರಿತ್ರೆ' ಸಂಪುಟಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

"ತುಂಬಾ ಪ್ರಾಚೀನವಾದ ಹಾಗೂ ವಿಸ್ತಾರವಾದ ಕನ್ನಡ ಸಾಹಿತ್ಯದ ಅಧ್ಯಯನಕ್ಕೆ 'ಕನ್ನಡ ಜೈನ ಸಾಹಿತ್ಯ ಚರಿತ್ರೆ'ಯ ಸಂಪುಟಗಳು ತುಂಬಾ ಉಪಯುಕ್ತವಾಗಿವೆ,"ಎಂದು ಹೇಳಿದರು.

ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಮಣ್ಯ ಮಾತನಾಡಿ, "ಸಾಹಿತ್ಯದ ಚರಿತ್ರೆಕಾರರಿಗೆ ವಿಸ್ತಾರವಾದ ಅಧ್ಯಯನ ಅತಿಮುಖ್ಯ. ಈ ಕೃತಿಯ ರಚನೆಯ ಹಿಂದೆ 50-60 ವರ್ಷಗಳ ಗಂಭೀರವಾದ ಅಧ್ಯಯನವಿದೆ ಎಂಬುದು ಅರ್ಥವಾಗುತ್ತದೆ. ಈ ಕೃತಿಗಳು ಅನೇಕ ಹೊಸ ಚರ್ಚೆಗಳಿಗೆ ಅವಕಾಶ ಮಾಡಿಕೊಡುವಂತಿವೆ. ಇದರಲ್ಲಿ ತಿಳಿಯಬೇಕಾದ ಹೊಸ ಹೊಸ ವಿಷಯಗಳು ಸಾಕಷ್ಟಿವೆ," ಎಂದರು.

ವಿಮರ್ಶಕಿ ಎಂ.ಎಸ್.ಆಶಾದೇವಿ ಮಾತನಾಡಿ, "ಕನ್ನಡ ಸಾಹಿತ್ಯ, ಧಾರ್ಮಿಕ ಸಾಮರಸ್ಯಕ್ಕೆ ಈ ಕೃತಿಗಳು ಹೆಚ್ಚು ಒತ್ತು ನೀಡಿವೆ. ಮಾನವೀಯ ಮೌಲ್ಯಗಳನ್ನು ಒಳಗೊಂಡ ಹಲವಾರು ನಿದರ್ಶನಗಳನ್ನು ಕೃತಿಗಳಲ್ಲಿ ಪ್ರಸ್ತಾಪಿಸಲಾಗಿದೆ," ಎಂದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ವೂಡೇ ಪಿ.ಕೃಷ್ಣ ಮಾತನಾಡಿ, "ಕನ್ನಡ ಜೈನ ಸಾಹಿತ್ಯ ಚರಿತ್ರೆ ರಚನೆಯ ಕಾರ್ಯ ಅತ್ಯಂತ ಮಹತ್ವಪೂರ್ಣವಾದುದು. ಈ ಮಹೋನ್ನತ ಕಾರ್ಯವು ಬರೀ ಇಂದಿಗಷ್ಟೇ ಅಲ್ಲ, ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯುತ್ತದೆ," ಎಂದರು.

ವಿದ್ವಾಂಸರಾದ ಡಾ.ಪಿ.ವಿ.ನಾರಾಯಣ, ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಧರಣೇಂದ್ರ ಕುರಕುರಿ, ಲೇಖಕ ಡಾ. ಎಸ್.ಪಿ. ಪದ್ಮಪ್ರಸಾದ್, ಸಾಹಿತಿ ಡಾ. ರಾಮಲಿಂಗೇಶ್ವರ(ಸಿಸಿರಾ), ಬೆಂಗಳೂರು ನಗರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ಶೇಷಾದ್ರಿಪುರಂ ಕಾಲೇಜಿನ ಅಧ್ಯಾಪಕ ಡಾ. ಮಹೇಶ್ವರಿ ಉಪಸ್ಥಿತರಿದ್ದರು.

ಸಂಯುಕ್ತ ಕರ್ನಾಟಕ

ಭಾನುವಾರ 12 ಜನವರಿ 2025

ಕೃತಿಗಳ ಅಧ್ಯಯನಕ್ಕೆ ಸಾಹಿತ್ಯ ಪರಿಕರಗಳ ಕೊರತೆ: ನರಹಳ್ಳಿ

ಪದ್ಮಪ್ರಸಾದ್‌ರ ಕನ್ನಡ ಜೈನ ಸಾಹಿತ್ಯ ಚರಿತ್ರೆ ಸಂಪುಟಗಳ ಲೋಕಾರ್ಪಣೆ

"ಟೀಕೆಗಳು ಹೆಚ್ಚು ಬಂದಷ್ಟು ಪ್ರಶ್ನೆಗಳಿಗೆ ಅವಕಾಶ ನೀಡಿದಂತಾಗುತ್ತದೆ. ಹೀಗಾದಾಗ ಕೃತಿಕಾರನ ಶ್ರಮಕ್ಕೆ ಬೆಲೆ ಬರುತ್ತದೆ. ಇನ್ನು ಕೃತಿಕಾರ ಡಾ. ಎಸ್.ಪಿ. ಪದ್ಮಪ್ರಸಾದ್ ಬಹಳ ತಂತ್ರದ ಮೂಲಕ ಕೃತಿ ರಚಿಸಿದ್ದಾರೆ. ಸಾಕಷ್ಟು ಹೊಸಪ್ರಯೋಗಗಳನ್ನು ಮಾಡಿದ್ದಾರೆ.

▪ಡಾ.ನರಹಳ್ಳಿ ಬಾಲಸುಬ್ರಮಣ್ಯ, ವಿಮರ್ಶಕ



ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಹಿರಿಯ ವಿದ್ವಾಂಸ ಡಾ.ಎಸ್.ಪಿ. ಪದ್ಮಪ್ರಸಾದ್‌ರ ಕನ್ನಡ ಜೈನ ಸಾಹಿತ್ಯ ಚರಿತ್ರೆ ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ಆರು ಸಂಪುಟಗಳ ಕೃತಿ ಬಿಡುಗಡೆ ಮಾಡಲಾಯಿತು.


ಬೆಂಗಳೂರು: ಯಾವುದೇ ಸಾಹಿತ್ಯದ ಕೃತಿ ವಿಮರ್ಶೆ ಮಾಡಲು ಅಧ್ಯಯನದ ಪರಿಕರಗಳ ಕೊರತೆ ಇದೆ ಎಂದು ವಿಮರ್ಶಕರಾದ ಡಾ.ನರಹಳ್ಳಿ ಬಾಲಸುಬ್ರಮಣ್ಯ ಬೇಸರ ವ್ಯಕ್ತಪಡಿಸಿದರು.

ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಹಿರಿಯ ವಿದ್ವಾಂಸ ಡಾ.ಎಸ್.ಪಿ. ಪದ್ಮಪ್ರಸಾದ್‌ರ ಕನ್ನಡ ಜೈನ ಸಾಹಿತ್ಯ ಚರಿತ್ರೆ ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬೇರೆಯವರ ಬರೆದ ಕೃತಿಗಳನ್ನು ವಿಮರ್ಶೆ ಮಾಡುವ ಅಗತ್ಯತೆ ಇದ್ದು ನಾನಾ ಪ್ರಶ್ನೆಗಳು ಉದ್ಭವಿಸುತ್ತವೆ. ಹೀಗಾಗಿ ಅಧ್ಯಯನ ಮಾಡುವುದಕ್ಕೆ ಸಾಹಿತ್ಯ ಪರಿಕರಗಳ ಅವಶ್ಯಕತೆ ಇದೆ ಎಂದರು. ಜೈನ ಸಾಹಿತ್ಯ, ಕನ್ನಡ ಸಾಹಿತ್ಯ ಹೀಗೆ ನಾನಾ ಸಾಹಿತ್ಯಗಳನ್ನು ಅಧ್ಯಯನಕ್ಕೆ ಆಕರ ಸಾಹಿತ್ಯ ಅಗತ್ಯವಿದೆ. ಹೀಗಾಗಿ ಡಾ.ಎಸ್.ಪಿ. ಪದ್ಮಪ್ರಸಾದ್ ಕೃತಿ ವಿಮರ್ಶೆ ಮಾಡಲು ಪರಿಕರಗಳು ಬೇಕಿದೆ. ಒಂದು ವಿಶ್ವವಿದ್ಯಾಲಯ, ಒಂದು ಸಂಸ್ಥೆ ಮಾಡುವ ಕೆಲಸವನ್ನು ಪದ್ಮಪ್ರಸಾದ್ ಒಬ್ಬರೇ ಮಾಡಿದ್ದಾರೆ. ಸುಮಾರು ಆರು ವರ್ಷಗಳ ಕಾಲ ಸಾಕಷ್ಟು ಶ್ರಮಪಟ್ಟು ಆರು ಸಂಪುಟಗಳನ್ನು ತಂದಿರುವುದು ಸಾಮಾನ್ಯ ಮಾತಲ್ಲ. ಒಂದು ಸಂಪುಟ ಸಾವಿರ ಪುಟವಿದ್ದು, ಅವುಗಳನ್ನು ಓದುವುದಕ್ಕಾಗಿಯೇ ಸಾಕಷ್ಟು ಸಮಯದ ಅಗತ್ಯವಿದೆ ಎಂದು ಹೇಳಿದರು.

ನಾಡೋಜ ಹಂಪ ನಾಗರಾಜಯ್ಯ ಮಾತನಾಡಿ, ಡಾ.ಎಸ್.ಪಿ.ಪದ್ಮಪ್ರಸಾದ್ ಕೃತಿಗಳಲ್ಲಿ 70ನೇ ಶತಮಾನಕ್ಕೆ ಬೇಕಾದ ಸಾಹಿತ್ಯವಿದೆ. ಇದಕ್ಕಾಗಿ ಸುದೀರ್ಘ ಅಧ್ಯಯನದ ಅಗತ್ಯವಿದೆ. ಇದರಲ್ಲಿಯೂ ಕೂಡ ಮಿತಿಗಳಿದ್ದು, 2025ನೇ ಸಾಲಿಗೆ ಆರು ಕೃತಿಗಳ ಕೊಡುಗೆ ಅನನ್ಯ ಎಂದರು.

ಪ್ರಮುಖರಾದ ನಾಡೋಜ ಡಾ. ವೂಡೇ ಪಿ.ಕೃಷ್ಣ, ಡಾ.ಎಸ್.ಪಿ. ಪದ್ಮಪ್ರಸಾದ್, ಡಾ.ಎಂ.ಎಸ್. ಆಶಾದೇವಿ, ಎಂ.ಪ್ರಕಾಶಮೂರ್ತಿ, ಪೂಜ್ಯ ಮೋಹನ್ ಡಾ.ಎಸ್. ರಾಮಲಿಂಗೇಶ್ವರ ಇದ್ದರು.

ಸಮಸ್ತ ಕನ್ನಡಿಗರ ಏಕೈಕ ಸಂಜೆ ದಿನಪತ್ರಿಕೆ
ಈ ಸಂಜೆ
Jan 11, 2025




ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿಪುರಂ ಕಾಲೇಜಿನಲ್ಲಿಂದು ಹಮ್ಮಿಕೊಂಡಿದ್ದ ವಿದ್ವಾಂಸರಾದ ಡಾ.ಎಸ್.ಪಿ.ಪದ್ಮ ಪ್ರಸಾದ್ ವಿರಚಿತ ಕನ್ನಡ ಜೈನ ಸಾಹಿತ್ಯ ಚರಿತ್ರೆ ಕೃತಿಯನ್ನು ಹಿರಿಯ ಸಾಹಿತಿ ನಾಡೋಜ ಡಾ.ಹಂಪ ನಾಗರಾಜಯ್ಯ ಅವರು ಬಿಡುಗಡೆ ಮಾಡಿದರು. ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೆ ಪಿ.ಕೃಷ್ಣ, ವಿಮರ್ಶಕರಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಬೆಂಗಳೂರು ನಗರ ಕಸಾಪ ಅಧ್ಯಕ್ಷ ಪ್ರಕಾಶ್‌ಮೂರ್ತಿ, ಡಾ.ಎಂ.ಎಸ್.ಆಶಾದೇವಿ, ಡಾ.ಎಸ್.ರಾಮಲಿಂಗೇಶ್ವರ ಮತ್ತಿತರರು ಈ ಸಂದರ್ಭದಲ್ಲಿದ್ದರು.

Posted at Guthlu Colony SO

ದಿನಾಂಕ:07-01-2025ನೇ ಮಂಗಳವಾರ

ಗಾಂಧೀಜಿಯವರ ತತ್ವಗಳನ್ನು ಮೈಗೂಡಿಸಿಕೊಂಡು ಜೀವನವನ್ನೇ ಗಾಂಧಿಮಯ ಮಾಡಿಕೊಂಡವರು ಶ್ರೀನಿವಾಸಯ್ಯ: ಸ್ವಾಮೀಜಿ



[illegible]

ವಿಜಯವಾಣಿ
ಕನ್ನಡಿಗರ ಧ್ವನಿ

5 Jan 2025

ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಬಣ್ಣನೆ ಜನ್ಮ ಶತಮಾನೋತ್ಸವ ಆಚರಣೆ, ಭವನ ಉದ್ಘಾಟನೆ

ಸಮಾಜಸೇವೆ ಮೂರ್ತರೂಪ ಹೊ.ಶ್ರೀನಿವಾಸಯ್ಯ

■ ವಿಜಯವಾಣಿ ಸುದ್ದಿಜಾಲ ನಾಗಮಂಗಲ

ಬೇರೆಯವರ ಸೇವೆಯಲ್ಲಿ ತನ್ನನ್ನು ತಾನು ಮರೆತುಬಿಡು ಎಂಬ ತತ್ವದಡಿಯಲ್ಲಿ ಸಮಾಜಸೇವೆ ಮಾಡುವ ಮೂಲಕ ಸಮಾಜಸೇವೆಯ ಮೂರ್ತರೂಪ ಹೊ.ಶ್ರೀನಿವಾಸಯ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲೂಕಿನ ದೇವಲಾಪುರ ಹೋಬಳಿಯ ಚೌಡ್ರಿಕೊಪ್ಪಲು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಹೋ.ಶ್ರೀನಿವಾಸಯ್ಯ ಜನ್ಮ ಶತಮಾನೋತ್ಸವ ಆಚರಣೆ ಹಾಗೂ ಜಯಲಕ್ಷ್ಮೀ ಮತ್ತು ಡಾ.ಹೊ.ಶ್ರೀನಿವಾಸಯ್ಯ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ಸಣ್ಣಹಳ್ಳಿ ಚೌಡ್ರಿಕೊಪ್ಪಲಿನಲ್ಲಿ ಜನಿಸಿ ಮಹಾತ್ಮ ಗಾಂಧೀಜಿ ಅವರನ್ನು ಭೇಟಿ ಮಾಡಿದ ನಂತರ ತಮ್ಮ ಬದುಕನ್ನು ಗಾಂಧಿಮಯ ಮಾಡಿಕೊಂಡವರು ಡಾ.ಹೊ.ಶ್ರೀನಿವಾಸಯ್ಯ. ಗಾಂಧೀಜಿ ಹಾಗೂ ಹೊ.ಶ್ರೀನಿವಾಸಯ್ಯ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ, ಅಕ್ಷರಮಟ್ಟಿಗೆ ಗಾಂಧೀಜಿಯವರ ಆದರ್ಶಗಳನ್ನು ಪಾಲಿಸಿದರು. ಬೌದ್ಧಿಕವಾಗಿರುವ ಪ್ರಗತಿಯಷ್ಟೆ ಆಂತರಿಕ ಪ್ರಗತಿಯಾಗದಿದ್ದರೆ ದೇಶ ಪ್ರಗತಿಯಾಗಲು ಸಾಧ್ಯ. ಅವರು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಜತೆಗೂಡಿ ನಾಡಿನ ಹಲವು ಮನೆ ಮನೆಗಳಿಗೆ ತೆರಳಿ ಮಠದ ಪ್ರಚಾರ ಮಾಡಿದವರು. ಶ್ರೀಮಠವನ್ನು ಜನಮಾನಸದಲ್ಲಿ ನೆಲಸಲು ಕಾರಣಕರ್ತರಾಗಿದ್ದರು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ಡಾ.ಹೊ.ಶ್ರೀನಿವಾಸಯ್ಯ ನಮ್ಮ ತಾಲೂಕಿನ ಪುಟ್ಟ ಹಳ್ಳಿಯಲ್ಲಿ ಜನಿಸಿ ಗಾಂಧೀಜಿ ಅವರ ಬಳಿಗೆ ತೆರಳಿ ನಂತರ ದೇಶಾದ್ಯಂತ ಗಾಂಧೀಜಿ ಅವರ ಬಗ್ಗೆ ಅರಿವು ಮೂಡಿಸುವ ಮಹಾನ್ ಕಾರ್ಯ ಮಾಡಿದ ಮಹನೀಯರು. ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ನಾಗಮಂಗಲದಲ್ಲಿ ಕೇಂದ್ರ ಆಯುಷ್ ಆಸ್ಪತ್ರೆ ಹಾಗೂ ಪ್ರಕೃತಿ ಚಿಕಿತ್ಸಾಲಯಕ್ಕೆ ಮನವಿ ಮಾಡಿದ್ದರು. ಈ ಆಸ್ಪತ್ರೆ ನಮ್ಮ ತಾಲೂಕಿಗೆ ಬರಲು ಅವರೇ ಕಾರಣ. ನಮಗೆ ಮುಂದಿನ ದಿನಗಳಲ್ಲಿ ಇಂತವರು ಸಿಗಲು ಸಾಧ್ಯವಿಲ್ಲ. ಹಣ ಸಂಪಾದನೆ, ದ್ವೇಷ ಮಾಡುವುದನ್ನೇ ಜೀವನವನ್ನಾಗಿಸಿಕೊಳ್ಳದೆ ಸಮಾಜಮುಖಿ ಕೆಲಸಗಳನ್ನು ಮಾಡಬೇಕು. ಆಯುಷ್ ಆಸ್ಪತ್ರೆಗೆ ಡಾ.ಹೊ.ಶ್ರೀನಿವಾಸಯ್ಯ ಅವರ ಹೆಸರಿಡುವ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.



ನಾಗಮಂಗಲ ತಾಲೂಕಿನ ಚೌಡ್ರಿಕೊಪ್ಪಲು ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಹೊ.ಶ್ರೀನಿವಾಸಯ್ಯ ಜನ್ಮ ಶತಮಾಮನೋತ್ಸವ ಆಚರಣೆ ಹಾಗೂ ಜಯಲಕ್ಷ್ಮೀ ಮತ್ತು ಡಾ.ಹೊ.ಶ್ರೀನಿವಾಸಯ್ಯ ಸಮುದಾಯ ಭವನವನ್ನು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಎನ್. ಚಲುವರಾಯಸ್ವಾಮಿ, ಡಿ.ಆರ್.ಪಾಟೀಲ್, ಜಿ.ಬಿ.ಶಿವರಾಜು ಇತರರು ಇದ್ದರು.

ಮಾಜಿ ಶಾಸಕ ಡಿ.ಆರ್.ಪಾಟೀಲ್ ಮಾತನಾಡಿ, ಜನಪ್ರತಿನಿಧಿಗಳು ನಮ್ಮ ಕಣ್ಣೆದುರಿರಬೇಕು. ಆಗ ಮಾತ್ರ ಸ್ಥಳೀಯ ಸಮಸ್ಯೆಗಳನ್ನು ಅರಿಯಲು ಸಾಧ್ಯ. ಈಗ ರಾಜಕಾರಣದಲ್ಲಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಮಾಡಿಕೊಂಡು ಹಣ ಮಾಡಿಕೊಂಡು ಚುನಾವಣೆ ಸಮಯದಲ್ಲಿ ಬಂದು ಮತ ಹಾಕಿಸಿಕೊಂಡು ಹೋಗುವವರು ಹೆಚ್ಚಾಗುತ್ತಿದ್ದಾರೆ. ಉತ್ತರ ಕರ್ನಾಟಕದ ಭಾಗಕ್ಕೆ ಈ ಭಾಗದವರು ಲೇಔಟ್ ಮಾಡಿಕೊಂಡಿರುವವರು ಬಂದು ಸ್ಪರ್ಧೆ ಮಾಡುವ ಕಾಲ ಸನೀಹಕ್ಕೆ ಬಂದಂತಿದೆ. ಉತ್ತಮ ವ್ಯಕ್ತಿಯನ್ನು ಎಲ್ಲ ಸ್ವಾಮೀಜಿಗಳು ನಿರ್ಧರಿಸಿ ಜನರಿಗೆ ಸೂಚಿಸಿದರೆ ಸಮಾಜ ಬದಲಾಯಿಸಲು ಸಾಧ್ಯ. ಗಾಂಧೀಜಿ, ಹೊ.ಶ್ರೀನಿವಾಸಯ್ಯ ಅವರು ಕಂಡ ಕನಸಿನ ನಾಡಾಗಿ ಉಳಿಯಲಿದೆ.ಎಂದು ಶ್ರೀಗಳ ಬಳಿ ಮನವಿ ಮಾಡಿದರು.


ಆಯುಷ್ ಆಸ್ಪತ್ರೆಗೆ ಹೊ.ಶ್ರೀನಿವಾಸಯ್ಯ ಹೆಸರಿಡಿ: ನಾಗಮಂಗಲ ಪಟ್ಟಣದ ಹೊರವಲಯದಲ್ಲಿರುವ ಕೇಂದ್ರೀಯ ಆಯುಷ್ ಆಸ್ಪತ್ರೆಗೆ ಡಾ.ಹೊ.ಶ್ರೀನಿವಾಸಯ್ಯ ಅವರ ಹೆಸರಿಡುವಂತೆ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಗಾಂಧಿ ಸ್ಮಾರಕ ನಿಧಿ ನಿರ್ದೇಶಕ ಜಿ.ಬಿ. ಶಿವರಾಜು ಮನವಿ ಮಾಡಿದರು. ಕರ್ನಾಟಕದ ಗಾಂಧಿ ಡಾ.ಹೊ.ಶ್ರೀನಿವಾಸಯ್ಯ ಎಂಬ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ. ಪಿ.ಕೃಷ್ಣ ಮಾತನಾಡಿದರು. ಮಾಜಿ ಎಂಎಲ್ಸಿ ಎನ್.ಅಪ್ಪಾಜಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ. ರಾಜೇಶ್, ಜಿ.ಪಂ. ಮಾಜಿ ಸದಸ್ಯ ಹುಚ್ಚೇಗೌಡ, ಮುಖಂಡ ಎಚ್.ಟಿ. ಕೃಷ್ಣೇಗೌಡ, ಡಾ.ಹೊ. ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಶಶಿಕೃಷ್ಣ, ದೇವರ ಮಲ್ಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರುತಿಕೃಷ್ಣ ಇದ್ದರು.

ಆಂದೋಲನ

Jan 04, 2025

'ಶ್ರೀಸಾಮಾನ್ಯನ ಕಾಳಜಿಯ ಸಾಹಿತ್ಯ ರಚಿಸಿದ ಕುವೆಂಪು'

ವಿಚಾರಸಂಕಿರಣ ಉದ್ಘಾಟಿಸಿದ ಮೈವಿವಿ ಕುಲಪತಿ ಎನ್.ಕೆ.ಲೋಕನಾಥ್ ಅಭಿಮತ



ಮೈಸೂರು: ಕನ್ನಡ ಸಾಹಿತ್ಯದ ಮೇರು ಕವಿ ಕುವೆಂಪು. ಇವರು ಪ್ರಾಚೀನ ಕನ್ನಡ ಸಾಹಿತ್ಯವನ್ನು ಚೆನ್ನಾಗಿ ತಿಳಿದುಕೊಂಡು ಜನಸಾಮಾನ್ಯ ಸಾಹಿತ್ಯವನ್ನು ರಚಿಸಿದರು. ಶ್ರೀಸಾಮಾನ್ಯನ ಬಗೆಗಿನ ಅಪಾರವಾದ ಕಾಳಜಿ ಇದ್ದ ಕಾರಣಕ್ಕೆ ಮಲೆಗಳಲ್ಲಿ ಮದುಮಗಳು ಮತ್ತು ಶೂದ್ರ ತಪಸ್ವಿ, ಜಲಗಾರದಂತಹ ಸಾಹಿತ್ಯ ಕೃತಿಗಳು ಮೂಡಿ ಬರಲು ಸಾಧ್ಯವಾಯಿತು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಭಿಪ್ರಾಯಪಟ್ಟರು.

ನಗರದ ಹೆಬ್ಬಾಳ್‌ನ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಸಾಕ್ಷಿ ಪ್ರತಿಷ್ಠಾನ ತುಮಕೂರು, ನ್ಯಾಶುವೇಲ್ ಕನ್ನಡ ಕೂಟ ಅಮೆರಿಕ, ಈಳೇವು ಪ್ರಕಾಶನ, ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ 'ಕನ್ನಡ ಸಾಹಿತ್ಯ ಶ್ರೀಸಾಮಾನ್ಯ ಚಿಂತನೆ' ವಿಷಯ ಕುರಿತ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆ ಗೊತ್ತಿದ್ದ ಕಾರಣಕ್ಕೆ ಕುವೆಂಪು ಅವರು ವಿಶ್ವ ಕವಿಯಾಗುವುದಕ್ಕೆ ಸಾಧ್ಯವಾಯಿತು. ಅವರಿಗೆ ಸಮಾಜದ ತಳವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇತ್ತು. ಹಾಗಾಗಿ ನಮ್ಮ ಇಂದಿನ ವಿದ್ಯಾರ್ಥಿಗಳು ಕುವೆಂಪು ಸೇರಿದಂತೆ ಕವಿಗಳು, ಸಾಹಿತಿಗಳ ಬಗೆಗಿನ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು ಎಂದು ಕಿವಿಮಾತು ಹೇಳಿದರು.

ವಿಚಾರಸಂಕಿರಣದ ಅಂಗವಾಗಿ ಹೊರತಂದ 'ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನೆ' ಎಂಬ ಪುಸ್ತಕವನ್ನು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ನೀಲಗಿರಿ ಎಂ.ತಳವಾರ್ ಬಿಡುಗಡೆ ಮಾಡಿದರು. ನಾಡೋಜ ವೂಡೇ ಪಿ. ಕೃಷ್ಣ ಮತ್ತು ಪ್ರೊ. ಚಿತ್ತಯ್ಯ ಪೂಜಾರ್ ಅವರಿಗೆ ಈಳೇವು ಪ್ರಕಾಶನ, ಬೆಂಗಳೂರು ವತಿಯಿಂದ 'ಕನ್ನಡ ಸಾಹಿತ್ಯ ರತ್ನ' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ.ಪ್ರಿಯಾಂಕ ಕೃತಿ ಕುರಿತು ಮಾತನಾಡಿದರು. ವಿಶ್ರಾಂತ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಉಪಸ್ಥಿತರಿದ್ದರು. ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸೌಮ್ಯಾ ಈರಪ್ಪ, ವಿಚಾರಸಂಕಿರಣ ಸಂಚಾಲಕರಾದ ಡಾ.ಚಿತ್ರಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ.ಸಿ.ಪಿ.ಲಾವಣ್ಯ ನಿರೂಪಿಸಿದರು. ಪ್ರೊ.ಸಿದ್ದಪ್ಪ ವಂದಿಸಿದರು.

VK
ವಿಜಯ ಕರ್ನಾಟಕ
Jan 04, 2025


ಕನ್ನಡ ಸಾಹಿತ್ಯ ಶ್ರೀಸಾಮಾನ್ಯನ ಪ್ರತೀಕ

■ ವಿಕ ಸುದ್ದಿಲೋಕ ತುಮಕೂರು

ಕನ್ನಡ ಸಾಹಿತ್ಯ ಮಾನವೀಯ ಮೌಲ್ಯಗಳನ್ನು ಇಡೀ ಜಗತ್ತಿಗೆ ಪರಿಚಯಿಸಿದೆ. ಶ್ರಮ ಸಂಸ್ಕೃತಿಯ ವೈಶಿಷ್ಟ್ಯ ಚಿಂತನೆ ಕುರಿತಂತೆ ಪ್ರಾಚೀನ ಕಾಲದಿಂದ ಇಲ್ಲಿಯವರೆಗೂ ಸಾಹಿತಿಗಳು ವಿಶೇಷವಾಗಿ ನಿರೂಪಿಸಿದ್ದಾರೆ ಎಂದು ತುಮಕೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

ನಗರದ ಶೇಷಾದ್ರಿಪುರಂ ಪದವಿ ಕಾಲೇಜು, ಅಮೆರಿಕ ನ್ಯಾಶುವೇಲ್ ಕನ್ನಡ ಕೂಟ, ಸಾಕ್ಷಿ ಪ್ರತಿಷ್ಠಾನ ಮತ್ತು ಈಳ್ಯೆನು ಪ್ರಕಾಶನ ಸಹಯೋಗದಲ್ಲಿ ನಡೆದ 'ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನೆ' ಅಂತಾರಾಷ್ಟ್ರೀಯ ವಿಚಾರಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕನ್ನಡ ಮಾತೃಭಾಷೆಯಲ್ಲದ ಅನೇಕ ಮಹನೀಯರು ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆ ಸ್ಮರಣೀಯವಾದದ್ದು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ವಿಚಾರ ಸಂಕಿರಣದ ಗೋಷ್ಠಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಭಾಷೆಯ ಬಗೆಗೆ ಗಂಭೀರ ಚಿಂತನೆ ನಡೆಸಿದವರು ಮಾತ್ರ ಜನಮಾನಸದಲ್ಲಿ ಉಳಿಯುತ್ತಾರೆ. ಹಾಗಾಗಿ ಕನ್ನಡ ಸಾಹಿತ್ಯ ಶ್ರೀಸಾಮಾನ್ಯನ ಪ್ರತೀಕ ಎಂದರು.



ತುಮಕೂರು ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ನಡೆದ 'ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನೆ' ಅಂತಾರಾಷ್ಟ್ರೀಯ ವಿಚಾರಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಸೂರು ವಿವಿ ಕುಲಪತಿ ಡಾ. ಎನ್.ಕೆ. ಲೋಕನಾಥ್ ಅವರನ್ನು ಸನ್ಮಾನಿಸಲಾಯಿತು.

ಭಾಷೆ ವಿಷಯದಲ್ಲಿ ಅಧ್ಯಯನ ಬಹಳ ಮುಖ್ಯ. ಮಾತೃಭೂಮಿ ಮತ್ತು ಮಾತೃಭಾಷೆಯನ್ನು ನಿರ್ಲಕ್ಷ್ಯ ಮಾಡಿದರೆ ನಾವು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಯಾವುದೇ ಭಾಷೆ ಮತ್ತೊಂದು ಭಾಷೆಗೆ ಪ್ರತಿಬಂಧಕ ಅಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.

ಮೈಸೂರು ವಿವಿ ಕುಲಪತಿ ಡಾ. ಎನ್.ಕೆ. ಲೋಕನಾಥ್ ಮಾತನಾಡಿ, ಕುವೆಂಪು ವಿಶ್ವಕವಿಯಾಗಲು ಇಂಗ್ಲಿಷ್ ಕಾರಣ. ಕನ್ನಡ ಸಾಹಿತ್ಯದ ಮೇರು ರಾಷ್ಟ್ರಕವಿ ಕುವೆಂಪು ಅವರು ಪ್ರಾಚೀನ ಕನ್ನಡ ಸಾಹಿತ್ಯವನ್ನು ಚೆನ್ನಾಗಿ ತಿಳಿದುಕೊಂಡು ಜನಸಾಮಾನ್ಯರಿಗೆ ಸಾಹಿತ್ಯ ರಚಿಸಿದರು. ಶ್ರೀಸಾಮಾನ್ಯನ ಬಗೆಗೆ ಅಪಾರ ಕಾಳಜಿ ಇದ್ದ ಕಾರಣಕ್ಕೆ ಮಲೆಗಳಲ್ಲಿ ಮದುಮಗಳು, ಶೂದ್ರ ತಪಸ್ವಿ, ಜಲಗಾರದಂತಹ ಸಾಹಿತ್ಯ ಕೃತಿಗಳು ಬರಲು ಕಾರಣವಾಯಿತು. ಇದಕ್ಕೆ ಬಹುಮುಖ್ಯ ಕಾರಣ, ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆ ಗೊತ್ತಿದ್ದ ಕಾರಣಕ್ಕೆ ಇವರು ವಿಶ್ವಕವಿಯಾಗಲು ಕಾರಣವಾಯಿತು ಎಂದರು.


ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿದರು.

ಪ್ರಜಾ ಸತ್ಯ
PRAJA SATHYA

Jan 04, 2025

ಕವಿ ಕುವೆಂಪು ಸಾಹಿತ್ಯದಲ್ಲಿ ಶ್ರೀಸಾಮಾನ್ಯನಿಗೆ ಆದ್ಯತೆ

ವಿಚಾರ ಸಂಕಿರಣದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಭಿಮತ



›› ಪ್ರಜಾಸತ್ಯ ವಾರ್ತೆ

ಜನಸಾಮಾನ್ಯರಿಂದ ಕನ್ನಡ ಸಾಹಿತ್ಯ ವಿಕಾಸ



ಬಸವ ಕ್ರಾಂತಿ

Jan 04, 2025

ಕುವೆಂಪು ವಿಶ್ವಕವಿಯಾಗಲು ಇಂಗ್ಲಿಷ್ ಕಾರಣ: ಎನ್.ಕೆ.ಲೋಕನಾಥ್



ಬಸವ ಕ್ರಾಂತಿ

ಮೈಸೂರು: ಕನ್ನಡ ಸಾಹಿತ್ಯದ ಮೇರು ರಾಷ್ಟ್ರಕವಿ ಕುವೆಂಪು. ಇವರು ಪ್ರಾಚೀನ ಕನ್ನಡ ಸಾಹಿತ್ಯವನ್ನು ಚೆನ್ನಾಗಿ ತಿಳಿದುಕೊಂಡು ಜನಸಾಮಾನ್ಯ ಸಾಹಿತ್ಯವನ್ನು ರಚಿಸಿದರು. ಶ್ರೀಸಾಮಾನ್ಯನ ಬಗೆಗೆ ಅಪಾರವಾದ ಕಾಳಜಿ ಇದ್ದ ಕಾರಣಕ್ಕೆ ಮಲೆಗಳಲ್ಲಿ ಮದುಮಗಳು ಮತ್ತು ಶೂದ್ರ ತಪಸ್ವಿ ಜಲಗಾರದಂತಹ ಸಾಹಿತ್ಯ ಕೃತಿಗಳು ಬರಲು ಕಾರಣವಾಯಿತು. ಇದಕ್ಕೆ ಬಹುಮುಖ್ಯ ಕಾರಣ, ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆ ಗೊತ್ತಿದ್ದ ಕಾರಣಕ್ಕೆ ಇವರು ವಿಶ್ವಕವಿಯಾಗಲು ಕಾರಣವಾಯಿತು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ ಎನ್. ಕೆ.ಲೋಕನಾಥ್ ಅಭಿಪ್ರಾಯ ಪಟ್ಟರು.

ಮೈಸೂರಿನ ಪ್ರತಿಷ್ಠಿತ ಶೇಷಾದ್ರಿಪುರಂ ಪದವಿ ಕಾಲೇಜು, ಸಾಕ್ಷಿ ಪ್ರತಿಷ್ಠಾನ ತುಮಕೂರು, ನ್ಯಾಷುವೆಲ್ ಕನ್ನಡ ಕೂಟ ಅಮೇರಿಕಾ, ಈಳ್ಳೇವು ಪ್ರಕಾಶನ ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ 'ಕನ್ನಡ ಸಾಹಿತ್ಯ ಶ್ರೀ ಸಾಮಾನ್ಯ ಚಿಂತನೆ'ಎಂಬ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವ. ಸಮಾಜದ ತಳವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇತ್ತು. ಇವರ ಶ್ರೀಸಾಮಾನ್ಯನ ಚಿಂತನೆಯನ್ನು ತಮ್ಮ ಎಲ್ಲಾ ಸಾಹಿತ್ಯ ಕೃತಿಗಳಲ್ಲಿ ಅನಾವರಣ ಮಾಡಿದ್ದಾರೆ. ಹಾಗಾಗಿ ನಮ್ಮ ಇಂದಿನ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಅವರು ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳನ್ನು ಒಳಗೊಂಡು ನಾವೆಲ್ಲರೂ ಹೆಚ್ಚು ಕನ್ನಡ ಪುಸ್ತಕಗಳನ್ನು ಓದುವುದರಿಂದ ನಮ್ಮ ಕನ್ನಡ ಭಾಷೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ವಿಚಾರ ಸಂಕಿರಣದ ಅಂಗವಾಗಿ ಹೊರತಂದ' ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನೆ' ಎಂಬ ಪುಸ್ತಕವನ್ನು ಕನ್ನಡ ಶಾಸ್ತ್ರೀಯ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎನ್ ಎಂ ತಳವಾರ್ ಅವರು ಬಿಡುಗಡೆಮಾಡಿದರು. ನಾಡೋಜ ಪ್ರೊಡೇ.ಜಿ ಕೃಷ್ಣ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಮತ್ತು ಪ್ರೊ.ಚಿತ್ತಯ್ಯ ಪೂಜಾರ್ ಅವರಿಗೆ ಈಳ್ಳೇವು ಪ್ರಕಾಶನ ಬೆಂಗಳೂರು ಇವರ ವತಿಯಿಂದ ಕನ್ನಡ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ.ಪ್ರಿಯಾಂಕ ಕೃತಿ ಕುರಿತು ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಪ್ರೊ.ವ್ಯ.ಎಸ್ ಸಿದ್ದೇಗೌಡ ಅವರು ಭಾಗವಹಿಸಿದ್ದರು.

ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸೌಮ್ಯಾ ಈರಪ್ಪ ಅಧ್ಯಕ್ಷತೆ ವಹಿಸಿದರು. ವಿಚಾರ ಸಂಕಿರಣ ಸಂಚಾಲಕರಾದ ಡಾ.ಚಿತ್ರಲಿಂಗಯ್ಯ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರೊ. ಸಿದ್ದಪ್ಪ ವಂದಿಸಿದರು ಡಾ.ಸಿ.ಪಿ.ಲಾವಣ್ಯ ನಿರೂಪಿಸಿದರು.

ಮೈಸೂರು ಮಿತ್ರ
ಶನಿವಾರ 4 ಜನವರಿ 2025

ಕುವೆಂಪು ಅವರಿಗೆ ತಳವರ್ಗದವರ ಬಗ್ಗೆ ಅಪಾರ ಕಾಳಜಿ ಇತ್ತು

ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಭಿಮತ

ಮೈಸೂರು,ಜ.3(ಎಂಟಿವೈ)- ಕನ್ನಡ ಸಾಹಿತ್ಯ ಲೋಕದ ಮೇರು ವ್ಯಕ್ತಿತ್ವ ರಾಷ್ಟ್ರಕವಿ ಕುವೆಂಪು ಸಮಾಜದ ತಳವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇಟ್ಟುಕೊಂಡಿದ್ದರು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಸಾಕ್ಷಿ ಪ್ರತಿಷ್ಠಾನ ತುಮಕೂರು, ನ್ಯಾಷವಿಲ್ ಕನ್ನಡ ಕೂಟ ಅಮೆರಿಕ, ಈಳ್ಳೇವು ಪ್ರಕಾಶನ ಬೆಂಗಳೂರು ಸಹಯೋಗದಲ್ಲಿ ಆಯೋಜಿಸಿದ್ದ 'ಕನ್ನಡ ಸಾಹಿತ್ಯ ಶ್ರೀ ಸಾಮಾನ್ಯ ಚಿಂತನ' ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರು ಶ್ರೀಸಾಮಾನ್ಯನ ಚಿಂತನೆಯನ್ನು ತಮ್ಮ ಎಲ್ಲಾ ಸಾಹಿತ್ಯ ಕೃತಿಗಳಲ್ಲಿ ಅನಾವರಣಗೊಳಿಸಿದ್ದಾರೆ. ಪ್ರಾಚೀನ ಕನ್ನಡ ಸಾಹಿತ್ಯವನ್ನು ಚೆನ್ನಾಗಿ ತಿಳಿದುಕೊಂಡು ಜನಸಾಮಾನ್ಯರಿಗೆ ಸಾಹಿತ್ಯವನ್ನು ರಚಿಸಿದರು. ಶ್ರೀಸಾಮಾನ್ಯನ ಬಗೆಗೆ ಅಪಾರವಾದ ಕಾಳಜಿ ಇದ್ದ ಕಾರಣಕ್ಕೆ ಮಲೆಗಳಲ್ಲಿ ಮದುಮಗಳು ಮತ್ತು ಶೂದ್ರ ತಪಸ್ವಿ, ಜಲಗಾರದಂತಹ ಸಾಹಿತ್ಯ ಕೃತಿಗಳು ಬರಲು ಕಾರಣವಾಯಿತು. ಇದಕ್ಕೆ ಬಹುಮುಖ್ಯ ಕಾರಣ, ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆ ಗೊತ್ತಿದ್ದ ಕಾರಣಕ್ಕೆ ಇವರು ವಿಶ್ವಕವಿಯಾಗಲು ಕಾರಣವಾಯಿತು ಎಂದು ಹೇಳಿದರು.

ವಿಚಾರ ಸಂಕಿರಣದ ಅಂಗವಾಗಿ ಹೊರತಂದ 'ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನ' ಪುಸ್ತಕವನ್ನು ಕನ್ನಡ ಶಾಸ್ತ್ರೀಯ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎನ್.ಎಂ.ತಳವಾರ್ ಬಿಡುಗಡೆ ಮಾಡಿದರು. ನಾಡೋಜ ಪ್ರೊ.ಡೇಪಿ. ಕೃಷ್ಣ ಮತ್ತು ಪ್ರೊ.ಚಿತ್ತಯ್ಯ ಪೂಜಾರ್ ಅವರಿಗೆ ಈಳ್ಳೇವು ಪ್ರಕಾಶನ ಬೆಂಗಳೂರು ಇವರ ವತಿಯಿಂದ ಕನ್ನಡ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ.ಪ್ರಿಯಾಂಕ ಕೃತಿ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪ್ರೊ.ವೈ.ಎಸ್.ಸಿದ್ದೇಗೌಡ ಭಾಗವಹಿಸಿದ್ದರು. ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸೌಮ್ಯ ಈರಪ್ಪ ಅಧ್ಯಕ್ಷತೆ ವಹಿಸಿದರು. ವಿಚಾರ ಸಂಕಿರಣ ಸಂಚಾಲಕರಾದ ಡಾ.ಚಿತ್ರಲಿಂಗಯ್ಯ ಸ್ವಾಗತಿಸಿದರು. ಪ್ರೊ.ಸಿದ್ದಪ್ಪ ವಂದಿಸಿದರು, ಡಾ.ಸಿ.ಪಿ.ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.



ಮೈಸೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನ' ಪುಸ್ತಕವನ್ನು ಪ್ರೊ.ಎನ್.ಎಂ.ತಳವಾರ್ ಬಿಡುಗಡೆ ಮಾಡಿದರು.

ಕನ್ನಡಪ್ರಭ

Jan 04, 2025

ಕನ್ನಡ ಸಾಹಿತ್ಯ ಶ್ರೀ ಸಾಮಾನ್ಯನ ಪ್ರತೀಕ

ಶ್ರೀವೀರೇಶಾನಂದ ಸರಸ್ವತಿ ಸ್ವಾಮೀಜಿ । 'ಕನ್ನಡ ಸಾಹಿತ್ಯ: ಶ್ರೀ ಸಾಮಾನ್ಯ ಚಿಂತನೆ 'ಎಂಬ ಅಂತಾರಾಷ್ಟ್ರೀಯ ವಿಚಾರ ಸಂಕಿರಣ


• **ಕನ್ನಡಪ್ರಭ ವಾರ್ತೆ** ಮೈಸೂರು

ಕನ್ನಡಸಾಹಿತ್ಯ ಮಾನವೀಯ ಮೌಲ್ಯಗಳನ್ನು ಇಡೀ ಜಗತ್ತಿಗೆ ಪರಿಚಯಿಸಿದೆ. ಶ್ರಮ ಸಂಸ್ಕೃತಿಯ ವೈಶಿಷ್ಟ್ಯತೆ ಚಿಂತನೆ ಕುರಿತಂತೆ ಪ್ರಾಚೀನ ಕಾಲದಿಂದ ಈವರೆಗೂ ಸಾಹಿತಿಗಳು ವಿಶೇಷವಾಗಿ ನಿರೂಪಿಸಿದ್ದಾರೆ. ಕನ್ನಡ ಸಾಹಿತ್ಯ ಶ್ರೀ ಸಾಮಾನ್ಯನ ಪ್ರತೀಕ ಎಂದು ತುಮಕೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ತಿಳಿಸಿದರು.

ನಗರದ ಶೇಷಾದ್ರಿಪುರಂ ಪದವಿ ಕಾಲೇಜು, ಅಮೇರಿಕ ನ್ಯಾಶುವೇಲ್ ಕನ್ನಡ ಕೂಟ, ಸಾಕ್ಷಿ ಪ್ರತಿಷ್ಠಾನ ಮತ್ತು ಈಳ್ಳೇವು ಪ್ರಕಾಶನ ಸಹಯೋಗದಲ್ಲಿ ನಡೆದ 'ಕನ್ನಡ ಸಾಹಿತ್ಯ: ಶ್ರೀ ಸಾಮಾನ್ಯ ಚಿಂತನೆ 'ಎಂಬ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕನ್ನಡ ಮಾತೃಭಾಷೆಯಲ್ಲದ ಅನೇಕ ಮಹನೀಯರು ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆ ಸ್ಮರಣೀಯ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ವಿಚಾರ ಸಂಕಿರಣದ ಗೋಷ್ಠಿಗಳು ಪ್ರಮುಖವಾದ ಪಾತ್ರ ವಹಿಸುತ್ತವೆ. ಭಾಷೆಯ ಬಗೆಗೆ ಗಂಭೀರವಾದ ಚಿಂತನೆ ನಡೆಸಿದವರು ಮಾತ್ರ ಜನಮಾನಸದಲ್ಲಿ ಉಳಿಯುತ್ತಾರೆ. ಹಾಗಾಗಿ ಭಾಷೆಯ ವಿಷಯದಲ್ಲಿ ಅಧ್ಯಯನ ಬಹಳ ಮುಖ್ಯ ಎಂದರು.

ಮಾತೃಭೂಮಿ ಮತ್ತು ಮಾತೃಭಾಷೆಯನ್ನು ನಿರ್ಲಕ್ಷ್ಯ ಮಾಡಿದರೆ ನಾವು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಯಾವುದೇ ಭಾಷೆ ಮತ್ತೊಂದು ಭಾಷೆಗೆ ಪ್ರತಿಬಂಧಕ ಅಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಕೊಳ್ಳು ಕೊಡುಗೆಯೊಂದಿಗೆ ಭಾಷೆ ಜಾಗತಿಕ ಮಟ್ಟದಲ್ಲಿ ಪಸರಿಸಲು ಸಾಧ್ಯ ಎಂದರು.



ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾತನಾಡಿ, ಕುವೆಂಪು ವಿಶ್ವಕವಿಯಾಗಲು ಇಂಗ್ಲಿಷ್ ಕಾರಣ. ಕನ್ನಡ ಸಾಹಿತ್ಯದ ಮೇರು ರಾಷ್ಟ್ರಕವಿ ಕುವೆಂಪು ಅವರು ಪ್ರಾಚೀನ ಕನ್ನಡ ಸಾಹಿತ್ಯವನ್ನು ಚೆನ್ನಾಗಿ ತಿಳಿದುಕೊಂಡು ಜನಸಾಮಾನ್ಯ ಸಾಹಿತ್ಯವನ್ನು ರಚಿಸಿದರು. ಶ್ರೀಸಾಮಾನ್ಯನ ಬಗೆಗೆ ಅಪಾರವಾದ ಕಾಳಜಿ ಇದ್ದ ಕಾರಣಕ್ಕೆ ಮಲೆಗಳಲ್ಲಿ ಮದುಮಗಳು ಮತ್ತು ಶೂದ್ರ ತಪಸ್ವಿ ಜಲಗಾರದಂತಹ ಸಾಹಿತ್ಯ ಕೃತಿಗಳು ಬರಲು ಕಾರಣವಾಯಿತು ಎಂದರು.

ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆ ಗೊತ್ತಿದ್ದ ಕಾರಣಕ್ಕೆ ಅವರು ವಿಶ್ವಕವಿಯಾಗಲು ಸಾಧ್ಯವಾಯಿತು. ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವ. ಸಮಾಜದ ತಳವರ್ಗದದವರ ಬಗ್ಗೆ ಅಪಾರವಾದ ಕಾಳಜಿ ಇತ್ತು. ಇವರ ಶ್ರೀಸಾಮಾನ್ಯನ ಚಿಂತನೆಯನ್ನು ತಮ್ಮ ಎಲ್ಲಾ ಸಾಹಿತ್ಯ ಕೃತಿಗಳಲ್ಲಿ ಅನಾವರಣಗೊಳಿಸಿದ್ದಾರೆ. ಹಾಗಾಗಿ ನಮ್ಮ ಇಂದಿನ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಅವರು ಪ್ರಯೋಜನವನ್ನು ಪಡೆದುಕೊಳ್ಳಬೇಕು ಹಾಗೂ ಸಮೂಹ ಮಾಧ್ಯಮಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಅವಕು ಕಿವಿಮಾತು ಹೇಳಿದರು.

ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣ ಅಧ್ಯಕ್ಷತೆವಹಿಸಿ ಮಾತನಾಡಿ, ಕನ್ನಡ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸಲು ಕಾರಣರಾದ ಸಾಧಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಬೇಕು. ಕನ್ನಡ ಸಾಹಿತ್ಯ ಮನುಷ್ಯನಿಗೆ ಬದುಕುವ ಕಲೆಯನ್ನು ಕಲಿಸಿಕೊಟ್ಟಿದೆ. ಉನ್ನತ ಗ್ರಂಥಗಳ ಅಧ್ಯಯನದಿಂದ ಶ್ರೇಷ್ಠಮಟ್ಟದ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಯಾವುದೇ ಸಂಶಯವಿಲ್ಲ. ಯುವ ಪೀಳಿಗೆಯು ಕನ್ನಡ ಸಾಹಿತ್ಯದತ್ತ ಹೆಚ್ಚು ಗಮನವನ್ನು ಹರಿಸಬೇಕು ಎಂದರು.

ವಿಚಾರ ಸಂಕಿರಣದ ಅಂಗವಾಗಿ ಹೊರತಂದ ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನೆ ಪುಸ್ತಕವನ್ನು ಕನ್ನಡ ಶಾಸ್ತ್ರೀಯ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ಎಂ. ತಳವಾರ್ ಬಿಡುಗಡೆಗೊಳಿಸಿದರು.

ಸಾಕ್ಷಿ ಪ್ರತಿಷ್ಠಾನ ಮತ್ತು ಈಳ್ಳೇವು ಪ್ರಕಾಶನದ ವತಿಯಿಂದ ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರಿಗೆ ಶ್ರೇಷ್ಠ ಶಿಕ್ಷಣ ರತ್ನ ಪ್ರಶಸ್ತಿ, ಡಾ.ಡಿ.ಕೆ. ಚಿತ್ತಯ್ಯ ಪೂಜಾರ್ ಅವರಿಗೆ ಶ್ರೇಷ್ಠ ಸಾಹಿತ್ಯ ಮತ್ತು ಸಾಂಸ್ಕೃತಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ. ಪ್ರಿಯಾಂಕ ಕೃತಿ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞ ಪ್ರೊ.ವೈ.ಎಸ್. ಸಿದ್ದೇಗೌಡ, ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ. ಸೌಮ್ಯಾ ಈರಪ್ಪ ಇದ್ದರು. ಸಂಚಾಲಕ ಡಾ. ಚಿತ್ರಲಿಂಗಯ್ಯ ಪ್ರಾಸ್ತಾವಿಕನುಡಿಗಳನ್ನಾಡಿ, ಸ್ವಾಗತಿಸಿದರು. ಪ್ರೊ. ಸಿದ್ದಪ್ಪ ವಂದಿಸಿದರು. ಡಾ.ಸಿ.ಪಿ. ಲಾವಣ್ಯ ನಿರೂಪಿಸಿದರು.

ಪ್ರಜಾ ಪ್ರಗತಿ

Jan 04, 2025

'ಕನ್ನಡ ಸಾಹಿತ್ಯ: ಶ್ರೀ ಸಾಮಾನ್ಯ ಚಿಂತನೆ' ವಿಚಾರಸಂಕಿರಣದಲ್ಲಿ ಸ್ವಾಮೀಜಿ ಅಭಿಮತ

ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಕನ್ನಡ ಸಾಹಿತ್ಯ

• ಪ್ರಜಾಪ್ರಗತಿ.ಕಾಂ

ತುಮಕೂರು: ಕನ್ನಡ ಸಾಹಿತ್ಯ ಮಾನವೀಯ ಮೌಲ್ಯಗಳನ್ನು ಇಡೀ ಜಗತ್ತಿಗೆ ಪರಿಚಯಿಸಿದೆ. ಶ್ರಮ ಸಂಸ್ಕೃತಿಯ ವೈಶಿಷ್ಟತೆ ಚಿಂತನೆ ಕುರಿತಂತೆ ಪ್ರಾಚೀನ ಕಾಲದಿಂದಲೂ ಇಲ್ಲಿಯವರೆಗೂ ಸಾಹಿತಿಗಳು ವಿಶೇಷವಾಗಿ ನಿರೂಪಿಸಿದ್ದಾರೆ. ಕನ್ನಡ ಮಾತೃಭಾಷೆಯಲ್ಲದ ಅನೇಕ ಮಹನೀಯರು ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆ ಸ್ಮರಣೀಯವಾದದ್ದು ಎಂದು ತುಮಕೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ತಿಳಿಸಿದರು.



ನಗರದ ಶೇಷಾದ್ರಿಪುರಂ ಪದವಿ ಕಾಲೇಜು, ಅಮೇರಿಕ ನ್ಯಾಶುವೇಲ್ ಕನ್ನಡ ಕೂಟ, ಸಾಕ್ಷಿ ಪ್ರತಿಷ್ಠಾನ ಮತ್ತು ಈಳ್ಳೇವು ಪ್ರಕಾಶನ ಸಹಯೋಗದಲ್ಲಿ ನಡೆದ 'ಕನ್ನಡ ಸಾಹಿತ್ಯ: ಶ್ರೀ ಸಾಮಾನ್ಯ ಚಿಂತನೆ' ಎಂಬ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ವಿಚಾರ ಸಂಕಿರಣದ ಗೋಷ್ಠಿಗಳು ಪ್ರಮುಖವಾದ ಪಾತ್ರವನ್ನು ವಹಿಸುತ್ತವೆ. ಭಾಷೆಯ ಬಗೆಗೆ ಗಂಭೀರವಾದ ಚಿಂತನೆ ನಡೆಸಿದವರು ಮಾತ್ರ ಜನಮಾನಸದಲ್ಲಿ ಉಳಿಯುತ್ತಾರೆ. ಹಾಗಾಗಿ ಕನ್ನಡ ಸಾಹಿತ್ಯ ಶ್ರೀ ಸಾಮಾನ್ಯನ ಪ್ರತೀಕ ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎನ್.ಕೆ. ಲೋಕನಾಥ್ ಮಾತನಾಡಿ, ಕುವೆಂಪು ವಿಶ್ವಕವಿಯಾಗಲು ಇಂಗ್ಲಿಷ್ ಕಾರಣ. ಕನ್ನಡ ಸಾಹಿತ್ಯದ ಮೇರು ರಾಷ್ಟ್ರಕವಿ ಕುವೆಂಪು ಅವರು ಪ್ರಾಚೀನ ಕನ್ನಡ ಸಾಹಿತ್ಯವನ್ನು ಚೆನ್ನಾಗಿ ತಿಳಿದುಕೊಂಡು ಜನಸಾಮಾನ್ಯ ಸಾಹಿತ್ಯವನ್ನು ರಚಿಸಿದರು. ಶ್ರೀಸಾಮಾನ್ಯನ ಬಗೆಗೆ ಅಪಾರವಾದ ಕಾಳಜಿ ಇದ್ದ ಕಾರಣಕ್ಕೆ ಮಲೆಗಳಲ್ಲಿ ಮದುಮಗಳು ಮತ್ತು ಶೂದ್ರ ತಪಸ್ವಿ, ಜಲಗಾರದಂತಹ ಸಾಹಿತ್ಯ ಕೃತಿಗಳು ಬರಲು ಕಾರಣವಾಯಿತು. ಇದಕ್ಕೆ ಬಹುಮುಖ್ಯ ಕಾರಣ, ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆ ಗೊತ್ತಿದ್ದ ಕಾರಣಕ್ಕೆ ಇವರು ವಿಶ್ವಕವಿಯಾಗಲು ಕಾರಣವಾಯಿತು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಕನ್ನಡ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸಲು ಕಾರಣರಾದ ಸಾಧಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಬೇಕು. ಕನ್ನಡ ಸಾಹಿತ್ಯ ಮನುಷ್ಯನಿಗೆ ಬದುಕುವ ಕಲೆಯನ್ನು ಕಲಿಸಿಕೊಟ್ಟಿದೆ. ಉನ್ನತ ಗ್ರಂಥಗಳ ಅಧ್ಯಯನದಿಂದ ಶ್ರೇಷ್ಠ ಮಟ್ಟದ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಯಾವುದೇ ಸಂಶಯವಿಲ್ಲ. ಯುವ ಪೀಳಿಗೆಯು ಕನ್ನಡ ಸಾಹಿತ್ಯದತ್ತ ಹೆಚ್ಚು ಗಮನವನ್ನು ಹರಿಸಬೇಕು ಎಂದರು.

> ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವ. ಸಮಾಜದ ಕೆಳವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇತ್ತು. ಇವರ ಶ್ರೀಸಾಮಾನ್ಯನ ಚಿಂತನೆಯನ್ನು ತಮ್ಮ ಎಲ್ಲಾ ಸಾಹಿತ್ಯ ಕೃತಿಗಳಲ್ಲಿ ಅನಾವರಣ ಮಾಡಿದ್ದಾರೆ. ಹಾಗಾಗಿ ನಮ್ಮ ಇಂದಿನ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಅವರು ಪ್ರಯೋಜನವನ್ನು ಪಡೆದುಕೊಳ್ಳಬೇಕು. ಸಮೂಹ ಮಾಧ್ಯಮಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು.
>
> **| ಡಾ.ಎನ್.ಕೆ. ಲೋಕನಾಥ್, ಮೈಸೂರು ವಿವಿ ಕುಲಪತಿ**

ವಿಚಾರ ಸಂಕಿರಣದ ಅಂಗವಾಗಿ ಹೊರತಂದ 'ಕನ್ನಡ ಸಾಹಿತ್ಯ: ಶ್ರೀಸಾಮಾನ್ಯನ ಚಿಂತನೆ' ಎಂಬ ಪುಸ್ತಕವನ್ನು ಕನ್ನಡ ಶಾಸ್ತ್ರೀಯ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎನ್. ಎಂ. ತಳವಾರ್ ಅವರು ಬಿಡುಗಡೆ ಮಾಡಿದರು. ಸಾಕ್ಷಿ ಪ್ರತಿಷ್ಠಾನ ಮತ್ತು ಈಳ್ಳೇವು ಪ್ರಕಾಶನ ವತಿಯಿಂದ ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರಿಗೆ 'ಶ್ರೇಷ್ಠ ಶಿಕ್ಷಣ ರತ್ನ ಪ್ರಶಸ್ತಿ' ಡಾ. ಡಿ.ಕೆ. ಚಿತ್ತಯ್ಯ ಪೂಜಾರ್ ಅವರಿಗೆ 'ಶ್ರೇಷ್ಠ ಸಾಹಿತ್ಯ ಮತ್ತು ಸಾಂಸ್ಕೃತಿಕ ರತ್ನ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞರಾದ ಪ್ರೊ.ವೈ ಎಸ್ ಸಿದ್ದೇಗೌಡ, ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸೌಮ್ಯಾ ಈರಪ್ಪ ಕೆ. ಉಪಸ್ಥಿತರಿದ್ದರು. ಸಂಚಾಲಕರಾದ ಡಾ. ಚಿತ್ರಲಿಂಗಯ್ಯ, ಡಾ.ಪ್ರಿಯಾಂಕಾ ಇನ್ನಿತರರು ಇದ್ದರು.

ತುಮಕೂರು ವಾರ್ತೆ

04 Jan 2025

ಕನ್ನಡ ಸಾಹಿತ್ಯ ಶ್ರೀಸಾಮಾನ್ಯನ ಪ್ರತೀಕ: ಸ್ವಾಮೀಜಿ



ತುಮಕೂರು: ಕನ್ನಡ ಸಾಹಿತ್ಯ ಮಾನವೀಯ ಮೌಲ್ಯಗಳನ್ನು ಇಡೀ ಜಗತ್ತಿಗೆ ಪರಿಚಯಿಸಿದೆ, ಶ್ರಮ ಸಂಸ್ಕೃತಿಯ ವೈಶಿಷ್ಟ್ಯತೆ ಜೀವನ ಕುರಿತಂತೆ ಪ್ರಾಚೀನ ಕಾಲದಿಂದಲೂ ಇಲ್ಲಿಯವರೆಗೂ ಸಾಹಿತಿಗಳು ವಿಶೇಷವಾಗಿ ನಿರೂಪಿಸಿದ್ದಾರೆ, ಕನ್ನಡ ಮಾತೃ ಭಾಷೆಯಲ್ಲದ ಅನೇಕ ಮಹನೀಯರು ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆ ಸ್ಮರಣೀಯವಾದದ್ದು, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ವಿಚಾರ ಸಂಕಿರಣದ ಗೋಷ್ಠಿಗಳು ಪ್ರಮುಖ ಪಾತ್ರ ವಹಿಸುತ್ತವೆ, ಭಾಷೆಯ ಬಗ್ಗೆ ಗಂಭೀರ ಚಿಂತನೆ ನಡೆಸಿದವರು ಮಾತ್ರ ಜನಮಾನಸದಲ್ಲಿ ಉಳಿಯುತ್ತಾರೆ, ಹಾಗಾಗಿ ಕನ್ನಡ ಸಾಹಿತ್ಯ ಶ್ರೀಸಾಮಾನ್ಯನ ಪ್ರತೀಕ ಎಂದು ತುಮಕೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

ನಗರದ ಶೇಷಾದ್ರಿಪುರಂ ಪದವಿ ಕಾಲೇಜು, ಅಮೆರಿಕ ನ್ಯಾಶುವೆಲ್ ಕನ್ನಡ ಕೂಟ, ಸಾಕ್ಷಿ ಪ್ರತಿಷ್ಠಾನ ಮತ್ತು ಈಳ್ಳೇವು ಪ್ರಕಾಶನ ಸಹಯೋಗದಲ್ಲಿ ನಡೆದ ಕನ್ನಡ ಸಾಹಿತ್ಯ ಶ್ರೀ ಸಾಮಾನ್ಯ ಚಿಂತನೆ ಎಂಬ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿ, ಭಾಷೆಯ ವಿಷಯದಲ್ಲಿ ಅಧ್ಯಯನ ಬಹಳ ಮುಖ್ಯ, ಮಾತೃಭೂಮಿ ಮತ್ತು ಮಾತೃಭಾಷೆ ನಿರ್ಲಕ್ಷ್ಯ ಮಾಡಿದರೆ ನಾವು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ, ಯಾವುದೇ ಭಾಷೆ ಮತ್ತೊಂದು ಭಾಷೆಗೆ ಪ್ರತಿಬಂಧಕ ಅಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದು ಕೊಳ್ಳಬೇಕು; ಕೊಳು ಕೊಡುಗೆಯೊಂದಿಗೆ ಭಾಷೆ ಜಾಗತಿಕ ಮಟ್ಟದಲ್ಲಿ ಪಸರಿಸಲು ಸಾಧ್ಯ ಎಂದರು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಕೆ.ಲೋಕನಾಥ್ ಅವರು ಕುವೆಂಪು ವಿಶ್ವಕವಿಯಾಗಲು ಇಂಗ್ಲಿಷ್ ಕಾರಣ, ಕನ್ನಡ ಸಾಹಿತ್ಯದ ಮೇರು ರಾಷ್ಟ್ರಕವಿ ಕುವೆಂಪುರವರು ಪ್ರಾಚೀನ ಕನ್ನಡ ಸಾಹಿತ್ಯವನ್ನು ಚೆನ್ನಾಗಿ ತಿಳಿದುಕೊಂಡು ಜನಸಾಮಾನ್ಯ ಸಾಹಿತ್ಯ ರಚಿಸಿದರು, ಶ್ರೀಸಾಮಾನ್ಯನ ಬಗೆಗೆ ಅಪಾರವಾದ ಕಾಳಜಿ ಇದ್ದ ಕಾರಣಕ್ಕೆ ಮಲೆಗಳಲ್ಲಿ ಮದುಮಗಳು ಮತ್ತು ಶೂದ್ರ ತಪಸ್ವಿ ಜಲಗಾರದಂತಹ ಸಾಹಿತ್ಯ ಕೃತಿಗಳು ಬರಲು ಕಾರಣವಾಯಿತು, ಇದಕ್ಕೆ ಬಹುಮುಖ್ಯ ಕಾರಣ, ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆ ಗೊತ್ತಿದ್ದ ಕಾರಣಕ್ಕೆ ಇವರು ವಿಶ್ವಕವಿಯಾಗಲು ಕಾರಣವಾಯಿತು, ಕುವೆಂಪು ಅವರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವ, ಸಮಾಜದ ತಳವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇತ್ತು, ಅವರ ಶ್ರೀಸಾಮಾನ್ಯನ ಚಿಂತನೆಯನ್ನು ತಮ್ಮ ಎಲ್ಲಾ ಸಾಹಿತ್ಯ ಕೃತಿಗಳಲ್ಲಿ ಅನಾವರಣ ಮಾಡಿದ್ದಾರೆ; ಹಾಗಾಗಿ ನಮ್ಮ ಇಂದಿನ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಅವರು ಪ್ರಯೋಜನ ಪಡೆದುಕೊಳ್ಳಬೇಕು ಹಾಗೂ ಸಮೂಹ ಮಾಧ್ಯಮಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳನ್ನು ಒಳಗೊಂಡು ನಾವೆಲ್ಲರೂ ಹೆಚ್ಚು ಕನ್ನಡ ಪುಸ್ತಕ ಓದುವುದರಿಂದ ನಮ್ಮ ಕನ್ನಡ ಭಾಷೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ ಕನ್ನಡದ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ಹರಡಿಸಲು ಕಾರಣರಾದ ಸಾಧಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಬೇಕು, ಕನ್ನಡ ಸಾಹಿತ್ಯ ಮನುಷ್ಯನಿಗೆ ಬದುಕುವ ಕಲೆ ಕಲಿಸಿಕೊಟ್ಟಿದೆ, ಉನ್ನತ ಗ್ರಂಥಗಳ ಅಧ್ಯಯನದಿಂದ ಶ್ರೇಷ್ಠ ಮಟ್ಟದ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಯಾವುದೇ ಸಂಶಯವಿಲ್ಲ, ಯುವ ಪೀಳಿಗೆಯು ಕನ್ನಡ ಸಾಹಿತ್ಯದತ್ತ ಹೆಚ್ಚು ಗಮನ ಹರಿಸಬೇಕು ಎಂದರು.

ವಿಚಾರ ಸಂಕಿರಣದ ಅಂಗವಾಗಿ ಹೊರತಂದ ಕನ್ನಡ ಸಾಹಿತ್ಯ ಶ್ರೀಸಾಮಾನ್ಯನ ಚಿಂತನೆ ಎಂಬ ಪುಸ್ತಕವನ್ನು ಕನ್ನಡ ಶಾಸ್ತ್ರೀಯ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ಎಂ.ತಳವಾರ ಬಿಡುಗಡೆ ಮಾಡಿದರು, ಸಾಕ್ಷಿ ಪ್ರತಿಷ್ಠಾನ ಮತ್ತು ಈಳ್ಕೆವು ಪ್ರಕಾಶನ ವತಿಯಿಂದ ನಾಡೋಜ ಡಾ.ವೂಡೇ ಪಿ. ಕೃಷ್ಣ ಅವರಿಗೆ ಶ್ರೇಷ್ಠ ಶಿಕ್ಷಣ ರತ್ನ ಪ್ರಶಸ್ತಿ, ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಅವರಿಗೆ ಶ್ರೇಷ್ಠ ಸಾಹಿತ್ಯ ಮತ್ತು ಸಾಂಸ್ಕೃತಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ.ಕ್ರಿಯಾಕ ಕೃತಿ ಕುರಿತು ಮಾತನಾಡಿದರು, ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞ ಪ್ರೊ.ವೈ.ಎಸ್.ಸಿದ್ದೇಗೌಡ, ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸೌಮ್ಯಾ ಈರಪ್ಪ. ಕೆ, ಸಂಚಾಲಕ ಡಾ.ಚಿತ್ರಲಿಂಗಯ್ಯ, ಪ್ರೊ.ಸಿದ್ದಪ್ಪ, ಡಾ.ಸಿ.ಪಿ.ಲಾವಣ್ಯ ಇತರರು ಹಾಜರಿದ್ದರು.

ವಿಶ್ವ ವಾರಿಧಿ

Vishwa Vaaridhi
18 Dec 2024 - Page 5

ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು, ಸಂಸ್ಕಾರ ಅಗತ್ಯ: ವೂಡೆ ಪಿ.ಕೃಷ್ಣ

ವಿಶ್ವ ವಾರಿಧಿ । ಬ್ಯಾಟರಾಯನಪುರ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು, ನಮಸ್ಕಾರಕ್ಕೆ ಪ್ರತಿ ನಮಸ್ಕಾರ ಹೇಳುವ ಸಂಸ್ಕಾರ ಕೂಡ ಅಗತ್ಯ ಎಂದು ಶೇಷಾದ್ರಿಪುರ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೆ ಪಿ.ಕೃಷ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ಪಂದನ್ ದೀಪ್ ಫೌಂಡೇಶನ್‌ನ ನಾಲ್ಕನೆಯ ವಾರ್ಷಿಕೋತ್ಸವದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಸೊಣ್ಣಪ್ಪನಹಳ್ಳಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ ಮತ್ತು ವಿಕಲಚೇತನರಿಗೆ ವ್ಹೀಲ್ ಚೇರ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, 'ಬದುಕು ರೂಪಿಸಿಕೊಳ್ಳಲು ಶಿಕ್ಷಣ ಅಗತ್ಯ ಎಂಬುದು ಒಪ್ಪಿತವಾದ ಮಾತು ಆದರೆ ನೈತಿಕ ಮೌಲ್ಯಗಳು, ಸಂಸ್ಕಾರ, ಸೇವಾಮನೋಭಾವ ರೂಢಿಸಿಕೊಳ್ಳದ ಶುಷ್ಕ ಶಿಕ್ಷಣ ನಿರರ್ಥಕವಾಗುತ್ತದೆ, ಈ ದಿಸೆಯಲ್ಲಿ ಮಕ್ಕಳು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು ಮತ್ತು ಸಂಸ್ಕಾರವನ್ನು ಸಹ ಕಲಿಯಬೇಕು. ಸರ್ಕಾರಿ ಶಾಲಾ ಮಕ್ಕಳ ಹಿತಚಿಂತನೆಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಪಂದನ್ ದೀಪ್ ಫೌಂಡೇಶನ್ ಕೈಗೊಂಡಿರುವ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದರು.



ಕಾರ್ಯಕ್ರಮ ಉದ್ದೇಶಿಸಿ ಜ್ಞಾನಜ್ಯೋತಿ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ನಾಗರಾಜ್ ಬಾಬು ಮಾತನಾಡಿ 'ಸ್ಪಂದನ್ ದೀಪ್ ಫೌಂಡೇಶನ್ ನ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್ ಅವರ ಸೇವಾ ಮನೋಭಾವ ಸಮಾಜಕ್ಕೆ ಮಾದರಿ ಆಗುವಂತಹದ್ದು, ಸ್ವತಃ ತಮಗೆ ಕಣ್ಣಿಲ್ಲದಿದ್ದರೂ ಸಹ ಸಮಾಜಕ್ಕೆ ಕಣ್ಣಾಗಿ, ಬಡಮಕ್ಕಳು ಮತ್ತು ಅಸಹಾಯಕರಿಗೆ ಬೆಳಕು ನೀಡುತ್ತಿರುವ ಅವರ ಆದರ್ಶ ನಮಗೆ ಮಾದರಿಯಾಗಿದೆ. ಕಣ್ಣಿದ್ದೂ ಕುರುಡರಂತಿರುವ ಸಮಾಜದ ಅದೆಷ್ಟೋ ಮಂದಿಯ ಮಧ್ಯೆ ವಿಮಲ್ ಕುಮಾರ್ ಅವರು ಮೇರು ಶಿಖರದಂತೆ ನಿಲ್ಲುತ್ತಾರೆ. ಅವರ ಸೇವಾ ಕಾರ್ಯಗಳಿಗೆ ನಮ್ಮ ಬೆಂಬಲ ಮತ್ತು ಸಹಕಾರ ಸದಾ ಇರಲಿದೆ ಎಂದು ತಿಳಿಸಿದರು.

ಸ್ಪಂದನ್ ದೀಪ್ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್ ಮಾತನಾಡಿ 'ದಾನಿಗಳ ಸಹಕಾರ ಮತ್ತು ನೆರವಿನಿಂದಾಗಿ ಈ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಸ್ಪಂದನ್ ದೀಪ್ ಫೌಂಡೇಶನ್ ನ ಯಶಸ್ಸಿನ ಕೀರ್ತಿ ಸಹೃದಯಿ ದಾನಿಗಳು ಮತ್ತು ಸೇವಾಕರ್ತರಿಗೆ ಸಲ್ಲುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸೊಣ್ಣಪ್ಪನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸರ್ಕಾರಿ ಶಾಲೆಗಳ ಸುಮಾರು15 ಬಡಮಕ್ಕಳಿಗೆ ಉಚಿತ ಸೈಕಲ್, 10 ಮಂದಿಗೆ ವೀಲ್ ಚೇರ್, 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾ ಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ, 15 ಜನ ಅಂಗವಿಕಲರಿಗೆ ಬ್ಲಾಂಕೆಟ್ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಕಾವೇರಿ ಚಿತ್ರಮಂದಿರದ ಮಾಲೀಕ ಎಲ್.ರವೀಂದ್ರ, ಕೆ.ಎನ್.ಫೌಂಡೇಶನ್‌ನ ಅಧ್ಯಕ್ಷ ರಾಜ್ ಕೃಷ್ಣಮೂರ್ತಿ, ಬೆಟ್ಟಹಲಸೂರು ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು, ಮಾಜಿ ಅಧ್ಯಕ್ಷರಾದ ವಿ.ಎಂ.ನಾಗೇಶ್, ವಿ.ಎಸ್.ಅನಿಲ್ ಕುಮಾರ್, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಯ ಪ್ರಾಧ್ಯಾಪಕಿ ಡಾ.ಮಲ್ಲಿಕಾ ಕೆ.ಎಸ್., ವೈದ್ಯರಾದ ಡಾ.ಸತ್ಯನಾರಾಯಣ ಎಚ್.ಪಿ., ಹಸಿರೇ ಉಸಿರು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಬೆಟ್ಟಹಲಸೂರು ಶ್ರೀನಿವಾಸಮೂರ್ತಿ, ನಾಗರಾಜ ಎಜ್ಯುಕೇಷನಲ್ ಟ್ರಸ್ಟ್ ನ ಕಾರ್ಯದರ್ಶಿ ಮುನಿಯಪ್ಪ, ಸೊಣ್ಣಪ್ಪನಹಳ್ಳಿ ಸರ್ಕಾರಿ ಮುಖ್ಯೋಪಾಧ್ಯಾಯರಾದ ವೆಂಕಟೇಗೌಡ ಸೇರಿದಂತೆ ಇನ್ನಿತರರಿದ್ದರು.

ಕನ್ನಡಪ್ರಭ

ಮಕ್ಕಳಿಗೆ ನಮಸ್ಕಾರದ ಸಂಸ್ಕಾರ ಕಲಿಸಿ: ಕೃಷ್ಣ

ಸ್ಪಂದನ್ ದೀಪ್ ಫೌಂಡೇಶನ್‌ನಿಂದ ಬಡ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ

• **ಕನ್ನಡಪ್ರಭ ವಾರ್ತೆ** ಬ್ಯಾಟರಾಯನಪುರ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು, ನಮಸ್ಕಾರಕ್ಕೆ ಪ್ರತಿ ನಮಸ್ಕಾರ ಹೇಳುವ ಸಂಸ್ಕಾರ ಕೂಡ ಅಗತ್ಯ ಎಂದು ಶೇಷಾದ್ರಿಪುರ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೆ ಪಿ.ಕೃಷ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕ್ಷೇತ್ರದ ಸೊಣ್ಣಪ್ಪನಹಳ್ಳಿಯಲ್ಲಿ ಸ್ಪಂದನ್ ದೀಪ್ ಫೌಂಡೇಶನ್‌ನ 4ನೇ ವಾರ್ಷಿಕೋತ್ಸವದ ಪ್ರಯುಕ್ತ ಭಾನುವಾರ ಏರ್ಪಡಿಸಿದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ಮತ್ತು ವಿಕಲಚೇತನರಿಗೆ ವ್ಹೀಲ್ ಚೇರ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಬದುಕು ರೂಪಿಸಿಕೊಳ್ಳಲು ಶಿಕ್ಷಣ ಅಗತ್ಯ ಎಂಬುದು ಒಪ್ಪಿತವಾದ ಮಾತು. ಆದರೆ ನೈತಿಕ ಮೌಲ್ಯಗಳು, ಸಂಸ್ಕಾರ, ಸೇವಾ ಮನೋಭಾವ ರೂಢಿಸಿಕೊಳ್ಳದ ಶುಷ್ಕ ಶಿಕ್ಷಣ ನಿರರ್ಥಕವಾಗುತ್ತದೆ. ಈ ದಿಸೆಯಲ್ಲಿ ಮಕ್ಕಳು ಶಿಕ್ಷಣದ ಜೊತೆಗೆ ನೈತಿಕ. ಮೌಲ್ಯಗಳು ಮತ್ತು ಸಂಸ್ಕಾರವನ್ನು ಸಹ ಕಲಿಯಬೇಕು. ಸರ್ಕಾರಿ ಶಾಲಾ ಮಕ್ಕಳ ಹಿತಚಿಂತನೆಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಪಂದನ್ ದೀಪ್ ಫೌಂಡೇಶನ್ ಕೈಗೊಂಡಿರುವ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದರು.

ಜ್ಞಾನಜ್ಯೋತಿ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಜಿ.ನಾಗರಾಜ್ ಬಾಬು ಮಾತನಾಡಿ, ಸ್ಪಂದನ್ ದೀಪ್ ಫೌಂಡೇಶನ್ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್‌ಅವರ ಸೇವಾ ಮನೋಭಾವ ಸಮಾಜಕ್ಕೆ ಮಾದರಿ ಆಗುವಂತಹದ್ದು, ಸ್ವತಃ ತಮಗೆ ಕಣ್ಣಿಲ್ಲದಿದ್ದರೂ ಸಹ ಸಮಾಜಕ್ಕೆ ಕಣ್ಣಾಗಿ, ಬಡಮಕ್ಕಳು ಮತ್ತು ಅಸಹಾಯಕರಿಗೆ ಬೆಳಕು ನೀಡುತ್ತಿರುವ ಅವರ ಸೇವಾ ಕಾರ್ಯ ನಮಗೆ ಮಾದರಿಯಾಗಿದೆ ಎಂದರು.



ಸೊಣ್ಣಪ್ಪನಹಳ್ಳಿಯಲ್ಲಿ ಸ್ಪಂದನ್ ದೀಪ್ ಫೌಂಡೇಶನ್ ವತಿಯಿಂದ ಅಂಗವಿಕಲರಿಗೆ ವ್ಹೀಲ್ ಚೇರ್ ವಿತರಿಸಲಾಯಿತು.

ಸ್ಪಂದನ್ ದೀಪ್ ಫೌಂಡೇಶನ್ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್‌ಮಾತನಾಡಿ, ದಾನಿಗಳ ಸಹಕಾರ ಮತ್ತು ನೆರವಿನಿಂದಾಗಿ ಈ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಸ್ಪಂದನ್ ದೀಪ್ ಫೌಂಡೇಶನ್‌ನ ಯಶಸ್ಸಿನ ಕೀರ್ತಿ ಸಹೃದಯಿ ದಾನಿಗಳು ಮತ್ತು ಸೇವಾಕರ್ತರಿಗೆ ಸಲ್ಲುತ್ತದೆ ಎಂದರು. ಈ ವೇಳೆ ಕಾವೇರಿ ಚಿತ್ರಮಂದಿರದ ಮಾಲೀಕ ಎಲ್.ರವೀಂದ್ರ, ಕೆ.ಎನ್.ಫೌಂಡೇಶನ್ ಅಧ್ಯಕ್ಷ ರಾಜ್ ಕೃಷ್ಣಮೂರ್ತಿ, ಬೆಟ್ಟಹಲಸೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು, ಮಾಜಿ ಅಧ್ಯಕ್ಷರಾದ ಬಿ.ಎಂ.ನಾಗೇಶ್, ಜಿ.ಎಸ್.ಅನಿಲ್ ಕುಮಾರ್, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕಿ ಡಾ.ಕೆ.ಎಸ್.ಮಲ್ಲಿಕಾ, ವೈದ್ಯ ಡಾ.ಎಚ್.ಜಿ.ಸತ್ಯನಾರಾಯಣ, ಹಸಿರೇ ಉಸಿರು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಬೆಟ್ಟಹಲಸೂರು ಶ್ರೀನಿವಾಸಮೂರ್ತಿ, ನಾಗರಾಜ ಎಜ್ಯುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಮುನಿಯಪ್ಪ, ಸೊಣ್ಣಪ್ಪನಹಳ್ಳಿ ಸರ್ಕಾರಿ ಮುಖ್ಯೋಪಾಧ್ಯಾಯ ವೆಂಕಟೇಗೌಡ ಇದ್ದರು.

ಪ್ರತಿಭಾ ಪುರಸ್ಕಾರ

ಸೊಣ್ಣಪ್ಪನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸರ್ಕಾರಿ ಶಾಲೆಗಳ ಸುಮಾರು15 ಬಡ ಮಕ್ಕಳಿಗೆ ಉಚಿತ ಬೈಸಿಕಲ್, 10 ಮಂದಿಗೆ ವೀಲ್ ಚೇರ್, 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾ ಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಸಮಯ ಮಿತ್ರ

Samaya Mithra Kannada Daily

17/12/2024

ಸ್ಪಂದನ್‌ದೀಪ್ ಫೌಂಡೇಶನ್ ವತಿಯಿಂದ ವಿವಿಧ ಸಲಕರಣೆಗಳ ವಿತರಣೆ :





ಬ್ಯಾಟರಾಯನಪುರ : ಸ್ಪಂದನ್‌ದೀಪ್ ಫೌಂಡೇಶನ್‌ನ ನಾಲ್ಕನೆಯ ವಾರ್ಷಿಕೋತ್ಸವದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಸೊಣ್ಣಪ್ಪನಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸೊಣ್ಣಪ್ಪನಹಳ್ಳಿ ಮತ್ತು ಸುತ್ತಮುತ್ತಲಿನ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಬೈಸಿಕಲ್, ವಿಕಲಚೇತನರಿಗೆ ವ್ಹೀಲ್ ಚೇರ್, ಅಂಗವಿಕಲರಿಗೆ ಬ್ಲಾಂಕೆಟ್, ಎಸ್‌ಎಸ್ ಎಲ್‌ಸಿ ಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಸೇರಿದಂತೆ ವಿವಿಧ ಸಲಕರಣೆಗಳನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಶೇಷಾದ್ರಿಪುರ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೆ ಪಿ.ಕೃಷ್ಣ, ಯಲಹಂಕದ ಜ್ಞಾನಜ್ಯೋತಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ನಾಗರಾಜ್‌ಬಾಬು, ಸ್ಪಂದನ್‌ದೀಪ್ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್‌ಕುಮಾರ್, ನಗರದ ಕಾವೇರಿ ಚಿತ್ರಮಂದಿರದ ಮಾಲೀಕ ಎಲ್.ರವೀಂದ್ರ, ಕೆ.ಎನ್.ಫೌಂಡೇಶನ್‌ನ ಅಧ್ಯಕ್ಷ ರಾಜ್ ಕೃಷ್ಣಮೂರ್ತಿ, ಬೆಟ್ಟಹಲಸೂರು ಗ್ರಾ.ಪಂ ವ್ಯಕ್ತಿ ಹೇಮಾವತಿ ನಾಗರಾಜ್ ಬಾಬು, ಮಾಜಿ ಅಧ್ಯಕ್ಷರಾದ ಬಿ.ಎಂ.ನಾಗೇಶ್, ಬಿ.ಎಸ್. ಅನಿಲ್‌ಕುಮಾರ್, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಗಣಿತಶಾಸ್ತ್ರ ಪ್ರಾಧ್ಯಾಪಕಿ ಡಾ.ಮಲ್ಲಿಕಾ, ವೈದ್ಯರಾದ ಡಾ.ಸತ್ಯನಾರಾಯಣ ಹೆಚ್.ಬಿ., ಹಸಿರು ಉಸಿರು ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಬೆಟ್ಟಹಲಸೂರು ಶ್ರೀನಿವಾಸಮೂರ್ತಿ, ನಾಗರಾಜ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಮುನಿಯಪ್ಪ, ಐಟಿಸಿ ಸಿಎಸ್‌ಆರ್ ಲೀಡ್ ಎನ್.ಎಂ.ವಿಜಯಸಿಂಗ್, ಸೊಣ್ಣಪ್ಪನಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಗೌಡ ಸೇರಿದಂತೆ ಇನ್ನಿತರರಿದ್ದರು.

ಉದಯಕಾಲ

ಸ್ಪಂದನ್ ದೀಪ್ ಫೌಂಡೇಶನ್‌ನಿಂದ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ, ಸಂಸ್ಕಾರ ಅಗತ್ಯ: ನಾಡೋಜ ವೂಡೆ ಪಿ.ಕೃಷ್ಣ

ಉದಯಕಾಲ ನ್ಯೂಸ್ ಬ್ಯಾಟರಾಯನಪುರ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ, ಸಂಸ್ಕಾರ ಕೂಡ ಅಗತ್ಯ ಎಂದು ಕೇಸಾಪುರ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೆ ಪಿ.ಕೃಷ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ಪಂದನ ದೀಪ್ ಫೌಂಡೇಶನ್‌ನ ನಾಲ್ಕನೆ ವಾರ್ಷಿಕೋತ್ಸವ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಸೊಣ್ಣಪ್ಪನಹಳ್ಳಿಯಲ್ಲಿ ಏರ್ಪಡಿಸಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಮತ್ತು ವಿಕಲಚೇತನರಿಗೆ ವ್ಹೀಲ್ ಚೇರ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕು ರೂಪಿಸಿಕೊಳ್ಳಲು ಶಿಕ್ಷಣ ಅಗತ್ಯ ಎಂಬುದು ಒಪ್ಪಿತವಾದ ಮಾತು. ಆದರೆ ನೈತಿಕ ಮೌಲ್ಯ, ಸಂಸ್ಕಾರ, ಸೇವಾಮನೋಭಾವ ರೂಢಿಸಿಕೊಳ್ಳದ ಶುಷ್ಕ ಶಿಕ್ಷಣ ನಿರರ್ಥಕವಾಗುತ್ತದೆ. ಈ ವಿಷಯದಲ್ಲಿ ಮಕ್ಕಳು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು



ಮತ್ತು ಸಂಸ್ಕಾರವನ್ನೂ ಕಲಿಯಬೇಕು. ಸರ್ಕಾರಿ ಶಾಲಾ ಮಕ್ಕಳ ಹಿತಚಿಂತನೆಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಪಂದನ್ ದೀಪ್ ಫೌಂಡೇಶನ್ ಕೈಗೊಂಡಿರುವ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದರು.

ಜ್ಞಾನಜ್ಯೋತಿ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ನಾಗರಾಜ್ ಬಾಬು ಮಾತನಾಡಿ, ಸ್ಪಂದನ್ ದೀಪ್ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್ ಅವರ ಸೇವಾ ಮನೋಭಾವ ಸಮಾಜಕ್ಕೆ ಮಾದರಿ ಆಗುವಂತಹದ್ದು, ಸ್ವತಃ ತಮಗೆ ಕಣ್ಣಿಲ್ಲದಿದ್ದರೂ ಸಹ ಸಮಾಜಕ್ಕೆ ಕಣ್ಣಾಗಿ, ಬಡಮಕ್ಕಳು ಮತ್ತು ಅಸಹಾಯಕರಿಗೆ ಬೆಳಕು ನೀಡುತ್ತಿರುವ ಅವರ ಆದರ್ಶ ನಮಗೆ ಮಾದರಿಯಾಗಿದೆ. ಕಣ್ಣಿದ್ದೂ ಕುರುಡರಂತಿರುವ ಸಮಾಜದ ಅದೆಷ್ಟೋ ಮಂದಿಯ ಮಧ್ಯೆ ವಿಮಲ್ ಕುಮಾರ್ ಅವರು ಮೇರು ಶಿಖರದಂತೆ ನಿಲ್ಲುತ್ತಾರೆ. ಅವರ ಸೇವಾ ಕಾರ್ಯಗಳಿಗೆ ನಮ್ಮ ಬೆಂಬಲ ಮತ್ತು ಸಹಕಾರ ಸದಾ ಇರಲಿದೆ ಎಂದು ತಿಳಿಸಿದರು.

ಸ್ಪಂದನ್ ದೀಪ್ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್ ಮಾತನಾಡಿ, ದಾನಿಗಳ ಸಹಕಾರ ಮತ್ತು ನೆರವಿನಿಂದಾಗಿ ಈ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಸ್ಪಂದನ್ ದೀಪ್ ಫೌಂಡೇಶನ್‌ನ ಯಶಸ್ಸಿನ ಕೀರ್ತಿ ಸಹೃದಯಿ ದಾನಿಗಳು ಮತ್ತು ಸೇವಾಕರ್ತರಿಗೆ ಸಲ್ಲುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸೊಣ್ಣಪ್ಪನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸರ್ಕಾರಿ ಶಾಲೆಗಳ ಸುಮಾರು 15 ಬಡಮಕ್ಕಳಿಗೆ ಉಚಿತ ಬೈಸಿಕಲ್, 10 ಮಂದಿಗೆ ವೀಲ್ ಚೇರ್, 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾ ಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ, 15 ಜನ ಅಂಗವಿಕಲರಿಗೆ ಬ್ಲಾಂಕೆಟ್ ವಿತರಿಸಲಾಯಿತು.

ಕಾವೇರಿ ಚಿತ್ರಮಂದಿರದ ಮಾಲೀಕ ಎಲ್.ರವೀಂದ್ರ, ಕೆ.ಎನ್.ಫೌಂಡೇಶನ್‌ನ ಅಧ್ಯಕ್ಷ ರಾಜ್ ಕೃಷ್ಣಮೂರ್ತಿ, ಬೆಟ್ಟಹಲಸೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು, ಮಾಜಿ ಅಧ್ಯಕ್ಷರಾದ ಬಿ.ಎಂ.ನಾಗೇಶ್, ಬಿ.ಎಸ್.ಅನಿಲ್ ಕುಮಾರ್, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕಿ ಡಾ.ಮಲ್ಲಿಕಾ ಕೆ.ಎಸ್., ವೈದ್ಯರಾದ ಡಾ.ಸತ್ಯನಾರಾಯಣ ಎಚ್.ಬಿ., ಹಸಿರೇ ಉಸಿರು ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಬೆಟ್ಟಹಲಸೂರು ಶ್ರೀನಿವಾಸಮೂರ್ತಿ, ನಾಗರಾಜ ಎಜ್ಯುಕೇಷನಲ್ ಟ್ರಸ್ಟ್‌ನ ಕಾರ್ಯದರ್ಶಿ ಮುನಿಯಪ್ಪ, ಸೊಣ್ಣಪ್ಪನಹಳ್ಳಿ ಸರ್ಕಾರಿ ಮುಖ್ಯೋಪಾಧ್ಯಾಯ ವೆಂಕಟೇಗೌಡ ಇನ್ನಿತರರಿದ್ದರು.

Bengaluru Edition
Dec 17, 2024 Page No. 2
Powered by: erelego.com

ನಿಸರ್ಗ ಸಾರಥ್ಯ...
ಡೈಲಿ ನ್ಯೂಸ್

ಶಿಕ್ಷಣದೊಂದಿಗೆ ನೈತಿಕ ಮೌಲ್ಯ ಅಗತ್ಯ

• ದಿ ಡೈಲಿ ನ್ಯೂಸ್ ಬ್ಯಾಟರಾಯನಪುರ



ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು, ನಮಸ್ಕಾರಕ್ಕೆ ಪ್ರತಿ ನಮಸ್ಕಾರ ಹೇಳುವ ಸಂಸ್ಕಾರ ಕೂಡ ಅಗತ್ಯ ಎಂದು ಶೇಷಾದ್ರಿಪುರ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ವೂಡೆ ಪಿ.ಕೃಷ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ಪಂದನ್ ದೀಪ್ ಫೌಂಡೇಶನ್‌ನ ನಾಲ್ಕನೆಯ ವಾರ್ಷಿಕೋತ್ಸವದ ಪ್ರಯುಕ್ತ ಕ್ಷೇತ್ರದ ಸೊಣ್ಣಪ್ಪನಹಳ್ಳಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಮತ್ತು ವಿಕಲಚೇತನರಿಗೆ ವ್ಹೀಲ್ ಚೇರ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜ್ಞಾನಜ್ಯೋತಿ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ನಾಗರಾಜ್ ಬಾಬು ಮಾತನಾಡಿ 'ಸ್ಪಂದನ್ ದೀಪ್ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್ ಅವರ ಸೇವಾ ಮನೋಭಾವ ಮಾದರಿ ಆಗುವಂತಹದ್ದು, ಸ್ವತಃ ತಮಗೆ ಕಣ್ಣಿಲ್ಲದಿದ್ದರೂ ಸಮಾಜಕ್ಕೆ ಕಣ್ಣಾಗಿ, ಬಡಮಕ್ಕಳು ಮತ್ತು ಅಸಹಾಯಕರಿಗೆ ನೆರವು ನೀಡುತ್ತಿರುವ ಅವರ ಆದರ್ಶ ನಮಗೆ ಮಾದರಿಯಾಗಿದೆ ಎಂದರು. ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಎಂ.ವಿಮಲ್ ಕುಮಾರ್ ಮಾತನಾಡಿ 'ದಾನಿಗಳ ಸಹಕಾರ ಮತ್ತು ನೆರವಿನಿಂದಾಗಿ ಈ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ ಎಂದರು. ಸರ್ಕಾರಿ ಶಾಲೆಯ ಸುಮಾರು15 ಬಡಮಕ್ಕಳಿಗೆ ಉಚಿತ ಬೈಸಿಕಲ್, 10 ಮಂದಿಗೆ ವೀಲ್ ಚೇರ್, 30ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ. ವಿಜೇತರಿಗೆ ಬಹುಮಾನ, 15 ಜನ ಅಂಗವಿಕಲರಿಗೆ ಬ್ಲಾಂಕೆಟ್ ವಿತರಿಸಲಾಯಿತು. ಕಾವೇರಿ ಚಿತ್ರಮಂದಿರದ ಮಾಲೀಕ ಎಲ್.ರವೀಂದ್ರ, ರಾಜ್ ಕೃಷ್ಣಮೂರ್ತಿ, ಹೇಮಾವತಿ ನಾಗರಾಜ್ ಬಾಬು, ಬಿ.ಎಂ.ನಾಗೇಶ್, ಬಿ.ಎಸ್.ಅನಿಲ್ ಕುಮಾರ್, ಡಾ.ಮಲ್ಲಿಕಾ ಕೆ.ಎಸ್., ಡಾ.ಸತ್ಯನಾರಾಯಣ ಎಚ್.ಬಿ., ಬೆಟ್ಟಹಲಸೂರು ಶ್ರೀನಿವಾಸಮೂರ್ತಿ, ಮುನಿಯಪ್ಪ, ವೆಂಕಟೇಗೌಡ ಇನ್ನಿತರರಿದ್ದರು.

> ಬದುಕು ರೂಪಿಸಿಕೊಳ್ಳಲು ಶಿಕ್ಷಣ ಅಗತ್ಯವಾದರೂ ನೈತಿಕ ಮೌಲ್ಯ, ಸಂಸ್ಕಾರ, ಸೇವಾಮನೋಭಾವ ರೂಢಿಸಿಕೊಳ್ಳದ ಶುಷ್ಕ ಶಿಕ್ಷಣ ನಿರರ್ಥಕ. ಸ್ಪಂದನ್ ದೀಪ್ ಫೌಂಡೇಶನ್ ಕೈಗೊಂಡಿರುವ ಸೇವಾ ಕಾರ್ಯ ಶ್ಲಾಘನೀಯ.
>
> -ವೂಡೆ ಪಿ.ಕೃಷ್ಣ, ಶೇಷಾದ್ರಿಪುರ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ

ಬೆಂಗಳೂರು ಆವೃತ್ತಿ
ಡಿಸೆಂಬರ್ 17, 2024 ಪುಟ ಸಂಖ್ಯೆ 4
ನಡೆಸಲ್ಪಡುತ್ತಿದೆ: erelego.com

ಕನ್ನಡಪ್ರಭ
Jan 27, 2025



ಶೇಷಾದ್ರಿಪುರಂ ಸಮೂಹ ಶಿಕ್ಷಣ ಸಂಸ್ಥೆಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ। ಸಿ.ಸೋಮಶೇಖರ್ ಅವರಿಗೆ ಸನ್ಮಾನ.